





ಮುಖ್ಯ ಸೌಹಾದರ್ಶ ಕ್ರೆಡಿಟ್ ಕೋ- ಆಪರೇಟರ್ ಸೋಸೈಟಿ ಲಿ.,

ನಂ.687, ಕೋಟಕ್ ಮಹಿಳಾಂದ್ರ ಬ್ಯಾಂಕ್ ಬಿಲ್ಲಿಂಗ್, 2ನೇ ಮಹಡಿ,
3ನೇ 'ಎ' ಕ್ರೂಸ್, ಅಮೋಸಿಟ್ ಶೇಷಾದ್ವಿತೀಯರಂ ಕಾಲೇಜ್,
ಎಂಬಜಿ ಸೆಕ್ಟರ್ 'ಎ', ಯಲಹಂಕ ಸ್ಯಾಟಲೈಟ್ ಟೋನ್,
ಬೆಂಗಳೂರು-560 064

ಉಪ ನಿಯಮಗಳು





ಸುತ್ತಿಮೂ ಸೌರಾದರ್ಶ ಕ್ರೆಡಿಟ್ ಹೋ-ಆಪರೇಟರ್ ಸೋಸೈಟಿ ಲಿ.

ಸುತ್ತಿಮೂ ಸೌರಾದರ್ಶ ಕ್ರೆಡಿಟ್ ಹೋ-ಆಪರೇಟರ್ ಸೋಸೈಟಿ ಲಿ.,
ನಂ.687, ಹೋಟಕ್ ಮಹಿಂದ್ರ ಬ್ಯಾಂಕ್ ಬಿಲ್ಡಿಂಗ್, 2ನೇ ಮಹಡಿ, 3ನೇ 'ಎ' ಕ್ರೊಸ್,
ಅಮೋಸಿಟ್ ರೋಡ್ ಮುರಂ ಕಾಲೇಜ್, ಎಂಬಿಸೆ ಸ್ಕೆರ್ ಏ; ಯಲಹಂಕ ಸ್ಟ್ರೀಟ್ ಟೋನ್,
ಬೆಂಗಳೂರು-560 064

ಸೌರಾದರ್ಶ ಸಹಕಾರಿಯ ಉಪವಿಧಿಗಳು

ಅಧ್ಯಾಯ-1

ದ್ವಾರು, ವಿಳಾಸ ಕಾರ್ಯಕ್ಷೇತ್ರ

1. ಸಹಕಾರಿಯ ದ್ವಾರು:

ಸುತ್ತಿಮೂ ಸೌರಾದರ್ಶ ಕ್ರೆಡಿಟ್ ಹೋ-ಆಪರೇಟರ್ ಸೋಸೈಟಿ ಲಿ., ಎಂದು ಇರತಕ್ಕದ್ದು.

2. ನೋಂದಾಯಿತ ಕಭೇರಿ:

ಎ) ಸಹಕಾರಿಯ ನೋಂದಾಯಿತ ಕಭೇರಿಯ ವಿಳಾಸವು: ನಂ.687, ಹೋಟಕ್ ಮಹಿಂದ್ರ ಬ್ಯಾಂಕ್
ಬಿಲ್ಡಿಂಗ್, 2ನೇ ಮಹಡಿ, 3ನೇ 'ಎ' ಕ್ರೊಸ್, ಅಮೋಸಿಟ್ ರೋಡ್ ಮುರಂ ಕಾಲೇಜ್,
ಎಂ.ಬಿ.ಎಸ್ ಸ್ಕೆರ್ ಏ; ಯಲಹಂಕ ಸ್ಟ್ರೀಟ್ ಟೋನ್, ಬೆಂಗಳೂರು-560 064 ಎಂದು
ಇರತಕ್ಕದ್ದು.

ಬಿ)ನೋಂದಾಯಿತ ಕಭೇರಿಯನ್ನು ಅನಿವಾರ್ಯ ಸಂದರ್ಭದಲ್ಲಿ ನೋಂದಾಯಿತ ಕಭೇರಿಯು ಪ್ರಸ್ತುತ
ಇರುವ ಸ್ಥಳಕ್ಕೆ ಸಾಧ್ಯವಾದಪ್ಪು ಸಮೀಪದಲ್ಲಿಯೇ ಇರುವ ಬೇರೊಂದು ಕಟ್ಟಡಕ್ಕೆ ಸ್ಥಳಾಂತರಿಸುವುದಿದ್ದಲ್ಲ. ಸಾಮಾನ್ಯ ಸಭೆಯ ಫಟನೋತ್ತರ ಅನುಮತಿಗೆ ಒಳಪಟ್ಟು, ಮಂಡಳಿಯು ನಿರ್ಣಯಿಸಿ, ಸ್ಥಳಾಂತರ
ಮಾಡಬಹುದು. ಪರಂತು, ನೋಂದಾಯಿತ ಕಭೇರಿಯನ್ನು ಕಾರ್ಯವ್ಯಾಪ್ತಿಯಲ್ಲಿರುವ ಅನ್ಯಸ್ಥಳಕ್ಕೆ
ಉಪವಿಧಿ ತಿದ್ದುಪಡಿಯ ನಂತರ ಮಾತ್ರ ಸ್ಥಳಾಂತರಿಸಬಹುದು. ನೋಂದಣಿ ತರುವಾಯ ಉಪ
ವಿಧಿಗಳ ಒಂದು ಪ್ರತಿ ಹಾಗೂ ಪ್ರವರ್ತಕರ ವಿವರಗಳನ್ನು ಸಹ ನೋಂದಣಿ ದಿನಾಂಕದಿಂದ 60
ದಿನಗಳ ಅವಧಿಯೊಳಗಾಗಿ ಸಮಾಪನಾಧಿಕಾರಿಗೆ ಕಳುಹಿಸತಕ್ಕದ್ದು.

ಸಿ)ಮೇಲಿನ ಎರಡೂ ಸಂದರ್ಭಗಳಲ್ಲಿ, ಕಭೇರಿಯನ್ನು ಸ್ಥಳಾಂತರಿಸಿದ ಹದಿನ್ಯೇದು ದಿನಗಳೊಳಗೆ
ಸದಸ್ಯರಿಗೆ, ಸಂಯುಕ್ತ ಸಹಕಾರಿಗೆ, ಸಂಬಂಧಿಸಿದ ರಿಜಿಸ್ಟ್ರಾರನಿಗೆ, ಲೆಕ್ಕಪರಿಶೋಧನಾ ನಿರ್ದೇಶಕರಿಗೆ,
ಸಹಕಾರಿಯು ಸಂಯೋಜಿತವಾಗಿರುವ ಇನ್ನೊಂದು ಸಹಕಾರಿಗೆ ಮತ್ತು ಸಾಲ ನೀಡಿಕೆ ಏಜೆನ್ಸಿಗೆ
ಲಿಖಿತವಾಗಿ ತಿಳಿಸತಕ್ಕದ್ದು. ಮತ್ತು ಸಹಕಾರಿಯ ಸೂಚನಾ ಘಲಕದಲ್ಲಿಯೂ ಪ್ರಕಟಿಸತಕ್ಕದ್ದು.

3. ಸಹಕಾರಿಯ ಕಾರ್ಯಕ್ಷೇತ್ರ:

ಸಹಕಾರಿಯ ಕಾರ್ಯಕ್ಷೇತ್ರವು ಕನಾರಟಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸೀಮಿತವಾಗಿರತಕ್ಕದ್ದು.

ಸುತ್ತಿಮ್ ಸೌಹಾದರ್ ಕ್ರೆಡಿಟ್ ಕೋ-ಆಪರೇಟಿವ್ ಸೋಸೈಟಿ ಲೀ.

ಅಧ್ಯಾಯ-2 ಪದಗಳ ಅಥವಾ ವಿವರಗಳು

4. ಪದಗಳ ಅಥವಾ ವಿವರಗಳು:

ಪದಗಳು ಮತ್ತು ಪದವಿನ್ಯಾಸಗಳು ಸಂದರ್ಭಕ್ಕನುಸಾರವಾಗಿ ಬೇರೆ ಅಥವಾ ನೀಡಿದ್ದಲ್ಲಿ ಈ ಉಪವಿಧಿಗಳ ರಚನೆಗಳು ಕನಾರ್ಟಿಕ ಸೌಹಾದರ್ ಸಹಕಾರಿ ಅಧಿನಿಯಮ 1997, ಮತ್ತು ಕನಾರ್ಟಿಕ ಸಹಾದರ್ ಸಹಕಾರಿ ನಿಯಮಗಳು 2004 ರಲ್ಲಿನ ರಚನೆಗಳನ್ನು ಹೊಂದಿರತಕ್ಕದ್ದು.

- 1) 'ಕಾಯ್ದು' ಎಂದರೆ ಕಾಲಕಾಲಕ್ಕೆ ತಿದ್ದುಪಡಿಯಾದ ಕನಾರ್ಟಿಕ ಸೌಹಾದರ್ ಸಹಕಾರಿ ಅಧಿನಿಯಮ 1997 ಮತ್ತು ತಿದ್ದುಪಡಿ ಕಾಯ್ದು 2021ರಂತೆ ಕನಾರ್ಟಿಕ ಸೌಹಾದರ್ ಸಹಕಾರಿ ಅಧಿನಿಯಮ ಎಂದು ಕರೆಯಲಾಗುವುದು.
- 2) 'ನಿಯಮಗಳು' (Rule) ಎಂದರೆ, ರಚನೆಯಾಗಿ ಮತ್ತು ಕಾಲಕಾಲಕ್ಕೆ ತಿದ್ದುಪಡಿಯಾಗುವ ಕನಾರ್ಟಿಕ ಸೌಹಾದರ್ ಸಹಕಾರಿ ನಿಯಮಗಳು 2004;
- (3) 'ಸರ್ಕಾರ' ಎಂದರೆ ಕನಾರ್ಟಿಕ ರಾಜ್ಯ ಸರಕಾರ ಎಂದಾಗುತ್ತದೆ;
- (4) 'ರಿಜಿಸ್ಟ್ರಾರ್' ಎಂದರೆ 1997ರ ಕನಾರ್ಟಿಕ ಸೌಹಾದರ್ ಸಹಕಾರಿಯ ಕಾಯ್ದುಯಲ್ಲಿ ವಿವರಿಸಿರುವಂತೆ ರಿಜಿಸ್ಟ್ರಾರ್ ಮತ್ತು ಸದರಿ ಕಾಯ್ದುಯಡಿ ದತ್ತವಾದ ರಿಜಿಸ್ಟ್ರಾರನ ಎಲ್ಲ ಅಥವಾ ಯಾವುದೇ ಅಧಿಕಾರಗಳನ್ನು ಚಲಾಯಿಸಲು ಪ್ರತ್ಯಾಯೋಜಿಸಲಾದ ಸಹಕಾರಿಗಳ ಅಡಿಷನಲ್ ರಿಜಿಸ್ಟ್ರಾರ್, ಸಹಕಾರಿಗಳ ಜಂಟಿ ರಿಜಿಸ್ಟ್ರಾರ್, ಸಹಕಾರಿಗಳ ಉಪ ರಿಜಿಸ್ಟ್ರಾರ್ ಅಥವಾ ಸಹಕಾರಿಗಳ ಸಹಾಯಕ ರಿಜಿಸ್ಟ್ರಾರ್ ಅಥವಾ ಸಹಕಾರಿಗಳ ಸಹಾಯಕ ರಿಜಿಸ್ಟ್ರಾರ್ಗಳನ್ನು ಒಳಗೊಂಡಿದೆ;
- 5) ಕಾರ್ಯಕ್ಷೇತ್ರ ಎಂದರೆ, ಈ ಉಪವಿಧಿಯಲ್ಲಿ ನಿರ್ದಿಷ್ಟಪಡಿಸಿದಂತಹ ಅಧಿಕಾರ ವ್ಯಾಪ್ತಿಯವ್ಯಾಪ್ತಿಯ ಭೌಗೋಳಿಕ ಪ್ರದೇಶ;
- 6) 'ಸಹಕಾರಿ' ಎಂದರೆ ಸುತ್ತಿಮ್ ಸೌಹಾದರ್ ಕ್ರೆಡಿಟ್ ಕೋ-ಆಪರೇಟಿವ್ ಸೋಸೈಟಿ ಲೀ.,
- 7) 'ಉಪವಿಧಿಗಳು' ಎಂದರೆ ಕಾಯ್ದು ಕಲಂ 5ರಡಿ ನೋಂದಾಯಿಸಲ್ಪಟ್ಟ ಅಥವಾ ನೋಂದಾಯಿಸಲಾಗಿದೆಯೆಂದು ಭಾವಿಸಲಾದ ಈ ಸಹಕಾರಿಯ ಉಪವಿಧಿಗಳು ಹಾಗೂ ಕಾಲಕಾಲಕ್ಕೆ ಕಲಂ 11ರಡಿ ಅನುಮೋದಿಸಿ ನೋಂದಾಯಿಸಲ್ಪಟ್ಟ ಅಥವಾ ನೋಂದಾಯಿಸಲಾಗಿದೆಯೆಂದು ಭಾವಿಸಲಾದ ಅವುಗಳ ತಿದ್ದುಪಡಿಗಳ ಮಾರ್ಪಾಡುಗಳು.
- 8) 'ಮಂಡಲಿ' ಎಂದರೆ ಯಾವುದೇ ಹೆಸರಿನಿಂದ ಕರೆಯಲ್ಪಡುವ ಈ ಸಹಕಾರಿಯ ಕೆಲಸ ಕಾರ್ಯಗಳ ನಿರ್ವಹಣೆ ಮತ್ತು ವ್ಯವಸ್ಥಾಪನೆಯ ನಿಯಂತ್ರಣ ಮತ್ತು ಮಾರ್ಗದರ್ಶನವನ್ನು ವಹಿಸಿಕೊಟ್ಟ ನಿರ್ದೇಶಕರ ಮಂಡಲಿ ಅಥವಾ ಆಡಳಿತ ಮಂಡಲಿ.
- 9) 'ನಿರ್ದೇಶಕ' ಎಂದರೆ ಕಾಯ್ದು, ನಿಯಮಗಳು ಮತ್ತು ಈ ಉಪವಿಧಿಗಳ ಪ್ರಕಾರ ಬುನಾಯಿತರಾದ ಅಥವಾ ಸಹಮತದಿಂದ ಸೇರಿಸಿಕೊಂಡ ಮಂಡಲಿಯ ಸದಸ್ಯ.
- 10) 'ಪದಾಧಿಕಾರಿ' ಎಂದರೆ ಅಧಿಕೃತ, ಉಪಾಧಿಕೃತ, ವಿರೋಧಾಧಿಕಾರಿ, ಆಡಳಿತಗಾರ ಮತ್ತು ಸಮಾಪಕರನ್ನು ಒಳಗೊಂಡಿರುತ್ತದೆ.

ನಿ. ಡಿ. ರೋ

- 11) 'ಅಧ್ಯಕ್ಷ' ಎಂದರೆ ಕಾಯ್ದು, ನಿಯಮಗಳ ಮತ್ತು ಉಪವಿಧಿಗಳ ಪ್ರಕಾರ ಅಧ್ಯಕ್ಷರಾಗಿ ಚುನಾಯಿತರಾದವರು.
- 12) 'ಉಪಾಧ್ಯಕ್ಷ' ಎಂದರೆ ಕಾಯ್ದು, ನಿಯಮಗಳ ಮತ್ತು ಈ ಉಪವಿಧಿಗಳ ಪ್ರಕಾರ ಉಪಾಧ್ಯಕ್ಷರಾಗಿ ಚುನಾಯಿತರಾದವರು:
- 13) 'ಸಹಕಾರ ಚುನಾವಣಾ ಪ್ರಾಧಿಕಾರ' ಎಂದರೆ ಕನಾರ್ಫರ್ಮ ಸಹಕಾರ ಸಂಘಗಳ ಅಧಿನಿಯಮ, 1959 (1959ರ ಕನಾರ್ಫರ್ಮ ಅಧಿನಿಯಮ ಸಂಖ್ಯೆ 11)ರ 39ಎಂ ಪ್ರಕರಣದ ಅಡಿಯಲ್ಲಿ ರಚಿತವಾದ ಸಹಕಾರ ಚುನಾವಣಾ ಪ್ರಾಧಿಕಾರ.
- 14) 'ಜಲ್ಲಾ ಚುನಾವಣಾಧಿಕಾರಿ' ಎಂದರೆ, ಯಾವುದೇ ಜಿಲ್ಲೆಗೆ ಆ ಜಿಲ್ಲೆಯಲ್ಲಿ ನೋಂದಾಯಿತ ಕಳೇರಿ ಇರುವ ಎಲ್ಲಾ ಸಹಕಾರಿಗಳ, ಎಲ್ಲಾ ಚುನಾವಣೆಗಳನ್ನು ನಡೆಸುವುದಕ್ಕೆ ಮತ್ತು ತತ್ವಂಬಂಧದ ಮತದಾರರ ಪಟ್ಟಿಯನ್ನು ತಯಾರಿಸುವುದಕ್ಕೆ ಸಂಬಂಧಪಟ್ಟ ಎಲ್ಲಾ ಕೆಲಸಗಳನ್ನು ಮೇಲ್ತಿಚಾರಣೆ ಮಾಡಲು ಮತ್ತು ಸಮನ್ವಯಗೊಳಿಸಲು ಜಲ್ಲಾ ಚುನಾವಣಾಧಿಕಾರಿ ಎಂದು ಸಹಕಾರ ಚುನಾವಣಾ ಪ್ರಾಧಿಕಾರದಿಂದ ನೇಮಿಸಲ್ಪಟ್ಟ ಒಬ್ಬ ಅಧಿಕಾರಿ.
- 15) 'ಚುನಾವಣಾಧಿಕಾರಿ' ಎಂದರೆ, ಯಾವುದೇ ಸಹಕಾರಿಯ ಪ್ರತಿನಿಧಿಗಳ ಚುನಾವಣೆ ಅಥವಾ ನಿರ್ದೇಶಕರ ಸಾಮಾನ್ಯ ಚುನಾವಣೆ ಅಥವಾ ಪದಾರ್ಥಕಾರಿಗಳ ಚುನಾವಣೆಯನ್ನು ಪ್ರತಿನಿಧಿಯ ಅಥವಾ ನಿರ್ದೇಶಕನ ಅಥವಾ ಪದಾರ್ಥಕಾರಿಯ ಪದದಲ್ಲಿ ಉಂಟಾಗುವ ಯಾವುದೇ ಆಕಸ್ಮೀಕ ಖಾಲಿ ಸಾಫನವನ್ನು ಭೂತ್ವ ಮಾಡಲು ನಡೆಸುವ ಚುನಾವಣೆಯನ್ನೂ ಒಳಗೊಂಡಂತೆ ನಡೆಸಲು ಸಹಕಾರ ಚುನಾವಣಾ ಪ್ರಾಧಿಕಾರದಿಂದ ಚುನಾವಣಾಧಿಕಾರಿ ಎಂದು ನೇಮಿಸಲ್ಪಟ್ಟ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಒಬ್ಬ ಅಧಿಕಾರಿಯಾಗಿದ್ದ ಚುನಾವಣಾಧಿಕಾರಿಯ ಯಾವುದೇ ಪ್ರಕಾರ್ಯಗಳನ್ನು ನಿರ್ವಹಿಸಲು ನೇಮಿಸಲ್ಪಟ್ಟ ಒಬ್ಬ ಸಹಾಯಕ ಚುನಾವಣಾಧಿಕಾರಿಯನ್ನೂ ಒಳಗೊಳ್ಳುತ್ತದೆ.
- 16) 'ಡೆಲಿಗೇಟ್' ಎಂದರೆ, ಇತರ ಸಹಕಾರಿಗಳಲ್ಲಿ ಒಂದು ಸಹಕಾರಿಯನ್ನು ಪ್ರತಿನಿಧಿಸುವಂತಹ ಸಹಕಾರಿಯ ಒಬ್ಬ ಮಂಡಳಿಯ ಸದಸ್ಯ.
- 17) 'ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕ' ಎಂದರೆ, ಕನಾರ್ಫರ್ಮ ಸಹಕಾರ ಸಂಘಗಳ ಅಧಿನಿಯಮ 1959 (1959ರ ಕನಾರ್ಫರ್ಮ ಅಧಿನಿಯಮ ಸಂಖ್ಯೆ 11)ರ (2)ನೇ ಪ್ರಕರಣದ (ಎ-4) ವಿಂಡದಲ್ಲಿ ಪರಿಭಾಷಿಸಲಾದ ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕ:
- 18) 'ಸಾಮಾನ್ಯ ನಿಕಾಯ' ಎಂದರೆ ಸಹಕಾರಿಯ ಎಲ್ಲಾ ಸದಸ್ಯರು;
- 19) 'ಸಾಮಾನ್ಯ ಸಭೆ' ಎಂದರೆ, ಕಾಯ್ದು, ನಿಯಮಗಳ ಮತ್ತು ಈ ಉಪವಿಧಿಗಳಲುಪನಿಬಂದನೆಗಳಿಗೆ ಅನುಸಾರವಾಗಿ ಕರೆಯಲಾದ ಮತ್ತು ನಡೆಸಲಾದ ಸಾಮಾನ್ಯ ನಿಕಾಯದ ಸಭೆ:
- 20) 'ಅಧಿಕ ನೆರವು ನೀಡುವ ಏಜೆನ್ಸಿ' ಎಂದರೆ ಒಂದು ಸಹಕಾರ ಅಥವಾ ವಾಣಿಜ್ಯ ಬಾಂಕ್ ಮತ್ತು ಇದು ಒಂದು ಸಹಕಾರಿಗೆ ಹಣಕಾಸು ನೆರವು ನೀಡುವ ಇತರ ಯಾವುದೇ ನಿಕಾಯ ಅಥವಾ ನಿಗಮ ಅಥವಾ ಹಣಕಾಸು ಸಂಸ್ಥೆಯನ್ನು ಒಳಗೊಳ್ಳುತ್ತದೆ;
- 21) 'ಸದಸ್ಯ' ಎಂದರೆ ಸಹಕಾರಿಯ ನೋಂದಣಿಯ ಮೊದಲಿಗೆ ಶೇರು ಹಣ ನೀಡಿದ ಪರಿಶ್ವ ಜಾತಿ/ಪರಿಶ್ವ ವರ್ಗದ ಗುಂಟಿಗೆ ಸೇರಿದ ವ್ಯಕ್ತಿ ಮತ್ತು ನೋಂದಣಿಯಾದ ನಂತರ ಕಾಯ್ದು,

ಸುಧಿಮಾ ಸೌರಾದರ್ಶ ಕೋ-ಆಪರೇಟರ್ ಸೆಕ್ಯೂರಿಟಿ ಲೀ.

ನಿಯಮ ಮತ್ತು ಉಪವಿಧಿಗಳ ಪ್ರಕಾರ ಸಹಕಾರಿಯ ಕನಿಷ್ಠ ಒಂದು ರೇರಣ್ಣಾದರೂ ಮೊಂದಿ
ಸದಸ್ಯತ್ವ ಪಡೆದ ವ್ಯಕ್ತಿ.

- 22) 'ನಾಮಮಾತ್ರ ಸದಸ್ಯ' ಎಂದರೆ ಕಾಯ್ದು ಕಲಂ 21 ಎ ನಲ್ಲಿ ವಿವರಿಸಿರುವ ನಾಮಮಾತ್ರ ಸದಸ್ಯ.
- 23) 'ಸಮಿತಿ' ಎಂದರೆ ಉಪವಿಧಿಗಳ ಅನ್ವಯ ನಿರ್ದಿಷ್ಟವಾದ ಕಾರ್ಯನಿರ್ಮಿತ್ತ ಮತ್ತು ನಿರ್ದಿಷ್ಟ
ಪಡಿಸಿದ ಅವಧಿಗೆ ಮಂಡಲಿಯಿಂದ ನೇಮಿಸಲ್ಪಟ್ಟ, ಯಾವುದೇ ಹೆಸರಿನಿಂದ ಕರೆಯಲ್ಪಡುವ
ಸಮಿತಿ/ಉಪಸಮಿತಿ.
- 24) 'ಮುಖ್ಯ ಕಾರ್ಯ ನಿರ್ವಾಹಕ' ಎಂದರೆ ಕಾರ್ಯದರ್ಶಿ, ಪ್ರಥಾನ ವ್ಯವಸ್ಥಾಪಕ ಅಥವಾ
ಇನ್ವಿಟರ ಯಾವುದೇ ಹೆಸರಿನಿಂದ ಕರೆಯಲ್ಪಡುವ ಮತ್ತು ಕಾಯ್ದು, ನಿಯಮಗಳು ಮತ್ತು
ಉಪವಿಧಿಗಳ ಪ್ರಕಾರ ಮುಖ್ಯ ಕಾರ್ಯನಿರ್ವಾಹಕನ ಪ್ರಕಾರ್ಯಗಳನ್ನು ನಿರ್ವಹಿಸಲು
ಮಂಡಲಿಯಿಂದ ನೇಮಕಗೊಂಡ ನೌಕರ.
- 25) 'ಸಹಕಾರಿಯ ಮುದ್ರೆ' ಎಂದರೆ ಸಹಕಾರಿಯ ಸಾಮಾನ್ಯ ಮುದ್ರೆ.
- 26) ಸಹಕಾರಿ ವರ್ಷ ಎಂದರೆ ಪ್ರತಿ ವರ್ಷ ಏಪ್ರಿಲ್ ತಿಂಗಳ 1ನೇ ದಿನಾಂಕದಂದು ಪ್ರಾರಂಭವಾಗಿ
ಮುಂದಿನ ಷಾಷ್ಟಿಚರ್ಚ್ ತಿಂಗಳ 31ನೇ ದಿನಾಂಕದಂದು ಅಂತ್ಯಗೊಳ್ಳಲಿ ವರ್ಷ;
- 27) 'ಸೋಂಡಾಯಿಸಿದ್ದ ಸಂಸ್ಥೆ' ಎಂದರೆ 1960ರ ಕನಾರಟಕ ಸಂಘಗಳ ನೋಂದಣಿ ಕಾಯ್ದುಯ
ಅನ್ವಯ ನೋಂದಾಯಿಸಲ್ಪಟ್ಟ ಸಂಘ ಮತ್ತು 1882ರ ಭಾರತೀಯ ನಾಯ ಅಧಿನಿಯಮದ
ಉದ್ದೇಶ ನೋಂದಾಯಿಸಲ್ಪಟ್ಟ ನಾಯಸ;
- 28) 'ವ್ಯಕ್ತಿ' ಎಂದರೆ 18 ವರ್ಷ ತುಂಬಿರುವ ಪ್ರಾಪ್ತ ವಯಸ್ಕನಾದ ಮನುಷ್ಯ, ವ್ಯಕ್ತಿ ಅಥವಾ
ಮಾಲೀಕತ್ವ ಸಂಸ್ಥೆ ಅಥವಾ 1932ರ ಪಾಲುದಾರಿಕ ಕಾಯ್ದುಯಡಿಯಲ್ಲಿ ನೋಂದಾಯಿಸಲ್ಪಟ್ಟ
ಸಂಸ್ಥೆ ಅಥವಾ ಹಾಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೇರೆಗೆ ರಚನೆಗೊಂಡ ಸಂಸ್ಥಾ
ರೂಪದ ವ್ಯಕ್ತಿ.
- 29) 'ಒಕ್ಕೂಟ ಸಹಕಾರಿ' ಎಂದರೆ 5ನೇ ಪ್ರಕರಣದ ಅಡಿಯಲ್ಲಿ ನೋಂದಾಯಿಸಲಾದ ಇಪ್ಪತ್ತು
ಅಥವಾ ಹೆಚ್ಚಿನ ಸಹಕಾರಿಗಳ ಒಂದು ಸಹಕಾರಿ.
- 30) 'ಪ್ರತಿನಿಧಿ' ಯೆಂದರೆ ಬಿಡಿ ವ್ಯಕ್ತಿ ಸದಸ್ಯರ ಗುಂಪಿನ ಕಾಯ್ದೆಗೆ, ನಿಯಮಗಳಿಗೆ ಮತ್ತು ಈ
ಉಪವಿಧಿಗಳಿಗೆ ಅನುಸಾರವಾಗಿ ಪ್ರತಿನಿಧಿಕ ಸಾಮಾನ್ಯ ನಿಕಾಯದಲ್ಲಿ ಆ ಗುಂಪನ್ನು
ಪ್ರತಿನಿಧಿಸಲು ಮತ್ತು ಅದರ ಪರವಾಗಿ ಭಾಗವಹಿಸಲು ಮತ್ತು ತತ್ವಂಬಂಧದ ನಿರ್ದೇಶಕರ
ಚುನಾವಣೆಯಲ್ಲಿ ಸ್ವಧಿಸಲು ಮತ್ತು ಮತ ನೀಡಲು ಚುನಾಯಿತನಾದ ಒಬ್ಬ ಸದಸ್ಯ
- 31) 'ಪ್ರತಿನಿಧಿಕ ಸಾಮಾನ್ಯ ನಿಕಾಯ' ಎಂದರೆ ಸಹಕಾರಿಯ ಎಲ್ಲಾ ಪ್ರತಿನಿಧಿಗಳು;
- 32) 'ಪ್ರತಿನಿಧಿಕ ಸಾಮಾನ್ಯ ಸಭೆ' ಎಂದರೆ ಉಪವಿಧಿಗಳ ಉಪಬಂಧಗಳಿಗೆ ಅನುಸಾರವಾಗಿ ಕರೆದ
ಮತ್ತು ನಡೆಸಲಾದ ಪ್ರತಿನಿಧಿಕ ಸಾಮಾನ್ಯ ನಿಕಾಯ ಸಭೆ:
- 33) 'ಸಂಯುಕ್ತ ಸಹಕಾರಿ' ಎಂದರೆ ಕಾಯ್ದುಯ 53ನೇ ಪ್ರಕರಣದ ಅಡಿಯಲ್ಲಿ ರಚಿತವಾದ
ಕನಾರಟಕ ರಾಜ್ಯ ಸೌರಾದರ್ಶ ಸಂಯುಕ್ತ ಸಹಕಾರಿ.
- 34) 'ಹೆಚ್ಚುವರಿ' ಎಂದರೆ ಹೆಚ್ಚಿನನ್ನು ಏರಿದ ಆದಾಯದ ನಿಷ್ಠಳ ಹೆಚ್ಚಳ;
- 35) 'ಅವನು' ಎಂದರೆ ಅವಳು ಸಹ ಒಳಗೊಂಡಿರುತ್ತದೆ.

ಸುಪ್ರಿಮ್ ಸೌಹಾದರ್ ಕೆಡಿಟ್ ಹೋ-ಆಪರೇಟಿವ್ ಸೆಸ್ಯೂಟಿ ಲೀ.

- 36) 'ಹಿಂದುಳಿದ ವರ್ಗಗಳು' ಎಂದರೆ ಮಂಲಿಯಲ್ಲಿ ಮೀಸಲಾತಿ ಉದ್ದೇಶಕ್ಕಾಗಿ ಕಾಲಕಾಲಕ್ಕೆ 'ಎ' ಮತ್ತು 'ಬಿ' ಪ್ರವರ್ಗಗಳು ಎಂಬುದಾಗಿ ವರ್ಗೀಕರಿಸಬಹುದಾದ ಮತ್ತು ಅಧಿಸೂಚಿಸಬಹುದಾದ ಅಂಥ ವರ್ಗ ಅಥವಾ ವರ್ಗಗಳ ನಾಗರೀಕರು;

ಅಧ್ಯಾಯ 3 ಧ್ಯೇಯ ಮತ್ತು ಉದ್ದೇಶಗಳು

5. ಸಹಕಾರಿಯ ಧ್ಯೇಯ ಮತ್ತು ಉದ್ದೇಶಗಳು:

ಸಹಕಾರಿಯ ಧ್ಯೇಯ ಮತ್ತು ಉದ್ದೇಶಗಳು ಈ ಕೆಳಗಿನಂತೆ ಇರತಕ್ಕಾದ್ದು:-

- 1) ಸಹಕಾರಿಯ ಸದಸ್ಯರಲ್ಲಿ ಮಿತವ್ಯಯ, ಸ್ವಸ್ವಹಾಯ ಮತ್ತು ಸಹಕಾರ ಭಾವನೆಯನ್ನು ಮೊತ್ತಾಗಿಸುವುದು.
- 2) ಸದಸ್ಯರ ವಿವಿಧ ರೀತಿಯ ಹೂಡಿಕೆ ಅಗತ್ಯತೆಗಳನ್ನು ಮೂರ್ಕೆಸಲು ವಿವಿಧ ಸೇವೆ ನೀಡುವುದು ಮತ್ತು ಇದಕ್ಕಾಗಿ ಅಂತಹ ಸೇವೆ ನೀಡುವ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದು.
- 3) ಸದಸ್ಯರ ವಿವಿಧ ರೀತಿಯ ಅಗತ್ಯತೆಗಳಾಗಿ ಸಾಲ ಹಾಗೂ ಮುಂಗಡಗಳನ್ನು ಕೊಡಲು ವ್ಯವಸ್ಥೆ ಮಾಡುವುದು.
- 4) ಆದಾಯ ತೆರಿಗೆ ಕಾಯ್ದು ಮತ್ತು ಇತರ ಕಾನೂನುಗಳಿಡಿ ಲಭ್ಯವಿರುವ ಉಳಿತಾಯ ಯೋಜನೆಗಳನ್ನು ಸದಸ್ಯರಲ್ಲಿ ಪ್ರಚುರಪಡಿಸುವುದು ಮತ್ತು ಅವುಗಳನ್ನು ಉಪಯೋಗಿಸಿಕೊಳ್ಳಲು ಅಗತ್ಯವಾದ ಸೇವೆಗಳನ್ನು ನೀಡುವುದು:
- 5) ಸಹಕಾರಿಯ ವಹಿವಾಟಿನ ಅನುಕೂಲಕ್ಕಾಗಿ ಇತರೆ ಆಧಿಕ ನೆರವು ನೀಡುವ ಸಂಸ್ಥೆಗಳೊಂದಿಗೆ ಒಪ್ಪಂದ ಏರ್ಪಡಿಸುವುದು.
- 6) ಸದಸ್ಯರಿಗೆ ವಿವಿಧ ಹಣಕಾಸು ಸೇವೆ ಮತ್ತು ಸೌಲಭ್ಯಗಳನ್ನು ನೀಡುವುದು.
- 7) ಸಹಕಾರಿಯ ಉದ್ದೇಶ ಸಾಧನೆಗಳಿಗೆ ಅಗತ್ಯವಾದ ನಿರ್ವಹಣೆ, ಕಟ್ಟಡಗಳನ್ನು ಹೊಂದುವುದು. ಸ್ವಾರ್ಥಿನಪಡಿಸಿಕೊಳ್ಳುವುದು, ಕಟ್ಟಡ ನಿರ್ಮಿಸುವುದು, ಬದಲಾವಣೆ ಮಾಡುವುದು ಮತ್ತು ಇತರೆ ಅಗತ್ಯ ಕಾರ್ಯಗಳನ್ನು ಕೈಗೊಳ್ಳುವುದು.
- 8) ಕಂತು ಖರೀದಿಯ (Hirepurchase) ಆಧಾರದ ಮೇಲೆ ಅಥವಾ ತೋರಾಧಾರದ (hypothecation) ಮೇಲೆ ಮೋಟಾರ್ ವಾಹನಗಳನ್ನು ಕೊಳ್ಳಲು ಸದಸ್ಯರಿಗೆ ಸಾಲ ಒದಗಿಸುವುದು.
- 9) ಸದಸ್ಯರಿಗೆ ವಯಕ್ತಿಕ ಸಾಲ, ಚಿನ್ನಾಭರಣ ಸಾಲ, ಗೃಹ ಸಾಲ, ವ್ಯಾಪಾರ ಅಬಿವೃದ್ಧಿ ಸಾಲ ಮತ್ತು ಇನ್ನಿತರೆ ಸಾಲಗಳನ್ನು ನೀಡುವುದು.
- 10) ನಿರ್ದೇಶಕ ಮಂಡಳಿಯಿಂದ ರೂಪಿತವಾಗಿ ಸಾಮಾನ್ಯ ಸಭೆಯಿಂದ ಅನುಮೋದನೆಗೊಂಡು ಸಿಬ್ಬಂದಿಯ ಅಥವಾ ಸದಸ್ಯರ ಅನುಕೂಲಕ್ಕಾಗಿ ಅಥವಾ ನೆರವು ನೀಡುವುದಕ್ಕಾಗಿ ನಿವ್ವಳ ಲಾಭವನ್ನು ನಿರ್ದಿಗಳಿಗೆ ವರ್ಗಾಯಿಸುವುದು/ಉಳಿತಾಯ ಖಾತೆ ಮೂಲಕ ಸದಸ್ಯರ ವ್ಯವಹಾರಕ್ಕೆ ಅವಕಾಶ ಮಾಡುವುದು.
- 11) ನಿರ್ದೇಶಕ ಮಂಡಳಿಯ ರೂಪಿಸಿ ಮತ್ತು ಸಾಮಾನ್ಯ ಸಭೆ ವಿಧಿಸುವ ಮಿತಿಗಳಲ್ಲಿ ಸದಸ್ಯರ/ಸದಸ್ಯರ ಮಕ್ಕಳ ಶಿಕ್ಷಣವನ್ನು ಮೊತ್ತಾಗಿಸಲು ನಿರ್ದಿಗಳನ್ನು ಸ್ಥಾಪಿಸುವುದು.
- 12) ಸದಸ್ಯರ ಆಧಿಕ ಉನ್ನತಿಗಾಗಿ ಹಣಕಾಸು ಸಂಗ್ರಹಣೆ ಯೋಜನೆಯನ್ನು ಹಾಗೂ ಉಪವಿಧಿಗಳಲ್ಲಿ ತಿಳಿಸಿದ ಪ್ರಕಾರ ಸದಸ್ಯರಿಂದ ಮಾತ್ರ ತೇವಣಿ ಹಣವನ್ನು ಸಂಗ್ರಹಿಸುವುದು.

ನೃ. ರಾ.

ಪ್ರಾಂತೀಯ ಸೌಹಾದರ್ ಕ್ರೆಡಿಟ್ ಕೋ-ಆಪರೇಟಿವ್ ಸೋಸೈಟಿ ಲೀ.

- 13) ಸಹಕಾರಿಯ ಉದ್ದೇಶಗಳ ಕಡೆರಿಕೆಗಾಗಿ ಕಾಯ್ದು ಹಾಗೂ ನಿಯಮಗಳನ್ನೊಳಪಟ್ಟು ಒಕ್ಕೂಟವನ್ನು ರಚಿಸುವುದು, ಸಮೋದ್ಯಮವನ್ನು, ಪಾಲುದಾರರ ಸಂಸ್ಥೆಯನ್ನು, ಪೂರಕ ಸಂಸ್ಥೆಯನ್ನು ಸಾಫ್ಟಿಸುವುದು.
- 14) ಸಹಕಾರಿಯ ವ್ಯವಹಾರ ವ್ಯಧಿಯಾಗುವುದಕ್ಕೆ ಮತ್ತು ಬಲಗೊಳ್ಳುವುದಕ್ಕೆ ಅವಶ್ಯವಾದ ಕೆಲಸಗಳನ್ನು ಮಾಡುವುದು. ಸಹಕಾರಿಯ ಎಲ್ಲಾ ಚಟುವಟಿಕೆಗಳನ್ನು ಅಂತರ್ಜಾಲವನ್ನೊಳಗೊಂಡಂತೆ ಇತರ ಆದುನಿಕ ತಂತ್ರಜ್ಞಾನವನ್ನು ಬಳಸಿ ಸೇವಾ ವಿಸ್ತರಣೆಯನ್ನು ಮಾಡುವುದು.
- 15) ಸಾರ್ವಜನಿಕ ಹಿತದ್ವಿಷಯಿಂದ ಸಕ್ಕಮ ಪ್ರಾಧಿಕಾರದಿಂದ ಅನುಮತಿ ಪಡೆದು ಸದಸ್ಯರಿಗೆ ಮತ್ತು ಸದಸ್ಯೇತರಿರಗೂ ಇ-ಸ್ವಾಂಭಿಂಗ್ ಸೇವಾ ಸೌಲಭ್ಯ ನೀಡುವುದು.
- 16) ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಸದಸ್ಯರಿಗೆ ಆರ್ಥಿಕವಾಗಿ, ಅಭಿವೃದ್ಧಿಗೊಳ್ಳಲು ರೂಪಿಸುವ ಯೋಜನೆಗಳಿಗೆ ಸಾಲ ಸೌಲಭ್ಯ ಕಲ್ಪಿಸುವುದು.
- 17) ಸದಸ್ಯರ ಅನುಕೂಲಕ್ಕಾಗಿ ಸಂಘದ ಮೂಲಕ ಸೋಲಾರ್ ವಾಟರ್ ಹೀಟರ್ ಸಂಪರ್ಕ ಕಲ್ಪನೆಯಲ್ಲಾ ಸೌಲಭ್ಯ ಒದಗಿಸುವುದು.
- 18) ಸಣ್ಣ ಕ್ರೋನಿಕ್ಲೆಗಳನ್ನು ಪ್ರಾರಂಭಿಸಲು ಸ್ಥಿರಾಸ್ತಿಗಳ ಅಡವುಗಳ ಮೇಲೆ ಸಾಲ ಸೌಲಭ್ಯ ನೀಡಿ ಉತ್ತೇಜಿಸುವುದು.
- 19) ಸರಕಾರದ ಅನುಮೂಲಿಕೆಯಾಂದಿಗೆ ಚೀಟಿ ನಿಧಿಗಳ ಕಾಯ್ದು 1982 ಮತ್ತು ಚೀಟಿ ನಿಧಿಗಳ (ಕನಾರ್ಟಿಕ್) ನಿಯಮಗಳು 1983ರ ಉಪಬಂಧಗಳನ್ನೊಳಪಟ್ಟು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ನಿಧಿ ವ್ಯವಹಾರವನ್ನು ನಡೆಸುವುದು.

ಅಧ್ಯಾಯ-4

ಸದಸ್ಯತ್ವ

6. ಸದಸ್ಯತ್ವಕ್ಕೆ ಪ್ರವೇಶ:

ಸಹಕಾರಿಯ ಸದಸ್ಯತ್ವ ಪಡೆಯಲು ಈ ಕೆಳಗಿನವರು ಅರ್ಹರಾಗಿರತಕ್ಕಾದ್ದು.

- 1) ಅ) ಸಹಕಾರಿಯ ಕಾರ್ಯಕ್ಷೇತ್ರದಲ್ಲಿ ನಿವಾಸಿಯಾಗಿರುವ ಅಥವಾ ಆ ಕಾರ್ಯಕ್ಷೇತ್ರದಲ್ಲಿ ವ್ಯಾಪಾರ ಅಥವಾ ಉದ್ಯಮದಲ್ಲಿ ತೊಡಗಿರುವ ಮತ್ತು ಸಹಕಾರಿಯ ಸೇವೆಗಳ ಅಗತ್ಯವಿರುವ ಭಾರತೀಯ ಒಪ್ಪಂದ ಕಾಯ್ದು 1872ರ ಕಲಂ 11ರ ಪ್ರಕಾರ ಕರಾರು ಮಾಡಿಕೊಳ್ಳಲು ಅರ್ಹನಿರುವ, 18 ವರ್ಷ ತುಂಬಿದ, ದಿವಾಳಿಯಾಗದಿರುವ ಮತ್ತು ಸ್ವಸ್ಥಮನಸ್ವನಾದ ವ್ಯಕ್ತಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. ಅಂತಹ ಜಾತಿಯನ್ನು ಸಮರ್ಥಿಸುವ ಬಗ್ಗೆ ಸಕ್ಕಮ ಪ್ರಾಧಿಕಾರದಿಂದ ಪಡೆದ ಜಾತಿ ದೃಷ್ಟಿಕರಣ ಪತ್ರ ಸಲ್ಲಿಸಬೇಕು ಹಾಗೂ ಕಾರ್ಯವ್ಯಾಪ್ತಿಯ ವಾಸಿಯಾಗಿರಬೇಕು.
- ಆ) ಸಹಕಾರಿಯ ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಲೀಕತ್ವ ಸಂಸ್ಥೆ ಅಥವಾ ಪಾಲುದಾರಿಕೆ ಸಂಸ್ಥೆ ಅಥವಾ 1960ರ ಕನಾರ್ಟಿಕ ಸಂಘಗಳ ನೋಂದಣಿ ಕಾಯ್ದು (ಕನಾರ್ಟಿಕ ಕಾಯ್ದು ಸಂಖ್ಯೆ 17, 1960) ಮೇರೆಗೆ ನೋಂದಣಿಯಾದ ಸಂಘ.

ನೃ. ರಾ.

ಸುಪ್ರಿಮ್ ಸೌಹಾದರ್ ಕೋ-ಆರೇಟಿಂಗ್ ಸೆಂಸರ್ಟ್ ಲೀ.

- ಇ) ಸಹಕಾರಿಯ ಕಾರ್ಯಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಾಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೇರೆಗೆ ರಚನೆಗೊಂಡ ಸಂಸ್ಥಾರೂಪದ ವ್ಯಕ್ತಿ. (ಕಾಯ್ದುಯಡಿ ನೋಂದಣಿಗೊಂಡ ಸಹಕಾರಿಯನ್ನು ಹೊರತುಪಡಿಸಿ)

ಪರಂತು, ಸಹಕಾರಿಯ ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಿದ ವ್ಯವಹಾರಗಳಿಗೆ ವಿರುದ್ಧವಾಗಿರುವ ವ್ಯವಹಾರವನ್ನು ನಡೆಸುತ್ತಿದ್ದಲ್ಲಿ ಅಥವಾ ನಡೆಸುತ್ತಿರುವ ಸಂಸ್ಥೆಯ ಸದಸ್ಯನಾಗಿದ್ದಲ್ಲಿ ಅಥವಾ ಸಮಾನ ಉದ್ದೇಶದ ಇನ್ನೊಂದು ಸಹಕಾರಿಯ ಸದಸ್ಯನಾಗಿರುವಲ್ಲಿ ಅಂತಹ ವ್ಯಕ್ತಿಯು ಸದಸ್ಯನಾಗಲು ಅಥವಾ ಮುಂದುವರಿಯಲು ಅರ್ಥನಿರತಕ್ಕಾದಲ್ಲ.

- 2) ಸದಸ್ಯರಾಗಬಯಸುವವರು ನಿಗದಿಪಡಿಸಿದ ಪ್ರತಿ ಹೇರಿಗೆ ರೂ.100-0 ಮತ್ತು ರೂ.100.00 ಗಳ ಪ್ರವೇಶ ಶುಲ್ಕವನ್ನು ಹಾಗೂ ಕನಿಷ್ಠ ರೂ.1000/- ಒಂದು ಹೇರಿನ ಮೊಣಿ ಹಣವನ್ನು ಪಾವತಿ ಮಾಡಿ ಲಿಖಿತದಲ್ಲಿ ಅರ್ಜಿ ಸಲ್ಲಿಸತಕ್ಕಾದ್ದು.
- 3) ಮಂಡಲಿಯು ಸದಸ್ಯತ್ವ ಕೋರಿ ಬಂದಿರುವ ಯಾವುದೇ ಅರ್ಜಿಯನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರ ಹೊಂದಿರತಕ್ಕಾದ್ದು. ಅರ್ಜಿ ಸ್ವೀಕೃತವಾದ ಅರವತ್ತು ದಿನಗಳೊಳಗೆ ಅಂತಹ ವ್ಯಕ್ತಿಗೆ ಮಂಡಲಿಯು ತನ್ನ ತೀರ್ಮಾನವನ್ನು ತಿಳಿಸತಕ್ಕಾದ್ದು. ಒಂದುವೇಳೆ, ಸದಸ್ಯತ್ವವನ್ನು ತಿರಸ್ಕರಿಸಿದ್ದರೆ ಅರ್ಜಿ ಶುಲ್ಕವನ್ನು ಹೊರತುಪಡಿಸಿ, ಸದಸ್ಯತ್ವಕ್ಕಾಗಿ ಸಲ್ಲಿಸಿದ ಮೊಣಿ ಹಣವನ್ನು ಹೊಡಲೇ ಹಿಂತಿರುಗಿಸತಕ್ಕಾದ್ದು. ಅರ್ಜಿ ಸ್ವೀಕೃತವಾದ ದಿನಾಂಕದಿಂದ ಅರವತ್ತನೇ ದಿನದ ಅಂತ್ಯಕ್ಕೆ, ಅಂತಹ ವ್ಯಕ್ತಿಯ ಅರ್ಜಿಯು, ಅಂಗೀಕೃತವಾಗಿದೆ ಎಂದು ಭಾವಿಸತಕ್ಕಾದ್ದು. ಪರಂತು, ಲಿಖಿತವಾಗಿ ದಾಖಲಿಸುವ ಸಾಕಷ್ಟು ಕಾರಣಗಳಿಲ್ಲದೇ ಸದಸ್ಯತ್ವಕ್ಕೆ ಪ್ರವೇಶವನ್ನು ನಿರಾಕರಿಸತಕ್ಕಾದ್ದಲ್ಲ.
- ಅರ್ಜಿ ತಿರಸ್ಕರಿಸಿದ ವ್ಯಕ್ತಿಯು ನಿಬಂಧಕರಿಗೆ ಮೇಲ್ನಿಂದ ಸಲ್ಲಿಸಬಹುದು.

7. ಹೇರು ಪ್ರಮಾಣ ಪತ್ರ:

ಯಾವುದೇ ವ್ಯಕ್ತಿಯು ಉಪವಿಧಿ 6(2)ರಲ್ಲಿ ವಿವರಿಸಿರುವಂತೆ ಕೊಟ್ಟ ಅರ್ಜಿಯು ಮಂಡಲಿಯ ಅನುಮೋದನೆ ಪಡೆದ ನಂತರವೇ ಆತನು ಸಹಕಾರಿಯ ಸದಸ್ಯನಾಗತಕ್ಕಾದ್ದು. ಸದಸ್ಯತ್ವದ ಅರ್ಜಿಯು ಅಂಗೀಕಾರವಾದ ನಂತರ ಅವನಿಗೆ ಶೇರು ಪ್ರಮಾಣ ಪತ್ರವನ್ನು ನೀಡತಕ್ಕಾದ್ದು. ಯಾವುದೇ ಕಾರಣಕ್ಕಾಗಿ ಸಹಕಾರಿಯು ನೀಡಿದ ಶೇರು ಪ್ರಮಾಣಪತ್ರವು ವಿರೂಪಗೊಂಡಿದ್ದರೆ ಅಥವಾ ಕಳೆದುಹೋಗಿದ್ದರೆ, ಮಂಡಲಿಯು ನಿರ್ಧರಿಸಿದ ಶುಲ್ಕವನ್ನು ಪಾವತಿಸಿದ ನಂತರ ನಕಲು ಶೇರು ಪ್ರಮಾಣ ಪತ್ರವನ್ನು ನೀಡಬಹುದು. ಹಾಗೆ ನೀಡಲಾದ ಪ್ರಮಾಣ ಪತ್ರದ ಮೇಲೆ 'ನಕಲು ಪ್ರತಿ' ಎಂದು ನಮೂದಿಸತಕ್ಕಾದ್ದು.

8. ಸದಸ್ಯರ ಜವಾಬ್ದಾರಿ:

- 1) ಪ್ರತಿಯೊಬ್ಬ ಸದಸ್ಯರ ಹೊಣೆಗಾರಿಕೆಯು ಆತನು ಪಡೆದಿರುವ ಶೇರಿನ ಹಣಕ್ಕೆ ಸೀಮಿತವಾಗಿರುತ್ತದೆ.

ನ.೩೫೮

ಸ್ವಾಮಿ ಸೌರಾದರ್ಶ ಕ್ರೀ-ಆರ್ಥಿಕ ಸೆನ್ಟ್ರುಲೀಲ್ ಲೀ.

- 2) ಯಾವುದೇ ಸದಸ್ಯನು ಸಹಕಾರಿಯೊಡನೆ ನಡೆಸಬೇಕಾದ ಕನಿಷ್ಠ ವ್ಯವಹಾರದ ಪ್ರಮಾಣವು ಕೆಳಗಿನಂತಿರತಕ್ಕಾದ್ಯ:
- ಈ) ಸಹಕಾರಿಯ ಯಾವುದೇ ರೀತಿಯ ತೇವಣೆ ಯೋಜನೆಯಲ್ಲಿ (ಒಂದು ಹೊರತುಪಡಿಸಿ) ಕನಿಷ್ಠ ರೂಪಾಯಿ 2000.00 ಎರಡು ವರ್ಷವಾದರೂ ಮೊಡಗಿಸಿರಬೇಕು.
- 3) ಸಹಕಾರಿಯ ಪ್ರತಿಯೊಂದು ಸಾಮಾನ್ಯ ಸಭೆಗೆ ಹಾಜರಾಗುವುದು ಸದಸ್ಯನು ಜವಾಬ್ದಾರಿಯಾಗಿರತಕ್ಕಾದ್ಯ. ಸಾಮಾನ್ಯ ನಿಖಾಯದ ಅನುಮತಿಯಿಲ್ಲದೆ. ಎರಡು ಸಾಮಾನ್ಯ ಸಭೆಗಳಿಗೆ ಗ್ರೇಮ ಹಾಜರಾಗತಕ್ಕಾದ್ದಲ್ಲ. ಅಂತಹ ಸದಸ್ಯ ಚುನಾವಣೆಯಲ್ಲಿ ಭಾಗವಹಿಸಲು/ಮತ ಚೆಲಾಯಿಸಲು ಅರ್ಜಿರಿರುವುದಿಲ್ಲ.
- 4) ಸಾಮಾನ್ಯ ಸಭೆಗೆ ಹಾಜರಾಗುವ ಮುನ್ದು ಪ್ರತಿ ಸದಸ್ಯನು ಸಭೆಯ ಅಂತಿಮ ಹಾಗೂ ಟೆಪ್ರೆಸೆಂಟನ್ನು ಅಧ್ಯಯನ ಮಾಡಿ ಸಭೆಯಲ್ಲಿ ಸ್ತ್ರೀಯಾಗಿ ಭಾಗವಹಿಸಿ ತನ್ನ ~~ಅಭಿಪ್ರಾಯಕ್ಕಾಗಿ~~ ವ್ಯಕ್ತಪಡಿಸತಕ್ಕಾದ್ಯ.
- 5) ಪ್ರತಿ ಸದಸ್ಯನ್ನು ಇನ್ನ ವಾಸಸ್ಥಳ ಅಥವಾ ವಿಳಾಸದಲ್ಲಿ ಯಾವುದೇ ಬದಲಾವಣೆಯಾದಲ್ಲಿ, ಅಂಥ ಬಂಧುವಾವಣೆಯೇಂದು ವದಿನ್ಯೇದು ದಿನಗಳೊಳಗಾಗಿ ಲಿಖಿತದಲ್ಲಿ ಸಹಕಾರಿಗೆ ತಿಳಿಸತಕ್ಕಾದ್ಯ.
- 6) ಯಾವುದೇ ಸದಸ್ಯನು ಸಹಕಾರಿಯ ಹಿತಕ್ಕೆ ದಕ್ಕಿ ತರುವಂತಹ ಯಾವುದೇ ಕೃತ್ಯವನ್ನು ಏನಿದಕ್ಕಾದ್ದಲ್ಲ.
- 7) ಸುಸ್ಥಿರ ಸದಸ್ಯ ಸುಸ್ಥಿ ಸಾಲ ಮತ್ತು ಬಡ್ಡಿಯನ್ನು ಚುನಾವಣೆಗೆ 20 ದಿವಸ ಮುಂಚೆ ಪಾವತಿಸದ ಹೊರತು ಚುನಾವಣೆಗೆ ಸ್ವರ್ದಿಸಲು ಮತ್ತು ಮತ ಚೆಲಾಯಿಸಲು ಅರ್ಜಿರಿರತಕ್ಕಾದ್ದಲ್ಲ.
- 8) ಸದಸ್ಯನು ತಾನು ಪಡೆದ ಸಾಲದ ಯಾವುದೇ ಕಂತನ್ನು ಪಾವತಿಸಲು ನೀವು ಇದಲ್ಲಿ ಚುನಾವಣೆ ಸ್ವರ್ದಿಸಲು/ಮತ ಚೆಲಾಯಿಸಲು ಹಾಗೂ ಜಾರ್ಮಿನುದಾರರ ಸಹ ಅರ್ಜಿರಿರುವುದಿಲ್ಲ.

9. ಸದಸ್ಯರ ಹಕ್ಕಿಗಳು:

ಸಹಕಾರಿಯ ಸದಸ್ಯನು:-

- 1) ಸಹಕಾರಿಗೆ ಮುನ್ಬೊಳಗೆ ಹೊಬ್ಬಿ ಕೆಲಸದ ವೇಳೆಯಲ್ಲಿ ತಾನು ಮಾಡಿದ ವ್ಯವಹಾರಗಳಿಗೆ ಸಂಬಂಧಿಸಿದ ವಿವರಗಳನ್ನು, ದಾಖಿಲೆಗಳನ್ನು ಪರಿಶೀಲಿಸುವ ಮತ್ತು ಅವುಗಳ ಪ್ರತಿಗಳನ್ನು ಮಂಡಲಿಯು ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿ ಪಡೆಯುವ.
- 2) ಸಹಕಾರಿಯ ಪ್ರತಿ ವರ್ಷ ಏಪ್ರಿಲ್ 30ರೊಳಗೆ ತಯಾರಿಸುವಂತಹ ಮತ ನೀಡುವ ಹಕ್ಕಿಗಳು ಸದಸ್ಯರ ಅಥವಾ ಎಲ್ಲ ಸದಸ್ಯರ ಪಟ್ಟಿಯನ್ನು ಕಳೆರಿ ಸಮಯದಲ್ಲಿ ಪರಿಶೀಲಿಸುವ ಮತ್ತು ಅವುಗಳ ಪ್ರತಿಗಳನ್ನು ಮಂಡಲಿಯು ನಿಗದಿಪಡಿಸಿದ ಶುಲ್ಕವನ್ನು ಪಾವತಿಸುವ ಪಡೆಯುವ.
- 3) ಉಪವಿಧಿಗಳನ್ನು, ವ್ಯವಹಾರಗಳ ನಿಯಮಗಳನ್ನು, ಆಡಳಿತ ಮಂಡಲ ಮತ್ತು ಸಾಮಾನ್ಯ ಸಭೆಯ ನಿರ್ಣಯಗಳನ್ನು ಕಳೆರಿ ಸಮಯದಲ್ಲಿ ಪರಿಶೀಲಿಸುವ ಮತ್ತು ಅವುಗಳ ಪ್ರತಿಗಳನ್ನು ಮಂಡಲಿಯು ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿ ಪಡೆಯುವ.

ನ. ಗ್ರಿ. ರೋ

ಪುತ್ತಿಮ್ ಸೌಹಾರ್ದ ಕ್ರೀಡಿಟ್ ಕೋ-ಆಪರೇಟಿವ್ ಸೆಕ್ಯೂರಿಟಿ ಲಿ.

- 4) ಸಹಕಾರಿಯ ಲೆಕ್ಕಪರಿಶೋಧನಾ ವರಧಿಯನ್ನು, ಕಾಯ್ದೆ ಬದ್ದ ವಿಚಾರಣಾ ಮತ್ತು / ಅಥವಾ ಪರಿವೀಕ್ಷಣಾ ವರದಿ ಇದಲ್ಲಿ ಕಳೇರಿ ಸಮಯದಲ್ಲಿ ನೋಡುವ ಮತ್ತು ಅದರ ಪ್ರತಿಯನ್ನು ಮಂಡಲಿಯ ನಿಗದಿಪಡಿಸಿದ ಟುಲ್ಕವನ್ನು ಪಾವತಿಸಿ ಪಡೆಯುವ.
- 5) ಲೆಕ್ಕಪರಿಶೋಧನಾ ಅಥವಾ ವಿವರಣಾ ಅಥವಾ ಪರಿವೀಕ್ಷಣಾ ವರದಿಗಳಲ್ಲಿ ಕಂಡು ಬರುವ ಟೋಪದೋಷಗಳನ್ನು ಸರಿಪಡಿಸಲು ತೆಗೆದುಕೊಳ್ಳಬೇಕಾದ ಕ್ರಮವನ್ನು ಸೂಚಿಸುವ;
- 6) ನಿರ್ದೇಶಕರ ಚುನಾವಣೆಯಲ್ಲಿ ಸ್ವಾರ್ಥಸುವ ಹಾಗೂ ಮತ ನೀಡುವ :
- 7) ಸಾಮಾನ್ಯ ಸಭೆಯ ಲಾಭ ಹಂಚಿಕೆ ಮಾಡಿದಾಗ, ಲಾಭಾಂಶ ಪಡೆಯುವ;
- 8) ಸಹಕಾರಿಯ ವ್ಯವಹಾರ ಮತ್ತು ದೈನಂದಿನ ಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳುವ:
- 9) ಸಾಮಾನ್ಯ ಸಭೆಯ ನೋಟಿಸಿನ ಜೊತೆ ಅಜೆಂಡಾದ ಪ್ರಕಾರ ಪ್ರತಿ ವಿಷಯಕ್ಕೆ ಸಂಬಂಧಪಟ್ಟ ಟಿಪ್ಪಣಿ, ಮಾಹಿತಿ ಮತ್ತು ವರದಿಗಳ ಪ್ರತಿಯನ್ನು (ಹಿಂದಿನ ಸಾಲಿನ ಸಾಮಾನ್ಯ ಸಭೆಯ ನಡವಳಿ ಸಹಿತ) ಪಡೆಯುವ ಹಾಗೂ ಸಾಮಾನ್ಯ ಸಭೆ ನಡೆಯುವ ಸಂದರ್ಭದಲ್ಲಿ ಎಲ್ಲಾ ಸದಸ್ಯರಿಗೆ ನೀಡುವ ಟಿಪ್ಪಣಿ, ಮಾಹಿತಿ ಹಾಗೂ ವರದಿಗಳ ಪ್ರತಿಯನ್ನು ಪಡೆಯುವ:
- 10) ಸಹಕಾರಿಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವ ಮತ್ತು ಮತ ನೀಡುವ:
- 11) ಸಹಕಾರಿಯ ನಿಬಂಧನೆಗಳಿಗೆ ಒಳಪಟ್ಟ ಸಹಕಾರಿಯ ನಿಯಮಾನುಸಾರ ಸಾಲ ಮುಂಗಡಗಳನ್ನು ಪಡೆಯುವ ಹಕ್ಕನ್ನು ಹೊಂದಿರತಕ್ಕದ್ದು:
- ಪರಂತು, ಸಹಕಾರಿಗೆ ಯಾವುದೇ ರೀತಿಯಿಂದ ಸುಸ್ತಿದಾರನಾಗಿದ್ದಲ್ಲಿ ಅಥವಾ ಎರಡು ಸಾಮಾನ್ಯ ಸಭೆಗಳಿಗೆ ಗೃಹ ಹಾಜರಾಗಿದ್ದಲ್ಲಿ ಅಥವಾ ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಿದ ಸಹಕಾರಿಯ ದೋರಕಿಸಿಕೊಂಡು ಕನಿಷ್ಠ ಸೇವೆಗಳನ್ನು ಎರಡು ವರ್ಷ ಒಳಗೆ ಕೊಳ್ಳಲು ತಪ್ಪಿದ್ದಲ್ಲಿ, ಅಂಥ ಸದಸ್ಯನು ಸಾಮಾನ್ಯ ಸಭೆಯಲ್ಲಿ ಮತ ನೀಡುವ ಹಕ್ಕನ್ನು ಹಾಗೂ ನಿರ್ದೇಶಕರ ಚುನಾವಣೆಯಲ್ಲಿ ಮತ ನೀಡುವ ಹಕ್ಕನ್ನು ಹೊಂದಿರತಕ್ಕದ್ದಲ್ಲ.

10. ಸದಸ್ಯನ ಕರ್ತವ್ಯಗಳು

- ಈ ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಿದ ಕನಿಷ್ಠ ರೂ.1000/- ಷೇರು ಮೊತ್ತವನ್ನು ಪಾವತಿಸಿರತಕ್ಕದ್ದು ಮತ್ತು ಉಪವಿಧಿ 8(2)ರಲ್ಲಿ ಹೇಳಿರುವ ಕನಿಷ್ಠ ವ್ಯವಹಾರವನ್ನು ನಡೆಸತಕ್ಕದ್ದು.
- ಸಾಮಾನ್ಯವಾಗಿ ಸಹಕಾರಿಯ ಪ್ರತಿಯೊಂದು ಸಾಮಾನ್ಯ ಸಭೆಗೆ ಹಾಜರಾಗತಕ್ಕದ್ದು.
- ಸಾಮಾನ್ಯ ಸಭೆಗೆ ಹಾಜರಾಗುವ ಮುನ್ನ ಸಭೆಯ ಅಜೆಂಡಾ ಹಾಗೂ ಟಿಪ್ಪಣಿಗಳನ್ನು ಅಧ್ಯಯನ ಮಾಡಿ ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸತಕ್ಕದ್ದು.
- ಸಹಕಾರಿಯಿಂದ ಪಡೆದ ಸಾಲದ ಅಥವಾ ಯಾವುದೇ ರೀತಿಯ ಬಾಕಿಗೆ ಸಂಬಂಧಿಸಿ ಸುಸ್ತಿದಾರನಾಗಿರತಕ್ಕದ್ದಲ್ಲ.

ಸುತ್ತಿಮಾ ಸೌಹಾದರ್ ಕ್ರೆಡಿಟ್ ಕೋ-ಆಪರೇಟರ್ ಸೇಕ್ಯೂರಿಟಿ ಲೀ.

- 5) ಬೇರೆ ಸಹಕಾರಿಯ ಅಥವಾ ಸಹಕಾರ ಸಂಪದ ಸದಸ್ಯನಾಗಿದ್ದಲ್ಲಿ ಸದರಿ ಮಾಹಿತಿಯನ್ನು ಸಹಕಾರಿಗೆ ತಿಳಿಸತಕ್ಕದ್ದು.
- 6) ತನ್ನ ಮರಣಾನಂತರ ಸಹಕಾರಿಯಲ್ಲಿರುವ ತನ್ನ ಹೇರನ್ನು ಅಥವಾ ಯಾವುದೇ ಇತರ ಹಿತಾಸಕ್ತಿಯನ್ನು ಪಡೆಯಲು ನಾಮನಿಯನ್ನು ನೇಮುಕ ಮಾಡತಕ್ಕದ್ದು.
- 7) ಸದಸ್ಯನಾದ ತಕ್ಷಣ ಸಹಕಾರಿಯಿಂದ ಗುರುತಿನ ಕಾರ್ಡನ್ನು ಪಡೆಯಲು ಕ್ರಮವಹಿಸತಕ್ಕದ್ದು.
- 8) ತನ್ನ ವಾಸಸ್ಥಳ ಅಥವಾ ವಿಳಾಸದಲ್ಲಿ ಯಾವುದೇ ಬದಲಾವಣೆಯಾದಲ್ಲಿ, ಅಂಥ ಬದಲಾವಣೆಯಾದ ಹದಿನ್ಯೇದು ದಿನಗಳೊಳಗಾಗಿ ಲಿಖಿತವಾಗಿ ಸಹಕಾರಿಗೆ ತಿಳಿಸತಕ್ಕದ್ದು.
- 9) ಸದಸ್ಯತದ ಹಕ್ಕನ್ನು ಪಡೆಯಲು ಅಗತ್ಯವಾದ ಹೇರು ಬಂಡವಾಳದ ಮುಖಿ ಬೆಲೆಯನ್ನು ಪ್ರೋಫೆಸ್‌ಸಿದ್‌ಸಂದಿಭಾರ್‌ದಲ್ಲಿ, ಸಹಕಾರಿಯ ಅಂಥ ಹಚ್ಚುವರಿ ಮೊಬಿಲಿಗನ್ನು ಪಾವತಿಸಲು ನೀಡಿದ ಸೋಟಿಸಿನ ನಂತರ ಪೂರ್ವತೀಸತಕ್ಕದ್ದು.
- 10) ಸಹಕಾರಿಯ ಹಿತಕ್ಕೆ ದಕ್ಕಿ ತರುವಂತಹ ಯಾವುದೇ ಕೃತ್ಯವನ್ನು ಎಸಗತಕ್ಕದ್ದಲ್ಲ.
- 11) ಕೂಮಾನ್ಯ ಸಭೆಯಲ್ಲಿ ಕಾಯ್ದೆಯ, ನಿಯಮಗಳ ಅಥವಾ ಉಪವಿಧಿಗಳ ಉಪಬಂಧಗಳಿಗೆ ವಿರುದ್ಧಘಾಟಕ ಅಥವಾ ಸಹಕಾರಿಯ ಹಿತಕ್ಕೆ ದಕ್ಕಿ ತರುವಂತಹ ಯಾವುದೇ ನಿಣಾಯಕ್ಕೆ ಭಾಗಿದಾರನಾಗಿರತಕ್ಕದ್ದಲ್ಲ.

11. ಸದಸ್ಯರ ವಿಳಾಸ:

ಸದಸ್ಯರಾಗಿ ಸೇರಿಕೊಂಡ ಸದಸ್ಯರ ಹೆಸರು ಮತ್ತು ವಿಳಾಸಗಳನ್ನು ಅವರ ಸದಸ್ಯತದ ಅಜ್ರಯಲ್ಲಿ ಇರುವಂತೆಯೇ ಸದಸ್ಯರ ರಿಜಿಸ್ಟ್ರಿನಲ್ಲಿ ದಾಖಲು ಮಾಡಿಕೊಳ್ಳತಕ್ಕದ್ದು. ಮುಖ್ಯ ಕಾರ್ಯನಿರ್ವಹಕನು ಸದಸ್ಯರು ಕಾಲಕಾಲಕ್ಕೆ ತಿಳಿಸುವ ತಮ್ಮ ವಿಳಾಸದ ಬದಲಾವಣೆಯನ್ನು ಅದರಂತೆಯೇ ಮೇಲೆ ಹೇಳಿದ ರಿಜಿಸ್ಟ್ರಿನಲ್ಲಿ ದಾಖಲು ಮಾಡತಕ್ಕದ್ದು. ಸದಸ್ಯರುಗಳಿಗೆ ಕಳುಹಿಸಿದ ಎಲ್ಲಾ ಮುನ್ಹಾಚನೆ ಪತ್ರಗಳು ಅವರ ವಿಳಾಸಕ್ಕೆ ಕಳುಹಿಸಿದ ಬಗ್ಗೆ ಸಹಕಾರಿಯಲ್ಲಿ ಸೂಕ್ತ ಅಧಿಕೃತ ದಾಖಲೆಯಿದ್ದಲ್ಲಿ ಅವು ಸದಸ್ಯರಿಗೆ ತಲುಪಿವೆ ಎಂದು ಭಾವಿಸಲಾಗುವುದು.

12. ಸದಸ್ಯರಿಗೆ ಗುರುತಿನ ಕಾರ್ಡನ್ನು ನೀಡುವುದು:

ಸಹಕಾರಿಯ ಸದಸ್ಯರನ್ನು ಗುರುತಿಸಲು ಅನುಕೂಲವಾಗುವಂತೆ ಅವರಿಗೆ ಭಾವಚಿತ್ರಗಳನ್ನು ಒಳಗೊಂಡ ಗುರುತಿನ ಕಾರ್ಡನ್ನು ನೀಡಲು ಮುಖ್ಯ ಕಾರ್ಯನಿರ್ವಹಕನು ಏಪಾರಣೆ ಮಾಡತಕ್ಕದ್ದು. ಗುರುತಿನ ಕಾರ್ಡನಲ್ಲಿ ಸಹಕಾರಿಯ ಹೆಸರು, ಸದಸ್ಯರ ಮೊಣಿ ಹೆಸರು, ಸದಸ್ಯತದ ಸಂಖ್ಯೆ, ವಯಸ್ಸು

ನ. ಟಿ. ರೈ

ಸುಪ್ರಿಮ್ ಸೌಹಾದರ್ ಕ್ರೆಡಿಟ್ ಹೋ-ಆಪರೇಟೀವ್ ಸೋಸೈಟಿ ಲಿ.

ಮತ್ತು ಅವರ ನಿವಾಸದ ವಿಳಾಸವನ್ನು ಸೂಚಿಸತಕ್ಕದ್ದು. ಗುರುತಿನ ಕಾರ್ಡನಲ್ಲಿ ಸದಸ್ಯರ ಇತ್ತೀಚಿನ ಪಾಸ್‌ಪಾಟ್ ಅಳತೆಯ ಭಾವಚಿತ್ರವನ್ನು ಅಂಟಿಸಿ ಅದರ ಮೇಲೆ ಅವರು ಸಹಿ ಮಾಡಿರತಕ್ಕದ್ದು ಮತ್ತು ಇದನ್ನು ಮುಖ್ಯ ಕಾರ್ಯನಿರ್ವಹಕನು ದೃಢೀಕರಿಸಿ ಸಹಕಾರಿಯ ಮೊಹರು ಹಾಕತಕ್ಕದ್ದು. ಪ್ರತಿ ಸದಸ್ಯನು ಇದಕ್ಕೆ ಬೇಕಾಗುವವನ್ನು ಭಾವಚಿತ್ರಗಳನ್ನು ಸಹಕಾರಿಗೆ ನೀಡತಕ್ಕದ್ದು. ಇಂತಹ ಗುರುತಿನ ಕಾರ್ಡಗಳನ್ನು ಸಹಕಾರಿಯ ಎಲ್ಲಾ ಚುನಾವಣೆಗಳಲ್ಲಿ ಮತ ಚಲಾಯಿಸಲು, ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಹಾಗೂ ಸಹಕಾರಿಯ ಇನ್ನಿತರ ವ್ಯವಹಾರಗಳಿಗೂ ಉಪಯೋಗಿಸತಕ್ಕದ್ದು.

ಸೂಚನೆ:

- 1) ಸದಸ್ಯರು ಸಭೆಗಳಲ್ಲಿ/ಚುನಾವಣೆಗಳಲ್ಲಿ ಭಾಗವಹಿಸಲು ಅಥವಾ ಮತ ಚಲಾಯಿಸುವ ಸಂದರ್ಭದಲ್ಲಿ, ಗುರುತಿನ ಕಾರ್ಡನ್ನು ಕಡ್ಡಾಯವಾಗಿ ಹೊಂದಿರತಕ್ಕದ್ದು.
- 2) ಯಾವುದೇ ಸದಸ್ಯನು ಸಹಕಾರಿಯು ಕೊಟ್ಟಿ ಗುರುತಿನ ಕಾರ್ಡನ್ನು ಕಳೆದುಹೊಂಡಲ್ಲಿ ಅಥವಾ ವಿರೂಪಗೊಂಡಲ್ಲಿ ಅಂತಹ ಸದಸ್ಯನು ಗುರುತಿನ ಕಾರ್ಡನ ನಕಲು ಪ್ರತಿಯನ್ನು ಮಂಡಲಿಯು ನಿಗದಿಪಡಿಸಿದ ಶುಲ್ಕವನ್ನು ಪಾವತಿ ಮಾಡಿ ಪಡೆದುಕೊಳ್ಳತಕ್ಕದ್ದು.
- 3) ಗುರುತಿನ ಕಾರ್ಡನ ನಕಲು ಪ್ರತಿಯನ್ನು ಸಾಕಟ್ಟು ಅವಕಾಶವಿಲ್ಲದಿದ್ದಲ್ಲಿ ಮತ್ತು ಸಾಮಾನ್ಯ ಸಭೆ ಅಥವಾ ಚುನಾವಣೆಯಲ್ಲಿ ಭಾಗವಹಿಸಬೇಕಾದ ತುರ್ತು ಸಿಫಾರಿಷೆಯಿದ್ದಲ್ಲಿ, ಸಹಕಾರಿಯ ಮುಖ್ಯ ಕಾರ್ಯನಿರ್ವಹಕನಿಂದ ಅಂತಹ ಸದಸ್ಯನು ತಾತ್ಕಾಲಿಕ ಗುರುತಿನ ಕಾರ್ಡನ್ನು ಪಡೆಯಬಹುದು.
- 4) ಸಹಕಾರಿಯ ಚುನಾವಣೆ ನಡೆಯುವ ವರ್ಷದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾದ ದಿನದಿಂದ ಮುಗಿಯುವರೆಗೆ ಹೊಸ ಗುರುತಿನ ಕಾರ್ಡನ ನೀಡುವಿಕೆಯನ್ನು ಕಾಲಮಿತಿಯಲ್ಲಿ ನೀಡತಕ್ಕದ್ದು.
- 5) ಗುರುತಿನ ಕಾರ್ಡನ ಒಂದು ಪ್ರತಿ ಸಹಕಾರಿಯಲ್ಲಿರತಕ್ಕದ್ದು,

ಸದಸ್ಯತಕ್ಕ ಅನರ್ಹತೆಗಳು

- 1) ಒಬ್ಬ ಸದಸ್ಯನು
 - ಅ) ಅವನಿಗೆ ಸಹಕಾರಿಯ ಸೇವೆ ಅಗತ್ಯವಾಗಿರದಿದ್ದಲ್ಲಿ : ಅಥವಾ
 - ಆ) ಅವನು ಸದಸ್ಯತ್ವದ ಹೊಣೆಗಾರಿಕೆಯನ್ನು ನಿರ್ವಹಿಸದಿದ್ದಲ್ಲಿ, ಅಂದರೆ ಉಪವಿಧಿ 8ರಲ್ಲಿ ನಿರ್ದಿಷ್ಟಪಡಿಸಿರುವ ಕನಿಷ್ಠ ಮಟ್ಟದ ಸಹಕಾರಿಯ ಸೇವೆಯನ್ನು ಸತತ ಏರಡು ವರ್ಷಗಳ ವರೆಗೆ ಬಳಸಿಕೊಂಡಿಲ್ಲದಿದ್ದರೆ: ಅಥವಾ
 - ಇ) ಸ್ವಸಮನಸ್ವನಾಗಿರದಿದ್ದಲ್ಲಿ ಅಥವಾ ದಿವಾಳಿಯೆಂದು ಸಕ್ಕಮ ನ್ಯಾಯಾಲಯದಿಂದ ಘೋಷಿತನಾಗಿದ್ದಲ್ಲಿ.
- ಈ ಸಹಕಾರಿಯ ಸದಸ್ಯನಾಗಿ ಮುಂದುವರೆಯಲು ಅರ್ಹನಾಗಿರತಕ್ಕದ್ದಲ್ಲಿ.

ನಿ. ಟಿ. ರೋ

ಪ್ರಸ್ತುತಿ ಸೌಧಾರ್ಥ ಕೇಂದ್ರ-ಆರ್ಥಿಕ ಮಂಜುಷ್ಟಿ ೧.

- 2) ಅವನು ಸಹಕಾರಿಯು ನಡೆಸುತ್ತಿರುವ ಅಥವಾ ಆದಕ್ಕೆ ಸ್ವಭಾವಶಕ್ತಿಕಾಗಿ ವ್ಯವಹಾರ ನಡೆಸುತ್ತಿದ್ದಲ್ಲಿ ಅಥವಾ ನಡೆಯುತ್ತಿರುವ ಸಹಕಾರಿಯ ಸದಸ್ಯನಾಗಿದ್ದಲ್ಲಿ ಸದಸ್ಯತ್ವಕ್ಕೆ ಅರ್ಥನಾಗಿರತಕ್ಕಿದ್ದಲ್ಲಿ.
- 3) ಯಾರೇ ಸದಸ್ಯನು ಸದಸ್ಯತ್ವಕ್ಕೆ ಅನರ್ವಗೊಂಡಲ್ಲಿ, ಆತನ ವಿರುದ್ಧ ದೋಷಾರ್ಥೀಪಣೆಯನ್ನು ತಯಾರಿಸಿ ಅದನ್ನು ಆತನಿಗೆ ನೋಂದಾಯಿತ ಅಂಚೆಯ ಮೂಲಕ ಕಳುಹಿಸಿ, ಅರ್ವಾಲು ಹೇಳಿಕೊಳ್ಳಲು ಕನಿಷ್ಠ ಏಳು ದಿನಗಳ ಅವಕಾಶ ನೀಡತಕ್ಕಿದ್ದು. ಆ ಸದಸ್ಯನ ಅರ್ವಾಲನ್ನು ಮಂಡಲಿಯ ಮುಂದಿನ ಸಭೆಯಲ್ಲಿ ನಿರ್ಣಯಗೋಸ್ಮಾರ್ತ ಇಡತಕ್ಕಿದ್ದು. ಮಂಡಲಿಯ ನಿರ್ಣಯವು ಅಂತಿಮವಾಗಿರತಕ್ಕಿದ್ದು.
- 4) ಯಾರೇ ಸದಸ್ಯನು, ಸದಸ್ಯತ್ವದಿಂದ ಅನರ್ವಗೊಂಡು ಆತನ ಸದಸ್ಯತ್ವವು ಅಂತ್ಯವಾದಲ್ಲಿ, ಸದಸ್ಯತ್ವ ಅಂತ್ಯವಾದ ದಿನದಿಂದ ಒಂದು ವರ್ಷದವರೆಗೆ ಈ ಸಹಕಾರಿಯ ಸದಸ್ಯನಾಗಿ ಮರುಪ್ರವೇಶ ಪಡೆಯಲು ಅರ್ಹನಾಗಿರತಕ್ಕಿದ್ದಲ್ಲಿ.

14. ಸದಸ್ಯನಿರ್ದಿಷ್ಟ ಸಹಕಾರಿಗೆ ಬಾಕಿ ಇರುವ ಯಾವುದೇ ಮೊತ್ತ ಸಂದಾಯ ಮಾಡುವುದಕ್ಕೆ ತಪ್ಪಿದರೆ ಆಗುವ ಪರಿಣಾಮಗಳು :

- 1) ಬಾಕಿದಾರನಾದ್ವಿಷದಸ್ಯನು ಸಹಕಾರಿಯ ಯಾವುದೇ ಸಾಮಾನ್ಯ ಸಭೆಯಲ್ಲಿ/ ಬುನಾವಣೆಯಲ್ಲಿ ಪಾಲ್ಯಾಳ್ಯಾವಂತಿಲ್ಲ, ಹಕ್ಕುಗಳನ್ನು ಚಲಾಯಿಸುವಂತಿಲ್ಲ ಮತ್ತು ಮತದಾನ ಮಾಡುವಂತಿಲ್ಲ.
- 2) ಜಾಕಿದಾರ ಸದಸ್ಯನಿನ್ನು ಇತರರಿಗೆ ಜಾಮೀನುದಾರನಾಗುವಂತಿಲ್ಲ.
- 3) ಸಹಕಾರಿಯು ಬಾಕಿದಾರ ಸದಸ್ಯನ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಆತನ ಅಸ್ತಿಗಳ ಮುಟ್ಟಗೋಲೆಲು ಮತ್ತು ಮಾರಾಟದಿಂದ ಬಾಕಿಯನ್ನು ವಸೂಲಿ ಮಾಡತಕ್ಕಿದ್ದು.

15. ಸದಸ್ಯತ್ವದ ಮುಕ್ತಾಯ:

- 1) ಸಹಕಾರಿಯ ಸದಸ್ಯನಾಗಿರುವ ಯಾವುದೇ ವ್ಯಕ್ತಿಯು-
 - ಎ) ಮೃತಪಟ್ಟರೆ
 - ಬಿ) ಸದಸ್ಯತ್ವಕ್ಕೆ ರಾಜನಾಮೆ ಕೊಟ್ಟಿ ಮಂಡಲಿಯಿಂದ ಸ್ವೀಕೃತವಾದರೆ;
 - ಸಿ) ಕಾಯ್ದೆ ಕಲಂ 20ರಡಿಯಲ್ಲಿ ಸದಸ್ಯತ್ವ ಪಡೆಯಲು ಅರ್ಹನಾಗಿಲ್ಲದಿದ್ದರೆ;
 - ಡಿ) ಉಪವಿಧಿ 13ರಲ್ಲಿರುವಂತೆ ಸದಸ್ಯನಾಗಿ ಮುಂದುವರೆಯಲು ಅನರ್ವನಾದರೆ;
 - ಇ) ಸಹಕಾರಿಯ ವೇತನ ಪಡೆಯಲು ಉದ್ಯೋಗಿಯಾದರೆ;
- ಎಫ್) ಆತನು ಹೊಂದಿರುವ ಎಲ್ಲಾ ಹೇರುಗಳನ್ನು ವರ್ಗಾವಣೆ ಮಾಡಿದರೆ, ಅಥವಾ ಆತನ ಎಲ್ಲಾ ಹೇರುಗಳನ್ನು ಮುಟ್ಟಗೋಲೆಲು ಹಾಕಿಕೊಂಡರೆ, ಹೊಂದಾಗೆ ಮಾಡಿಕೊಂಡರೆ, ಅಥವಾ ಸರಿಮೊಂದಿಸಿಕೊಂಡರೆ:
- ಜಿ) ನೋಂದಾಯಿತ ಸಂಘ ಅಥವಾ ಪಾಲುದಾರಿಕೆ ಸಂಸ್ಥೆ ಅಥವಾ ಕಂಪನಿ ಅಥವಾ ಬಾಡಿ ಕಾರ್ಮೇರೇಚ್ ಅಥವಾ ಇತರೇ ಸಂಸ್ಥೆಯಾಗಿದ್ದು, ಅದು ವಿಸರ್ವನೆಗೊಂಡರೆ ಅಥವಾ ಸಮಾಪನೆಗೊಂಡರೆ;
-ಆತನ / ಅದರ ಸದಸ್ಯತ್ವವು ಕೂಡಲೇ ಅಂತ್ಯವಾಗತಕ್ಕಿದ್ದು.

ನೃತ್ಯ

ಸುಪ್ರಿಮ್ ಸೌಹಾದರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ.

- 2) ಒಬ್ಬ ಸದಸ್ಯನು ಈ ಉಪವಿಧಿಯ ಖಂಡ(1)ರಲ್ಲಿ ತಿಳಿಸಿದ ಯಾವುದೇ ಅನರ್ಹತೆಗೆ ಒಳಗಾದಲ್ಲಿ, ಮಂಡಲಿಯು ಅಂತಹ ಸದಸ್ಯನಿಗೆ ಅವಾಲನ್ನು ಹೇಳಿಕೊಳ್ಳಲು ಯುಕ್ತ ಅವಕಾಶವನ್ನು ನೀಡಿ, ಕಾಯ್ದು, ನಿಯಮಗಳ ಮತ್ತು ಈ ಉಪವಿಧಿಗಳ ಪ್ರಕಾರ ಆತನ ಸದಸ್ಯತ್ವವು ಅಂತ್ಯವಾಗುವುದರ ಬಗ್ಗೆ ನಿರ್ಧರಿಸತಕ್ಕದ್ದು.
- 3) ಈ ಉಪವಿಧಿಯ ಖಂಡ(2)ರಲ್ಲಿ ತಿಳಿಸಿದಂತೆ ಸದಸ್ಯತ್ವ ಅಂತ್ಯವಾಗುವಿಕೆಯ ಬಗ್ಗೆ ನಿರ್ಧರಿಸಿದಾಗ, ಮಂಡಲಿಯು ಅವನ ಹೆಸರನ್ನು ಸದಸ್ಯರ ಪಟ್ಟಿಯಿಂದ ತೆಗೆದುಹಾಕತಕ್ಕದ್ದು ಹಾಗೂ ಅವನಿಂದ ಯಾವುದಾದರೂ ಬರಬೇಕಾದ ಬಾಕಿ ಇದ್ದರೆ ಅದನ್ನು ಅವನಿಗೆ ಕೊಡಬೇಕಾದ ಫೇರು ಹಣದ ಮೌಲ್ಯ ಹಾಗೂ ಸಂದಾಯವಾಗಬೇಕಾದ ದಿವಿಡೆಂಡಿನ ಮೊತ್ತದಲ್ಲಿ ಕಟ್ಟಾಯಿಸಿಕೊಂಡು ಉಳಿದ ಮೊತ್ತವನ್ನು ಪಾವತಿ ಮಾಡತಕ್ಕದ್ದು. ನಿಯಮಗಳ ಪ್ರಕಾರ ಫೇರು ಹಣದ ಮೌಲ್ಯಮಾಪನ ಮಾಡತಕ್ಕದ್ದು.
- ಪರಂತು, ಆತನು ಸದಸ್ಯನಾಗಿರುವ ಅವಧಿಯ ಯಾವುದೇ ವಿವಾದಗಳಿಗೆ ಸಂಬಂಧಿಸಿದಂತೆ ಆತನು ಸದಸ್ಯನಾಗಿ ಮುಂದುವರೆದಿದ್ದಾನೆ ಎಂಬಂತೆ ವ್ಯವಹರಿಸತಕ್ಕದ್ದು.

16. ನಾಮಮಾತ್ರ ಸದಸ್ಯರು

- 1) ಸಹಕಾರಿಯು ಈ ಕೆಳಗಿನ ಯಾರನ್ನೇ ಆಗಲಿ ಮೂರು ವರ್ಷ ಮೇರದ ಅವಧಿಗೆ ನಿರ್ದಿಷ್ಟ ಉದ್ದೇಶಗಳಾಗಿ ನಾಮಮಾತ್ರ ಸದಸ್ಯರನಾಗಿ ಸೇರಿಸಿಕೊಳ್ಳಬಹುದು. ಆ ರೀತಿ ಸೇರಿಸಿಕೊಂಡ ಸದಸ್ಯನು ಸಹಕಾರಿಗೆ ಅಗತ್ಯ ಸೇವೆಗಳನ್ನು ನೀಡುವ ಅಥವಾ ಸಹಕಾರಿಯು ನೀಡುವ ಸೇವೆಗಳನ್ನು ಪಡೆಯುವ ಸ್ಥಿತಿಯಲ್ಲಿ ಇರತಕ್ಕದ್ದು.
- ಅ) ಸಹಕಾರಿಯ ಕಾರ್ಯಕ್ಷೇತ್ರದಲ್ಲಿ ನಿವಾಸಿಯಾಗಿರುವ ಅಥವಾ ಕಾರ್ಯಕ್ಷೇತ್ರದಲ್ಲಿ ವ್ಯಾಪಾರ ಅಥವಾ ಉದ್ಯಮದಲ್ಲಿ ತೊಡಗಿರುವ ಮತ್ತು ಸಹಕಾರಿಯ ಸೇವಗಳ ಅಗತ್ಯವಿರುವ ಭಾರತೀಯ ಒಪ್ಪಂದದ ಕಾಯಿದೆ 1872ರ ಕಲಂ 11ರ ಪ್ರಕಾರ ಕರಾರು ಮಾಡಿಕೊಳ್ಳಲು ಅರ್ಹನಿರುವ, 18 ವರ್ಷ ತುಂಬಿದ, ದಿವಾಳಿಯಾಗಿರುವ ಮತ್ತು ಸ್ವಸ್ಥಮನಸ್ನಾದ ವ್ಯಕ್ತಿ;
- ಆ) ಹಾಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೇರೆಗೆ ರಚನೆಗೊಂಡ ಸಂಸಾರೂಪದ ವ್ಯಕ್ತಿ.
- 2) ನಾಮ ಮಾತ್ರ ಸದಸ್ಯರಾಗಬಯಸುವವರು ನಿಗದಿಪಡಿಸಿದ ಪ್ರವೇಶ ಶುಲ್ಕವನ್ನು ಪಾವತಿ ಮಾಡಿ ಲಿಖಿತದಲ್ಲಿ ಅರ್ಜಿ ಸಲ್ಲಿಸತಕ್ಕದ್ದು.
- 3) ಮಂಡಲಿಯು ನಾಮಮಾತ್ರ ಸದಸ್ಯತ್ವ ಕೋರಿ ಬಂದಿರುವ ಯಾವುದೇ ಅರ್ಜಿಯನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರ ಹೊಂದಿರತಕ್ಕದ್ದು. ಯಾವುದೇ ವ್ಯಕ್ತಿಗೆ ನಾಮಮಾತ್ರ ಸದಸ್ಯತ್ವವನ್ನು ತಿರಸ್ಕರಿಸಿದರೆ ಅರ್ಜಿಶುಲ್ಕವನ್ನು ಹಿಂತಿರುಗಿಸತಕ್ಕದ್ದಲ್ಲ. ಈ ಬಗ್ಗೆ ನಿಣಾಯ ಕೈಗೊಂಡ ಹದಿನ್ಯೇದು ದಿನಗಳಲ್ಲಿ ಅಂತಹ ವ್ಯಕ್ತಿಗೆ ಅವನ ಅರ್ಜಿ ತಿರಸ್ಕರಿಸಿದ ಬಗ್ಗೆ ತಿಳಿಸತಕ್ಕದ್ದು.
- 4) ನಾಮಮಾತ್ರ ಸದಸ್ಯರು ಸಹಕಾರಿಯ ಶೇರುಗಳನ್ನು ಹೊಂದಲು ಹಾಗೂ ಸಹಕಾರಿಯು ಘೋಷಿಸುವ ಲಾಭಾಂಶವನ್ನು ಪಡೆಯಲು ಅರ್ಹರಾಗಿರತಕ್ಕದ್ದಲ್ಲ.

ಸುಧಿಮಾ ಸೌಹಾದರ್ ಕೆಡಿಟ್ ಹೋ-ಆಪರೇಟ್‌ಎ ಸೋಸೈಟಿ ಲೀ.

- 5) ಸಹಕಾರಿಯ ಯಾವುದೇ ತೇವಣಿ ಯೋಜನೆಯಲ್ಲಿ ತೇವಣೆಗಳನ್ನು ತೊಡಗಿಸಲು ಅಧಿಕಾರ ಮೊಂದಿರತಕ್ಕಾದ್ದಲ್ಲ.
- 6) ನಾಮಮಾತ್ರ ಸದಸ್ಯರು ಸಹಕಾರಿಯ ಸಾಮಾನ್ಯ ಸಭೆಯಲ್ಲಿ ಅಥವಾ ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು, ನೋಟಿಸು ಪಡೆಯಲು ಅರ್ಫರಾಗಿರತಕ್ಕಾದ್ದಲ್ಲ.
- 7) ಸಹಕಾರಿಯ ಯಾವುದೇ ಪದಕ್ಕೆ ಸ್ಪರ್ಧಿಸುವುದಕ್ಕಾಗಲೀ ಅಥವಾ ಮತದಾನ ಮಾಡುವುದಕ್ಕಾಗಲೀ ನಾಮಮಾತ್ರ ಸದಸ್ಯರು ಅರ್ಫರಾಗಿರತಕ್ಕಾದ್ದಲ್ಲ.
- 8) ನಾಮಮಾತ್ರ ಸದಸ್ಯರು ಸದಸ್ಯತ್ವ ಅವಧಿ ಮೂರು ವರ್ಷಗಳು ಅಥವಾ ಅವರು ಸಹಕಾರಿಯಿಂದ ಪಡೆದ ಸೇವೆ ಮುಕ್ತಾಯವಾಗುವವರೆಗೆ ಅಥವಾ ಅವರು ಸಹಕಾರಿಗೆ ನೀಡಬೇಕಾದ ಸೇವೆಯನ್ನು ಮೂರ್ಖಗೊಳಿಸುವವರೆಗೆ ಇವುಗಳಲ್ಲಿ ಯಾವುದು ಮೊದಲೋ ಆದಾಗಿರುತ್ತದೆ.

17. ಸಹ ಸದಸ್ಯರು

1. ಸಹಕಾರಿಯು ಈ ಕೆಳಗಿನ ಯಾರನ್ನೇ ಆಗಲಿ ಸಹ ಸದಸ್ಯರನಾಗಿ ಸೇರಿಸಿಕೊಳ್ಳಬಹುದು.
ಅ) ಸಹಕಾರಿಯ ಕಾರ್ಯಕ್ಷೇತ್ರದಲ್ಲಿ ನಿವಾಸಿಯಾಗಿರುವ ಅಥವಾ ಆ ಕಾರ್ಯಕ್ಷೇತ್ರದಲ್ಲಿ ವ್ಯಾಪಾರ ಅಥವಾ ಉದ್ದೇಶದಲ್ಲಿ ತೊಡಗಿರುವ ಮತ್ತು ಸಹಕಾರಿಯ ಸೇವೆಗಳ ಅಗತ್ಯಾವಿರುವ ಭಾರತೀಯ ಒಪ್ಪಂದ ಕಾಯಿದೆ 1872ರ ಕಲಂ ixರ ಪ್ರಕಾರ ಕರಾರು ಮಾಡಿಕೊಳ್ಳಲು ಅರ್ಫನಿರುವ, 18 ವರ್ಷ ತುಂಬಿದ, ದಿವಾಳಿಯಾಗಿರದ ಮತ್ತು ಸ್ವಸ್ಥಮನಸ್ವನಾದ ವ್ಯಕ್ತಿ.

ಟಿಪ್ಪಣಿ: ಭಾರತೀಯ ಒಪ್ಪಂದದ ಕಾಯಿದೆ 1872ರ ಕಲಂ ixರ ಪ್ರಕಾರ ಕರಾರುಗಳನ್ನು ಮಾಡಿಕೊಳ್ಳಲು ಅರ್ಫನಿದ್ದ ಯಾವುದೇ ವ್ಯಕ್ತಿ:

- ಅ) ಹಾಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೇರೆಗೆ ರಚನೆಗೊಂಡ ಸಂಸಾರೂಪದ ವ್ಯಕ್ತಿ.
- ಪರಂತು, ಸಹಕಾರಿಯ ಸಹ ಸದಸ್ಯರ ಸಂಖ್ಯೆಯು ಸಹಕಾರಿಯ ಒಟ್ಟು ಸದಸ್ಯರ ಸಂಖ್ಯೆಯ ಗರಿಷ್ಟ ಶೇಕಡ 15 ಮೀರತಕ್ಕಾದ್ದಲ್ಲ. ಸಹ ಸದಸ್ಯರಿಂದ ಖಾಯಂ ಸದಸ್ಯರನಾಗಿಸ ಬಯಸಿದಲ್ಲಿ ಅಂತಹ ಸದಸ್ಯರುಗಳ ಎಸ್‌ಸಿ/ಎಸ್‌ಟಿ ಗುಂಪಿಗೆ ಸೇರಿದವರಾಗಿರತಕ್ಕಾದ್ದ.
- 2) ಸದಸ್ಯರಾಗಬಯಸುವವರು ನಿಗದಿಪಡಿಸಿದ ಶೇರು ಶುಲ್ಕ ಮತ್ತು ಪ್ರಮೇಶ ಶುಲ್ಕವನ್ನು ಹಾಗೂ ಕನಿಷ್ಠ ಒಂದು ಶೇರಿನ ಪೂರ್ಣ ಹಣವನ್ನು ಪಾವತಿ ಮಾಡಿ ಲಿಖಿತ ರೂಪದಲ್ಲಿ ಅರ್ಜಿ ಸಲ್ಲಿಸಬೇಕು.
- 3) ನಿದೇಶಕ ಮಂಡಳಿಯು ಸದಸ್ಯತ್ವ ಕೋರಿ ಬಂದಿರುವ ಯಾವುದೇ ಅರ್ಜಿಯನ್ನು ಅಂಗೀಕರಿಸುವ ಅಥವಾ ತಿರಸ್ಕರಿಸುವ ಅಧಿಕಾರ ಪಡೆದಿರುವರು. ಸದಸ್ಯತ್ವವನ್ನು ತಿರಸ್ಕರಿಸಿದ್ದರೆ ಸದಸ್ಯತ್ವಕ್ಕಾಗಿ ಅಭ್ಯರ್ಥಿಯು ಸಲ್ಲಿಸಿದ ಪೂರ್ಣ ಹಣವನ್ನು ವಾಪಸ್ ಮಾಡಬೇಕು. ಈ ಬಗ್ಗೆ ನಿರ್ಣಯ ಕ್ಷೇಗೊಂಡ ಮೂರು ತಿಂಗಳಲ್ಲಿ ಅಂತಹ ಅಭ್ಯರ್ಥಿಗೆ ಅವನ ಅರ್ಜಿ ತಿರಸ್ಕರಿಸಬೇಕು.

ನೃತ್ಯಾಗಾರ

- 4) ಸಹ ಸದಸ್ಯರು ಸಹಕಾರಿಯು ನೀಡುವ ಎಲ್ಲಾ ರೀತಿಯ ಸೇವೆಗಳನ್ನು ಪಡೆಯಲು ಅರ್ವಾರುತ್ತಾರೆ.
- 5) ಸಹ ಸದಸ್ಯರು ಸಹಕಾರಿಯು ಫೋಣಿಸುವ ಲಾಭಾಂಶವನ್ನು ಪಡೆಯಲು ಅರ್ವಾರುತ್ತಾರೆ.
- 6) ಸಹ ಸದಸ್ಯರು ಸಹಕಾರಿಯ ಸಾಮಾನ್ಯ ಸಭೆಯ ಅಥವಾ ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು, ನೋಟೀಸ್ ಪಡೆಯಲು, ವಾರ್ಷಿಕ ವರದಿ ಅಥವಾ ಲೆಕ್ಕ ಪತ್ರಗಳ ವಿವರ ಪಡೆಯಲು ಅರ್ವಾಗಿರುವುದಿಲ್ಲ.
- 7) ಸಹಕಾರಿಯ ಯಾವುದೇ ಪದಕ್ಕೆ ಸ್ವಧಿಸುವುದಕ್ಕಾಗಲೀ ಅಥವಾ ಮತದಾನ ಮಾಡುವುದಕ್ಕಾಗಲೀ ಸಹ ಸದಸ್ಯರು ಅರ್ವಾಗಿರುವುದಿಲ್ಲ.
- 8) ಈ ಪ್ರಕರಣದಲ್ಲಿ ಉಪಬಂಧಿಸಿರುವುದನ್ನಿಂದು, ಒಬ್ಬ ಸಹ ಸದಸ್ಯನು, ಸಹಕಾರಿಯ ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಬಹುದಾದಂಥ ಒಬ್ಬ ಸದಸ್ಯನು ಹೊಂದಿರುವ ತದಾರರ ಹಕ್ಕನ್ನು ಹೊರತುಪಡಿಸಿ ಉಳಿದ ಎಲ್ಲಾ ಹಕ್ಕಗಳಿಗೆ ಮತ್ತು ಸದಸ್ಯನ ಹೊಣೆಗಾರಿಕೆಗಳನ್ನು ಹೊಂದಿರತಕ್ಕದ್ದು.

18. ಜೇರು ಮತ್ತು ತೇವಣಿಗಳ ಮೇಲೆ ಗ್ರಹಣಾಧಿಕಾರ :

ಸಹಕಾರಿಯು, ಸದಸ್ಯನ ಜೇರು ಮತ್ತು ತೇವಣಿಗಳ ಮೇಲೆ ಆತನಿಂದ ಸಹಕಾರಿಗೆ ಕಾಲ-ಕಾಲಕ್ಕೆ ಬರತಕ್ಕ ಎಲ್ಲಾ ಮೊಬಿಲಗ್ಸಿಗಳ ವಸೂಲಾತಿಗೆ ಪ್ರಥಮ ಗ್ರಹಣಾಧಿಕಾರ ಹೊಂದಿರತಕ್ಕದ್ದು.

19. ಜಾಮೀನುದಾರರ ಜವಾಬ್ದಾರಿ ಮತ್ತು ಕರ್ತವ್ಯಗಳು :

- 1) ಸದಸ್ಯನು ಪ್ರಥಾನ ಸಾಲಗಾರನಾಗಿ ಪಡೆದ ಸಾಲದ ಮರುಪಾವತಿಗೆ ಸಾಲಗಾರನಷ್ಟೇ ಪ್ರತಿಯೊಬ್ಬ ಜಾಮೀನುದಾರನೂ ಜವಾಬ್ದಾರನಾಗಿರತಕ್ಕದ್ದು.
- 2) ಜಾಮೀನು ಕೊಡುವ ಮುನ್ದು ಜಾಮೀನುದಾರನು ಪ್ರಥಾನ ಸಾಲಗಾರನ ಆರ್ಥಿಕ ಸ್ಥಿತಿ, ಸಾಲದ ಉದ್ದೇಶ ಮತ್ತು ಸಾಲ ತೀರುಸುವ ಶಕ್ತಿ ಇವುಗಳ ಬಗ್ಗೆ ತಿಳಿದುಕೊಳ್ಳತಕ್ಕದ್ದು.
- 3) ಸಹಕಾರಿಯು ಸೂಕ್ತ ಕಾನೂನು ಕ್ರಮ ತೆಗೆದುಕೊಂಡು, ಅಗತ್ಯವಿದ್ದಲ್ಲಿ, ಜಾಮೀನುದಾರನ ಚರ ಸ್ಥಿರಾಸ್ತಿಗಳ ಮುಟ್ಟಿಗೋಲು ಮತ್ತು ಮಾರಾಟದಿಂದ ಬಾಕಿಯನ್ನು ವಸೂಲಿ ಮಾಡಬಹುದು.
- 4) ಯಾವುದೇ ಸದಸ್ಯನಿಂದ ಸಹಕಾರಿಗೆ ಬರಬೇಕಾದ ಬಾಕಿ ಹಣವನ್ನು ನ್ಯಾಯಾಲಯದ ದಿಕ್ತಿಯ ಜಾರಿಯ ಮೂಲಕ ವಸೂಲಿ ಮಾಡಿದಲ್ಲಿ, ಅಂತಹ ಸದಸ್ಯನು, ಸಾಲ ತೀರುವಳಿಯಾದ ದಿನಾಂಕದಿಂದ ಆರು ತಿಂಗಳವರೆಗೆ, ಸಾಲ ಪಡೆಯಲು ಮತ್ತು ಇತರೆ ಸದಸ್ಯರಿಗೆ ಜಾಮೀನುದಾರನಾಗಲು ಅನರ್ಹನಾಗಿರತಕ್ಕದ್ದು.

20. ನಾಮ ನಿರ್ದೇಶನ :

- 1) ಅ) ಯಾವುದೇ ಸದಸ್ಯನು ತಾನು ಸಹಕಾರಿಯಲ್ಲಿ ಹೊಂದಿದ ಯಾವುದೇ ಆಸ್ತಿಗಳನ್ನು, ಅಂದರೆ ಜೇರು, ತೇವಣಿ, ಲಾಭಾಂಶ ಇತ್ಯಾದಿಗಳನ್ನು ತನ್ನ ಮರಣನಂತರ ನಿರ್ದಿಷ್ಟ ವ್ಯಕ್ತಿಗೆ/ವ್ಯಕ್ತಿಗಳಿಗೆ ಸೇರಬೇಕೆಂದು ನಾಮ ನಿರ್ದೇಶಿಸಬಹುದು ಮತ್ತು ಅದನ್ನು ಲಿಖಿತ ಮೂಲಕ ಕಾಲಕಾಲಕ್ಕೆ

ಸುಶಿಮಾ ಸರ್ವಾರ್ಥ ಕ್ರೆಡಿಟ್ ಹೋ-ಆಪರೇಟರ್ ಸೋಸೈಟಿ ಲಿ.

ಬದಲಾಯಿಸಬಹುದು. ಈ ರೀತಿ ಬದಲಾಯಿಸಿದಲ್ಲಿ, ಕೊನೆಯ ನಾಮನಿರ್ದೇಶನವು ಜಾರಿಗೆ ಬರತಕ್ಕದ್ದು. ಈ ಉಪವಿಧಿಯಡಿ ಮಾಡಿದ ನಾಮನಿರ್ದೇಶನವು ಸದಸ್ಯನು ಮೃತಪಟ್ಟಲ್ಲಿ ಕಾರ್ಯರೂಪಕ್ಕೆ ಬರಲು:

ಎ) ಲಿವಿಟದಲ್ಲಿದ್ದ ಸದಸ್ಯನು ಇನ್ನಿತರ ಇಟ್ಟರು ಸಾಕ್ಷಿಗಳನ್ನು ಮಾಡಿರತಕ್ಕದ್ದು;

ಬಿ) ಸಹಕಾರಿಯಲ್ಲಿ ಈ ಉದ್ದೇಶಕ್ಕಾಗಿಯೇ ಇಟ್ಟಿರುವ ರಿಜಿಸ್ಟ್ರಿನಲ್ಲಿ ಸೋಂದಾಯಿಸಿರತಕ್ಕದ್ದು.

ಆ) ಮರಣ ಮೊಂದಿದ ಸದಸ್ಯನು ನಾಮನಿರ್ದೇಶನ ಮಾಡಿದ್ದಲ್ಲಿ, ನಾಮನಿರ್ದೇಶಿತರೇ ಉತ್ತರಾಧಿಕಾರಿಗಳಿಂದು ತಿಳಿದು ವ್ಯವಹರಿಸತಕ್ಕದ್ದು.

2) ಯಾವುದೇ ಸದಸ್ಯನು ನಾಮನಿರ್ದೇಶನ ಮಾಡಿರದಿದ್ದಲ್ಲಿ ಅಥವಾ ಮಾಡಿರಬಹುದಾದ ನಾಮನಿರ್ದೇಶನ ಸಿಂಧುವಾಗಿದ್ದ ಸಂದರ್ಭದಲ್ಲಿ:

ಆ) ಸದಸ್ಯರ ಶೇರು ಮೊಬಿಲಿಗು ಮತ್ತು ಇತರ ಯಾವುದೇ ಹಣದ ಮೊತ್ತವು ರೂ.1,00,000/-ಗಳಿಗೆ ಏರದಿದ್ದ ಸಂದರ್ಭದಲ್ಲಿ ಮಂಡಲಿಯ ಅಭಿಪ್ರಾಯದಲ್ಲಿ ಮೃತಪಟ್ಟ ಸದಸ್ಯರ ವಾರಸುಧಾರರು ಅಥವಾ ಮೃತಪಟ್ಟ ಸದಸ್ಯರ ಕಾನೂನು ಪ್ರಕಾರ ವಾರಸುಧಾರರು ಎಂದು ಕಂಡುಬರುತ್ತಿದ್ದೂ ಆ ವಾರಸುಧಾರರಿಗೆ, ಅವರಿಂದ ಸಕ್ಷಮ ಪ್ರಾಧಿಕಾರದ ನೀಡಿದ ಪ್ರಮಾಣ ಪತ್ರ ಮತ್ತು ಅವಶ್ಯವಿದ್ದರೆ ಓವ್‌ ಸದಸ್ಯರಿಂದ ಭದ್ರತೆಗಾಗಿ ನಷ್ಟಭರ್ತೆಪತ್ರವನ್ನು (indemnity bond) ಪಡೆದು, ಆ ಮೊಬಿಲಿಗನ್ನು ಪಾವತಿ ಮಾಡತಕ್ಕದ್ದು.

ಆ) ಮೃತರಾದ ಸದಸ್ಯರಿಗೆ ಸಹಕಾರಿಯಿಂದ ಕೊಡಬೇಕಾಗಿದ್ದ ಶೇರು ಮೊಬಿಲಿಗು ಮತ್ತು ಇತರೇ ಯಾವುದೇ ಹಣದ ಮೊತ್ತವು ರೂ.1,00,000/-ಗಳಿಗೆ ಏರಿದ್ದರೆ, ಅಂತಹ ಸಂದರ್ಭದಲ್ಲಿ ಅಂತಹ ಮೃತಪಟ್ಟ ಸದಸ್ಯರ ಪರವಾಗಿ ಹಣವನ್ನು ಪಡೆಯಲು ಮುಂದೆ ಬಂದವರು ತಾವು ಆ ಹಣಕ್ಕೆ ಉತ್ತರಾಧಿಕಾರ /ವಾರಸುಧಾರ ಎಂದು ಸಕ್ಷಮ ಪ್ರಾಧಿಕಾರಿಂದ ವಾರಸುಧಾರಿಕೆ / ಉತ್ತರಾಧಿಕಾರ ಪ್ರಮಾಣಪತ್ರವನ್ನು ಹಾಜರುಪಡಿಸಿ ಸಾಬೀತುಪಡಿಸಿದಾಗ ಮಾತ್ರವೇ ಆ ಹಣವನ್ನು ಕೊಡತಕ್ಕದ್ದು. ಆದಾಗ್ಯೂ, ಮೃತ ಸದಸ್ಯನ ಪರವಾಗಿ ಹಣವನ್ನು ಪಡೆಯಲು ಬಂದ ವಾರಸುಧಾರರು ಅಥವಾ ವಿಧಿಬಧ ಪ್ರತಿನಿಧಿಗಳು ಕಾಯಿದೆ, ನಿಯಮಗಳ ಮತ್ತು ಈ ಉಪವಿಧಿಗಳ ಪ್ರಕಾರ ಸದಸ್ಯರಾಗಲು ಅರ್ಹತೆ ಹೊಂದಿದ್ದಲ್ಲಿ, ಅವರನ್ನು ಸಹಕಾರಿಯಲ್ಲಿ ಹೊಸದಾಗಿ ಸದಸ್ಯರನ್ನಾಗಿ ಸೇರಿಸಿಕೊಂಡು ಅವರ ಖಾತೆಗೆ ಆ ಹಣವನ್ನು ವರ್ಗಾಯಿಸತಕ್ಕದ್ದು.

21. ಶೇರುಗಳ ವರ್ಗಾವಣೆ:

ಯಾವುದೇ ಸದಸ್ಯನು ಸಹಕಾರಿಯಲ್ಲಿರುವ ಅವನ ಶೇರು ಅಥವಾ ಹಿತಾಸಕ್ತಿಯನ್ನು ವರ್ಗಾವಣೆ ಮಾಡಬಹುದು. ಅದರೆ ಅಂತಹ ವರ್ಗಾವಣೆಯು

- 1) ಆ ಸದಸ್ಯರು ಅಂತಹ ಶೇರು ಅಥವಾ ಹಿತಾಸಕ್ತಿಯನ್ನು ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅವಧಿಗೆ ಧಾರಣ ಮಾಡಿರದ ಹೊರತು;
- 2) ಆ ವರ್ಗಾವಣೆಯು ಸಹಕಾರಿಯ ಸದಸ್ಯರಿಗೆ ಮಾಡಿರದ ಹೊರತು;

ನೃತ್ಯಾಗಾರ

- 3) ಆ ವರ್ಗಾವಣೆಯು ಸಹಕಾರಿಯ ಮಂಡಲಿಯಿಂದ ಅಂಗೀಕಾರವಾಗಿದೆ ಹೊರತು
- ಉಚ್ಚಾರಣಾಗತಕ್ಕಾದ್ದಲ್ಲ.

22. ವರ್ಗಾವಣೆ ಮಾಡುವ ವಿಧಾನ:

- 1) ಸದಸ್ಯನು ಅವನ ಶೇರು ಅಥವಾ ಹಿತಾಸಕ್ತಿಯನ್ನು ವರ್ಗಾವಣೆ ಮಾಡಲು ಅಂತಹ ವರ್ಗಾವಣೆಗೆ ಕಾರಣಗಳನ್ನು ತಿಳಿಸಿ, ನಿಗದಿತ ನಮೂನೆಯಲ್ಲಿ ನಿಗದಿತ ರುಲ್ ಮತ್ತು ಸದಸ್ಯನ ಶೇರು ಪ್ರಮಾಣಪತ್ರದೊಂದಿಗೆ ಸಹಕಾರಿಗೆ ಅರ್ಜಿ ಸಲ್ಲಿಸತಕ್ಕಾದ್ದು. ಉದ್ದೇಶಿತ ವರ್ಗಾವಣೆದಾರ ಸಹಕಾರಿಯ ಸದಸ್ಯನಾಗಿರದಿದ್ದರೆ, ಸದರಿ ವರ್ಗಾವಣೆದಾರನು ಸದಸ್ಯತ್ವ ಕೋರಿಕೆ ಅರ್ಜಿಯನ್ನು ಕೂಡಾ ಸಲ್ಲಿಸತಕ್ಕಾದ್ದು.
- 2) ಮಂಡಲಿಯು ಸೂಕ್ತ ಪರಿಶೀಲನೆಯ ನಂತರ, ಸದಸ್ಯತ್ವ ಕೋರಿಕೆ ಅರ್ಜಿಯನ್ನು ಮತ್ತು ವರ್ಗಾವಣೆಯನ್ನು ಅಂಗೀಕರಿಸತಕ್ಕಾದ್ದು. ವರ್ಗಾವಣೆ ಅನುಮೋದನೆಗೊಂಡ 30 ದಿನಗಳೊಳಗೆ ಸಂಬಂಧಿಸಿದವರಿಗೆ ಲಿಖಿತವಾಗಿ ತಿಳಿಸತಕ್ಕಾದ್ದು.

23. ಸದಸ್ಯರ ಮರಣಾನಂತರ ಹಕ್ಕು ಬಾಧ್ಯತೆಗಳ ವರ್ಗಾವಣೆ :

- 1) ಸದಸ್ಯರ ಮರಣಾನಂತರ, ಮರಣ ಹೊಂದಿದ ದಿನಾಂಕದಿಂದಲೇ ಸದಸ್ಯತ್ವ ಅಂತ್ಯಗೊಳ್ಳತಕ್ಕಾದ್ದು.
- 2) ಸದಸ್ಯನು ಮೃತನಾದ 30 ದಿನಗಳೊಳಗಾಗಿ ನಾಮನಿರ್ದೇಶಿತರಿಗೆ ಲಿಖಿತ ಮಾಹಿತಿ ನೀಡಿ. ಸಹಕಾರಿಯಲ್ಲಿ ಮೃತ ಸದಸ್ಯನು ಹೊಂದಿರುವ ಶೇರು, ಶೇವಣಿ ಇತ್ಯಾದಿಗಳ ಒಟ್ಟು ಮೊತ್ತದಲ್ಲಿ ಮೃತ ಸದಸ್ಯರಿಂದ ಸಹಕಾರಿಗೆ ಬರಬೇಕಾದ ಎಲ್ಲಾ ಬಾಕಿಯನ್ನು ಹೊಂದಾಣಿಕೆ ಮಾಡಿಕೊಂಡು, ~~ಉಳಿದು~~ ಹೊಂದಿದ್ದನ್ನು ನಾಮನಿರ್ದೇಶಿತನಿಗೆ ನೀಡತಕ್ಕಾದ್ದು. ನಾಮ ನಿರ್ದೇಶಿತರು ಇಲ್ಲದಿದ್ದಲ್ಲಿ ಸಹಕಾರಿಗೆ ಮೃತ ಸದಸ್ಯರಿಂದ ಬರಬೇಕಾದ ಎಲ್ಲಾ ಬಾಕಿಯನ್ನು ಹೊಂದಾಣಿಕೆ ಮಾಡಿಕೊಂಡ ನಂತರ, ಉಳಿದ ಹಣವನ್ನು ಅಮಾನತು ಖಾತೆಗೆ ವರ್ಗಾವಣೆ ಮಾಡತಕ್ಕಾದ್ದು.
- 3) ಮೃತ ಸದಸ್ಯನು ಸಹಕಾರಿಗೆ ಪಾವತಿಸಲು ಬಾಕಿ ಇರುವ ಮೊತ್ತವು ಸಹಕಾರಿಯಲ್ಲಿ ಅವನು ಹೊಂದಿರುವ ಶೇರು ಮತ್ತು ಶೇವಣಿಗಳ ಮೊತ್ತಕ್ಕಿಂತ ಹೆಚ್ಚಿದಲ್ಲಿ, ಹೊಂದಾಣಿಕೆ ಮಾಡಿಕೊಂಡ ನಂತರ ಬಾಕಿ ಉಳಿದ ಮೊತ್ತವನ್ನು ಮೃತ ಸದಸ್ಯನ ಕಾನೂನುಸಮೃತ ವಾರಸುದಾರರಿಂದ ವಸೂಲು ಮಾಡತಕ್ಕಾದ್ದು.
- 4) ಮೃತಪಟ್ಟ ಸದಸ್ಯನ ಶೇರುಹಣ ವರ್ಗಾವಣೆಗಾಗಿ ಹಕ್ಕುದಾರರು ಸಲ್ಲಿಸಿದ ಅರ್ಜಿಯನ್ನು ಮುಖ್ಯಕಾರ್ಯನಿರ್ವಾಹಕನು ಅರವತ್ತು ದಿನಗಳೊಳಗೆ ಮಂಡಲಿಯ ಸಭೆಗೆ ನಿರ್ಣಯಕ್ಕಾಗಿ ಮಂಡಿಸತಕ್ಕಾದ್ದು. ಮಂಡಲಿಯ ಅರ್ಜಿಯನ್ನು ಪರಿಶೀಲಿಸಿ. ಹಕ್ಕುದಾರರು ಈಗಾಗಲೇ ಸಹಕಾರಿಯ ಸದಸ್ಯರಾಗಿದ್ದರೆ ಉಪವಿಧಿಗಳ ಪ್ರಕಾರ ಮೃತರ ಎಲ್ಲಾ ಶೇರುಹಣವನ್ನು ಕುಟುಂಬದವರನ್ನು ಸದಸ್ಯರನ್ನಾಗಿ ಮಾಡಿ, ತದನಂತರ ವರ್ಗಾಯಿಸಬಹುದು.
- 5) ಹಕ್ಕುದಾರರು ಇಲ್ಲದಿದ್ದಲ್ಲಿ ಮೂರು ವರ್ಷಗಳ ನಂತರ, ಅಂತಹ ಹಣವನ್ನು (unclaimed) ಸಹಕಾರಿಯ ಮೀಸಲು ನಿಧಿಗೆ ವರ್ಗಾಯಿಸಬಹುದು.

ನೃತ್ಯಾರ್ಥ

ಅಧ್ಯಾಯ - 5

ಪೇರು ಬಂಡವಾಳ

24. ಸಹಕಾರಿಯ ಅಧಿಕೃತ ಪೇರು ಬಂಡವಾಳದ ಸ್ಥರೂಪ ಮತ್ತು ಮೊಬಿಲ್ ಗ್ರಾಹಣಗ್ರಹಣ :

ಸಹಕಾರಿಯ ಅಧಿಕೃತ ಶೇರು ಬಂಡವಾಳವು ರೂ.15,00,000=00 ಗಳಾಗಿರತಕ್ಕದ್ದು. ಮತ್ತು ಪ್ರತಿ ಶೇರಿನ ಮೌಲ್ಯವು ರೂ.1,000=00ಗಳಾಗಿದ್ದು, ಸಾಮಾನ್ಯ ನಿಕಾಯವು ಸಹಕಾರಿಯ ಅಧಿಕೃತ ಪೇರು ಬಂಡವಾಳವನ್ನು ಮರುನಿಗದಿಗೊಳಿಸಲು ಸ್ಥಾಪನಾಗಿರತಕ್ಕದ್ದು.

25. ಒಟ್ಟು ಸದಸ್ಯನು ಮೊಂದಬಹುದಾದ ಗರಿಷ್ಟ ಪೇರುಗಳು:

ಯಾವುದೇ ಸದಸ್ಯನು ಸಹಕಾರಿಯ ಒಟ್ಟು ಪೇರು ಬಂಡವಾಳದ ಪೇ.5 ಕ್ಕಿಂತ ಹೆಚ್ಚು ಪೇರುಗಳನ್ನು ಮೊಂದುವರುತ್ತಿಲ್ಲ.

26. ಪೇರು ವಣದೆ ಘೂರುಪಾವತಿ:

ರಾಜೀನಾಮೆ, ಮುಖ್ಯ, ಅನರ್ವ್ಯತೆ ಅಥವಾ ಇನ್ನಾವುದೇ ಕಾರಣಾದಿಂದ ಯಾವುದೇ ಸದಸ್ಯನಿಗೆ ಶೇರು ವಣದೆ ಘೂರುಪಾವತಿ) ಮೂಡುವುದಿದ್ದಲ್ಲಿ ಅಥವಾ ಸಾಲಕ್ಕೆ ವಜಾ ಮಾಡಿಕೊಳ್ಳುವುದಿದ್ದಲ್ಲಿ ಅಥವಾ ಸಂದರ್ಭಾನುಸಾರ ಮ್ಯಾತ್ರ ವ್ಯಕ್ತಿಯ ವಾರಸುದಾರನಿಗೆ ವರ್ಗಾಯಿಸುವುದಿದ್ದಲ್ಲಿ, ಆ ಸದಸ್ಯನಿಗೆ ನೀಡಬಹುದಾದ ಮೊತ್ತವನ್ನು ಆ ದಿನದಂದು ಸಹಕಾರಿಯ ಶೇರಿನ ಬೆಲೆಯನ್ನು ಆಧರಿಸಿ ನೀಡತಕ್ಕದ್ದು. ಪರಂತು ಶೇರಿನ ಮುಖ್ಯಬೆಲೆಗಿಂತ ಹೆಚ್ಚಿನ ಮೊತ್ತವನ್ನು ನೀಡತಕ್ಕದ್ದಲ್ಲ. ಶೇರಿನ ಬೆಲೆಯನ್ನು ಈ ಕೆಳಗಿನಂತೆ ಲೆಕ್ಕಾಕತಕ್ಕದ್ದು.

ಪ್ರತಿ ಶೇರಿನ ಬೆಲೆ=ಸಹಕಾರಿಯ ಒಟ್ಟು ಪಾವತಿಯಾದ ಪಾಲು ಬಂಡವಾಳ-ಕೋಂಡ್ರಿಕ್ಕೆತ ನಷ್ಟ ಒಟ್ಟು ಶೇರುಗಳ ಸಂಖ್ಯೆ

26(ಎ)ಪ್ರಥಮ ಮಹಾ ಸಭೆ ಸೌಹಾದರ್ ಸಹಕಾರಿಯ ಕಾಯ್ದೆ ಮತ್ತು ನಿಯಮಗಳಂತೆ ಸಹಕಾರಿ ನೋಂದಣಿಯಾದ 30 ದಿನಗಳಲ್ಲಿ ಪ್ರಥಮ ಮಹಾಸಭೆಯನ್ನು ಸೇರಿ ಸಂಘದ ನೋಂದಣಿಯಾದ ಜ್ಯೇಷ್ಠ ಅವಕಾಶಗಳು/ಉದ್ದೇಶಗಳು/ಸದಸ್ಯರ/ಕಾರ್ಯಕಾರಿ ಮಂಡಳಿ, ನಿರ್ದೇಶಕರ ಕರ್ತವ್ಯ ಜವಾಬ್ದಾರಿ ಅಭಿವೃದ್ಧಿ ಯೋಜನೆಗಳು ಸಾಲ ನೀಡಿಕೆ/ತೇವಣಿ ಸಂಗ್ರಹಣೆಗೆ ಕುರಿತಂತೆ ಚರ್ಚೆಗಳಿಗೆ ನೋಂದಣಿ ಸಹಕಾರಿ ಮತ್ತು ಸಂಯುಕ್ತ ಸಹಕಾರಿಗೆ ವರದಿ ಸಲ್ಲಿಸುವುದು.

ಅಧ್ಯಾಯ 6

ಸಾಮಾನ್ಯ ನಿಕಾಯ

27. ಸಾಮಾನ್ಯ ನಿಕಾಯ :

- 1) ಕಾಯ್ದೆ, ನಿಯಮಗಳು ಹಾಗೂ ಈ ಉಪವಿಧಿಗಳಿಗೆ ಒಳಪಟ್ಟು ಸಹಕಾರಿಯ ಅಂತಿಮ ಅಧಿಕಾರವು ಸಾಮಾನ್ಯ ನಿಕಾಯದಲ್ಲಿ ನಿಹಿತವಾಗಿರತಕ್ಕದ್ದು.
- 2) ಸಹಕಾರಿಯ ಸಾಮಾನ್ಯ ಸಭೆಯು ಸಾಮಾನ್ಯ ನಿಕಾಯದ ಯಾವುದೇ ಅಥವಾ ಎಲ್ಲಾ ಅಧಿಕಾರಗಳನ್ನು ಹಾಗೂ ಕಾಯ್ದೆಯಲ್ಲಿ ಸಾಮಾನ್ಯ ನಿಕಾಯ ಅಥವಾ ಅದರ ಸಭೆಗೆ ಯಾವುದೇ

ಸುಪ್ರಿಮ್ ಸೌಹಾದರ್ ಕ್ರೆಡಿಟ್ ಹೋ-ಆಪರೇಟರ್ ಸೆಕ್ಯೂರಿಟಿ ಲಿ.

ರೂಪದಲ್ಲಿ ಅಥವಾ ಪದಗಳಲ್ಲಿ ಮಾಡಲಾದ ಯಾವುದೇ ಉಲ್ಲೇಖವು, ಅಂಥ ಉಲ್ಲೇಖವು ಪ್ರತಿನಿಧಿಕ ಸಾಮಾನ್ಯ ನಿಕಾಯ ಅಥವಾ ಸಂದರ್ಭಾನುಸಾರವಾಗಿ ಅದರ ಸಭೆಗೆ ಮಾಡಿದ ಉಲ್ಲೇಖಗಳ ಬಗ್ಗೆ ಅಧಿಕಾರಗಳನ್ನು ಚಲಾಯಿಸಲು ಒಂದು ಚಿಕ್ಕ ನಿಕಾಯವನ್ನು ರಚಿಸಬಹುದು.

ಸಾಮಾನ್ಯ ಸಭೆಯ ಕುರಿತು ಇನ್ನು ಮುಂದೆ ಮಾಡಲಾದ ಉಲ್ಲೇಖಗಳಲ್ಲಿ ಸಂದರ್ಭಾನುಸಾರ ಪ್ರತಿನಿಧಿಕ ಸಾಮಾನ್ಯ ಸಭೆ ಎಂದು ತಿಳಿಯತಕ್ಕದ್ದು.

- 3) ಪ್ರತಿ ವರ್ಷದ ಸೆಪ್ಟೆಂಬರ್ ತಿಂಗಳ ಇಪ್ಪತ್ತೆಂದರೊಳಗಾಗಿ ಮಂಡಳಿಯ ನಿರ್ದೀರಿಸುವ ದಿನಾಂಕದಂದು ಒಂದು ವಾರ್ಷಿಕ ಸಾಮಾನ್ಯ ಸಭೆಯನ್ನು ಕರೆಯತಕ್ಕದ್ದು.

28. ಸಾಮಾನ್ಯ ಸಭೆಗಾಗಿ ನೋಟೀಸ್ :

- 1) ಮಂಡಳಿಯ ಸಾಮಾನ್ಯ ಸಭೆಯ ನಡೆಯುವ ಸ್ಥಳ, ದಿನಾಂಕ ಮತ್ತು ವೇಳೆಯನ್ನು ನಿರ್ದೀರಿಸಿದ ನಂತರ, ಮುಖ್ಯಕಾರ್ಯನಿರ್ವಾಹಕನು ವಾರ್ಷಿಕ ಸಾಮಾನ್ಯ ಸಭೆಗೆ ಸ್ಪಷ್ಟ ಹದಿನ್ಯೇರು, ಆದರೆ ಉಪವಿಧಿಗಳ ತಿದ್ದುಪಡಿ ಸಂದರ್ಭದಲ್ಲಿ ಸ್ಪಷ್ಟ ಇಪ್ಪತ್ತು, ಅಥವಾ ವಿಶೇಷ ಸಾಮಾನ್ಯ ಸಭೆಗೆ ಸ್ಪಷ್ಟ ಹತ್ತು ದಿನಗಳ ಮುಂಚೆ ನೋಟೀಸನ್ನು ಪ್ರತಿಯೊಬ್ಬ ಅರ್ಫ ಸದಸ್ಯನಿಗೂ ಕಳುಹಿಸಿಕೊಡತಕ್ಕದ್ದು.
ಈ ನೋಟೀಸಿನಲ್ಲಿ ಸಭೆ ನಡೆಯುವ ದಿನಾಂಕ, ವೇಳೆ, ಸ್ಥಳ ಮತ್ತು ಸಭೆಯಲ್ಲಿ ಚರ್ಚಿಸತಕ್ಕ ವಿಷಯಗಳನ್ನು ಸ್ಪಷ್ಟವಾಗಿ ನಮೂದಿಸತಕ್ಕದ್ದು. ಪ್ರತಿ ವಿಷಯದ ಮೇಲೆ ವಿವರವಾದ ಟಿಪ್ಪಣಿಯನ್ನು ಸಹ ಅಗತ್ಯ ದಾಖಲೆಗಳೊಂದಿಗೆ ನೋಟೀಸಿನೊಂದಿಗೆ ಕಳುಹಿಸತಕ್ಕದ್ದು. ಈ ಸಭೆಗಳ ನೋಟೀಸು ಸಹಕಾರಿಯ ಮುಖ್ಯಕಾರ್ಯನಿರ್ವಾಹಕನಿಂದ ಸಹಿ ಮಾಡಲ್ಪಟ್ಟಿರತಕ್ಕದ್ದು.
- 2) ಸಾಮಾನ್ಯ ಸಭೆಯ ನೋಟೀಸನ್ನು ಈ ಕೆಳಗಿನ ವಿಧಾನದ ಮೂಲಕ ಕಳುಹಿಸತಕ್ಕದ್ದು.

I. ಸಾಮಾನ್ಯ ಅಂಚೆ; ಅಥವಾ

II. ವಿದ್ಯುನ್‌ನಾನ್ ಅಂಚೆ (ಇ-ಮೇಲ್); ಅಥವಾ

III. ಸೂಕ್ತ ಸ್ವೀಕೃತಿಯೊಂದಿಗೆ ಸ್ಥಳೀಯವಾಗಿ ತಲುಪಿಸುವ ಮೂಲಕ;

ಮತ್ತು ಕಾರ್ಯಕ್ರಮೇತ್ತದಲ್ಲಿ ಹೆಚ್ಚು ಪರಿಚಲನೆಯಲ್ಲಿರುವ ವೃತ್ತ ಪತ್ರಿಕೆಯಲ್ಲಿ ಸಂಕ್ಷಿಪ್ತವಾಗಿ (ಸಭೆಯ ದಿನಾಂಕ, ಸಮಯ, ಸ್ಥಳ ಮತ್ತು ಸಭೆಯ ಅಜೆಂಡಾ ಮತ್ತು ಟಿಪ್ಪಣಿಗಳು ದೊರೆಯುವ ಸ್ಥಳದ ವಿವರಗಳು) ಪ್ರಕಟಿಸುವ ಮೂಲಕ.

ಈ ನೋಟೀಸನ್ನು ಸಹಕಾರಿಯ ನೋಂದಾಯಿತ ಕಳೇರಿಯ ಮತ್ತು ಅದರ ಶಾಪಿಗಳ ಸೂಚನಾ ಘಲಕದಲ್ಲಿಯೂ ಪ್ರದರ್ಶಿಸತಕ್ಕದ್ದು. ಸಾಮಾನ್ಯ ಸಭೆ ಅಥವಾ ವಿಶೇಷ ಸಾಮಾನ್ಯ ಸಭೆಯ ನೋಟೀಸ್ ತಲುಪಿಲ್ಲವೆಂಬ ಕಾರಣದಿಂದ ಸಭೆಯ ನಡವಳಕೆಯನ್ನು ಅನೂಜಿತಗೊಳಿಸತಕ್ಕದ್ದಲ್ಲ. ಎಲ್ಲಾ ಸದಸ್ಯರಿಗೆ ಸಹಾಲದಲ್ಲಿ ನೋಟೀಸನ್ನು ಕಳುಹಿಸಿರುವುದಕ್ಕೆ ಸಹಕಾರಿಯಲ್ಲಿ ಸೂಕ್ತ ದಾಖಲೆ ಇದ್ದಲ್ಲಿ ಅಂತಹ ಸೂಚನೆಯನ್ನು ಎಲ್ಲಾ ಸದಸ್ಯರಿಗೂ ತಲುಪಿಸಲಾಗಿದೆ ಎಂದು ಭಾವಿಸತಕ್ಕದ್ದು.

- 3) ಸದಸ್ಯನು ಯಾವುದೇ ವಿಷಯದ ಕುರಿತು ಸಭೆಯಲ್ಲಿ ಪ್ರಸ್ತಾಪ ಮಾಡುವುದಿದ್ದಲ್ಲಿ ಏಳು ದಿನಗಳ ಮುಂಚಿತವಾಗಿ ಸಹಕಾರಿಗೆ ಲಿಖಿತವಾಗಿ ತಿಳಿಸತಕ್ಕದ್ದು.

29. ಸಾಮಾನ್ಯ ನಿಕಾಯದ ಅಧಿಕಾರಗಳು ಮತ್ತು ಪ್ರಕಾರ್ಯಗಳು

- 1) ಕಾಯ್ದು, ನಿಯಮಗಳು ಹಾಗೂ ಈ ಉಪವಿಧಿಗಳಿಗೆ ಒಳಪಟ್ಟು ಸಹಕಾರಿಯ ಅಂತಿಮ ಅಧಿಕಾರವು ಸಾಮಾನ್ಯ ನಿಕಾಯದಲ್ಲಿ ನಿಹಿತವಾಗಿರತಕ್ಕಿದ್ದು;
- 2) ಕಾಯ್ದು ಮತ್ತು ಈ ಉಪವಿಧಿಗಳ ಇತರೆ ಉಪಬಂಧಗಳಿಗೂಳಿಪಟ್ಟು ಸಾಮಾನ್ಯ ನಿಕಾಯವು ಅಥವಾ ಸಂದರ್ಭಾನುಸಾರ ಪ್ರಾತಿನಿಧಿಕ ಸಾಮಾನ್ಯ ನಿಕಾಯವು ಈ ಮುಂದಿನ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು ಹೊಂದಿರತಕ್ಕಿದ್ದು.
- 1) ಹಿಂದಿನ ಸಾಮಾನ್ಯ ನಿಕಾಯದ ಸಭೆಯ ನಡವಳಿಗಳನ್ನು ಓದುವುದು ಮತ್ತು ಧೃತಿಕರಿಸುವುದು;
- 2) ಮಂಡಲಿಯ ಮಂಡಿಸಿದ ಹಿಂದಿನ ಸಹಕಾರ ವರ್ಷದ ವಾರ್ಷಿಕ ವರದಿಯ ಪರಿಗಣನೆ;
- 3) ಸಹಕಾರಿಯ ಚಾಲ್ತಿ ವರ್ಷದ ಲೆಕ್ಕಪತ್ರಗಳ ಪರಿಶೋಧನೆಗಾಗಿ ಲೆಕ್ಕಪರಿಶೋಧಕನ ಮತ್ತು ಆರ್ಥಿಕ ಲೆಕ್ಕಪರಿಶೋಧಕನ ನೇಮಕ ಮತ್ತು ತೆಗೆದುಹಾಕುವಿಕೆ ಹಾಗೂ ಆವರಿಗೆ ಕೊಡಬಹುದಾಧಿ ಸಂಭಾವನೆಯ ನಿರ್ದಿಷ್ಟಣೆ;
- 4) ಹಿಂದಿನ ಸಹಕಾರ ವರ್ಷದ ಲೆಕ್ಕ ಪರಿಶೋಧಕರ ವರದಿ ಮತ್ತು ಪರಿಶೋಧಿತ ಲೆಕ್ಕಗಳ ಪರಿಗಣನೆ;
- 5) ಹಿಂದಿನ ಸಹಕಾರ ವರ್ಷದ ಲೆಕ್ಕಪರಿಶೋಧನಾ ವರದಿಯಲ್ಲಿ ಶೋರಿಸಲಾದ ದೋಷಗಳನ್ನು ಸರಿಪಡಿಸುವ ಮತ್ತು ಅಕ್ರಮಗಳನ್ನು ಸರಿಪಡಿಸುವ ಸಂಬಂಧದಲ್ಲಿ ಮಂಡಲಿಯ ಸಲ್ಲಿಸಿದ ಪಾಲನಾ ವರದಿಯ ಪರಿಗಣನೆ ಹಾಗೂ ತೀರ್ಮಾನ;
- 6) ಹಿಂದಿನ ವರ್ಷಗಳ ಲೆಕ್ಕಪರಿಶೋಧನೆಗೆ ಸಂಬಂಧಪಟ್ಟಂತೆ ಎಲ್ಲಾ ದೋಷಗಳು ಸರಿಪಡುವವರೆಗೆ ಮತ್ತು ಎಲ್ಲಾ ಅಕ್ರಮಗಳು ಸರಿಪಡಿಸುವವರೆಗೆ ಅನುಸಾರಣಾ ವರದಿಗಳ ಅಳವಡಿಕೆ ಮತ್ತು ಪರಿಗಣನೆ;
- 7) ಹಿಂದಿನ ಸಹಕಾರ ವರ್ಷದ ನಿಷ್ಠಾ ಲಾಭವನ್ನು ವಿಂಗಡನೆ ಮಾಡುವುದು;
- 8) ಕಾರ್ಯಾಚರಣೆಯ ಕೊರತೆ ಏನಾದರೂ ಇದ್ದಲ್ಲಿ ಅದರ ಪುನರವಲೋಕನ ಮತ್ತು ಅದನ್ನು ನೀಗಿಸಲು ಹಾಕಿಕೊಂಡ ಕಾರ್ಯಕ್ರಮದ ಪರಿಗಣನೆ;
- 9) ದೀರ್ಘಾವಧಿ ಯಥಾದೃಷ್ಟ ಯೋಜನೆ ಮತ್ತು ವಾರ್ಷಿಕ ಕಾರ್ಯಾಚರಣೆಯ ಯೋಜನೆ ಅನುಮೋದನೆ;
- 10) ಹಿಂದಿನ ವರ್ಷದ ಆಯವ್ಯಯದ ಅನುದಾನಗಳಲ್ಲಿನ ಹೆಚ್ಚಿನ ವಿಚುಗಳಿಗೆ, ಅಂಥ ವಿಚುಗಳ ಅನುಮೋದನೆ. ಮುಂದಿನ ಸಹಕಾರ ವರ್ಷದ ವಾರ್ಷಿಕ ಅಂದಾಜು ಆಯವ್ಯಯದ ಅನುಮೋದನೆ;
- 11) ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಿದಂತೆ ನಿರ್ದಿಷ್ಟ ಮೀಸಲು ಮತ್ತು ಇತರೆ ನಿರ್ದಿಷ್ಟ ಸೃಜನ;
- 12) ಮೀಸಲು ಮತ್ತು ಇತರ ನಿರ್ದಿಷ್ಟ ವಾಸ್ತವಿಕ ಬಳಕೆಯ ಪುನರಾವಲೋಕನ;

ನೃಪತ್ವ

ಸುತ್ತಿಮಾ ಸೌಖಾರ್ಥ ಶ್ರೀಮಾ ಕೋ-ಆಪರೇಟರ್ ಸೊಸೈಟಿ ಲೀ.

- 13) ಸಂಯುಕ್ತ ಸಹಕಾರಿಯ ಮಂಡಲಿಯ ನಿರ್ದೇಶಕರನ್ನು ತೆಗೆದುಹಾಕಿರುವುದರ ಮತ್ತು ಮಂಡಲಿಯ ಆಕಸ್ಮಿಕ ರಿಕ್ತತೆಯನ್ನು ಭರ್ತೀ ಮಾಡಿರುವುದರ ಪರಿಗಣನೆ;
- 14) ಮಂಡಲಿಯ ಸದಸ್ಯರಿಂದ ಸಹಕಾರಿಯ ಸೇವೆಗಳ ಉಪಯೋಗದ ಅವಲೋಕನ;
- 15) ನಿರ್ದೇಶಕರಿಗೆ ಮತ್ತು ಅವರ ಸಂಬಂಧಿಕರಿಗೆ ನೀಡಿದ ಸಾಲಗಳು ಮತ್ತು ಮುಂಗಡಗಳು ಮತ್ತು ಸುಸ್ಥಿ ಸಾಲಗಳು ಯಾವುದಾದರೂ ಇದ್ದಲ್ಲಿ, ಅವುಗಳ ಪರಿಶೀಲನೆ ಹಾಗೂ ಸುಸ್ಥಿ ಸಾಲಗಳ ವಸೂಲಾತಿಗೆ ತೆಗೆದುಕೊಂಡ ಕ್ರಮದ ಪರಿಶೀಲನೆ;
- 16) ಸಹಕಾರಿಗಳ ಒಟ್ಟುಗೂಡಿಸುವಿಕೆ, ಸಹಕಾರಿಯ ವಿಭಜನೆ, ಇನ್ಸ್ಟ್ರೋಂದು ಅಧವಾ ಹೆಚ್ಚಿನ ಸಹಕಾರಿಗಳಾಡನೆ ಸಹಕಾರಿಯ ವಿಲೀನತೆ ಮತ್ತು ಸಹಕಾರಿಯ ಸ್ವತ್ವಗಳ ಮತ್ತು ಹೊಸ್ಟೆಗಳ ವರ್ಗವಾದೆ ಪ್ರಸ್ತಾಪಗಳಿಂದಲ್ಲಿ ಪರಿಶೀಲನೆ;
- 17) ವಸೂಲಾಗದ್ದೆಂದು ಪರಿಗೊಂಡಿರುವ ಸುಸ್ಥಿ ಸಾಲಗಳ ಬಗ್ಗೆ ತೀರ್ಮಾನ;
- 18) ಸಹಕಾರಿಯ ಸಿಬ್ಬಂದಿ ಬಲ ಮತ್ತು ನೌಕರರಿಗೆ ಕೊಡಲಾಗುವ ವೇತನ ಶ್ರೇಣಿ, ತುಳ್ಳಿ ಭತ್ತೆ ಹೆಚ್ಚಿರತಕ್ಕಿಂತಲ್ಲಿ ಮತ್ತು ಇತರ ಭತ್ತೆಗಳ ಪಾವತಿಯ ಪರಿಗಣನೆ; ದುಡಿಯುವ ಬಂಡವಾಳಕ್ಕಿಂತ ಶೇ.12% ಕ್ಕಿಂತ,
- 19) ಮಂಡಲಿಯ ನಿರ್ದೇಶಕರುಗಳನ್ನು ಹಾಜರಿಸು ಮತ್ತು ನೀಡಿದ ಸದಸ್ಯರ ಮೂರನೇ ಎರಡರಷ್ಟು ಬಹುಮತದಿಂದ ತೆಗೆದುಹಾಕುವುದು;
- 20) ಕಾಯ್ದೆ ಕಲಂ 35ರ ಅಡಿಯಲ್ಲಿ ವಿಚಾರಣಾ ವರದಿ ಯಾವುದಾದರೂ ಇದ್ದಲ್ಲಿ, ಅದರಲ್ಲಿ ತೋರಿಸಲಾದ ದೋಷಗಳನ್ನು ಸರಿಪಡಿಸುವ ಮತ್ತು ಅಕ್ರಮಗಳನ್ನು ಸರಿಪಡಿಸುವ ಸಂಬಂಧದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮಂಡಲಿಯ ನೀಡಿರುವ ಅನುಸರಣಾ ವರದಿಯ ಪರಿಶೀಲನೆ;
- 21) ಇತರೆ ಸಹಕಾರಿಯೊಂದಿಗೆ ಹೊಂದಿರುವ ಸದಸ್ಯತ್ವದ ವರದಿಯ ಪರಿಶೀಲನೆ;
- 22) ಕಾಯ್ದೆಯ 14, 15 ಮತ್ತು 16ನೇ ಪ್ರಕರಣಗಳ ಅಡಿಯಲ್ಲಿ ಯಾವುದೇ ಸಂಸ್ಥೆ ಇದ್ದಲ್ಲಿ ಅದರ ವಾರ್ಷಿಕ ವರದಿಯ ಮತ್ತು ಲೆಕ್ಕಗಳ ಪರಿಶೀಲನೆ;
- 23) ಯಾವ ವ್ಯಕ್ತಿಯ ಸದಸ್ಯತ್ವದ ಅರ್ಜಿಯನ್ನು ಮಂಡಳಿಯ ನಿರಾಕರಿಸಿದೆಯೋ ಆ ವ್ಯಕ್ತಿಯು ಸಲ್ಲಿಸಿದ ಅಭೀಲು ಯಾವುದಾದರೂ ಇದ್ದಲ್ಲಿ ಅದರ ಪರಿಗಣನೆ;
- 24) ನಿರ್ದೇಶಕರುಗಳ ಅಧವಾ ಮುಖ್ಯಕಾರ್ಯನಿರ್ವಾಹಕನ ಸಂಬಂಧಿಗಳನ್ನು ನೇಮಕ ಮಾಡಿಕೊಂಡಿರುವಲ್ಲಿ ಅಂತಹ ನೌಕರರ ಪರಿಗಣನೆ;
- 25) ಉಪವಿಧಿಗಳ ರೂಪಿಸುವಿಕೆ ಮತ್ತು ತಿದ್ದುಪಡಿ ಪ್ರಸ್ತಾವನೆಗಳ ಅನುಮೋದನೆ; ಓವ್ವೆ ರೂಪದಲ್ಲಿ ತಿಳುವಳಿಕೆ ಮಾಡುವುದು.
- 26) ನಿರ್ದೇಶಕರ ಮತ್ತು ಪದಾಧಿಕಾರಿಗಳ ನಡತ ಸಂಹಿತೆಯ ರಚನೆ;
- 27) ಹಿಂದಿನ ಸಹಕಾರ ವರ್ಷದಲ್ಲಿ ಸದಸ್ಯರನ್ನು ಸೇರಿಸಿಕೊಂಡ ಮತ್ತು ಸದಸ್ಯತ್ವ ಅಂತಹೊಂಡ ಬಗೆಗಿನ ಸಂಕ್ಷಿಪ್ತ ವರದಿಯ ಪರಿಶೀಲನೆ;

- 28) ಸಹಕಾರಿಯ ಸಮಾಪನೆ;
- 29) ಕಾಯ್ದೆಯನ್ನಿಂದ ಮೊಂದಗೇಗೊಂಡ ಇತರೆ ಇಪ್ಪತ್ತು ಸಹಕಾರಿಗಳ ಜೊತೆ ಸೇರಿ 'ಒಕ್ಕೂಟ ಸಹಕಾರಿ' ಅರಂಭಿಸುವುದು ಹಾಗೂ ಅದಕ್ಕೆ ಹೇರು ಹೂ ಮತ್ತು ವ್ಯಾಪಾರ ವಣಿವಾಟಿಗೆ ಅಗತ್ಯ ಇತರ ಸೌಲಭ್ಯಗಳನ್ನು ಒದಗಿಸುವ ಪ್ರಸ್ತಾವನೆಗಳಿಗೆ ಅನುಮೋದಿಸುವುದು;
- 30) ಮಂಡಲಿಯ ಸಲಹೆಯ ಮೇರೆಗೆ ಯೋಗ್ಯ ಪ್ರಕರಣಗಳಲ್ಲಿ ಮುಖುಗು ಮತ್ತು ಹೋಕು ಬಾಕಿ ಸಾಲವನ್ನು ವಜಾ ಮಾಡಲು ನಿರ್ದರ್ಶಿಸುವುದು;
- 31) ಮಂಡಲಿಯ ಸದಸ್ಯರಿಗೆ ಸಹಕಾರ ಶಿಕ್ಷಣ ಮತ್ತು ತರಬೇತಿ ಒದಗಿಸಲು ತೆಗೆದುಕೊಂಡ ಕ್ರಮದ ಮತ್ತು ಮುಂದಿನ ವರ್ಷಕ್ಕೆ ಆ ಬಗ್ಗೆ ತಯಾರಿಸಿದ ಕಾರ್ಯಕ್ರಮದ ಅವಲೋಕನ;
- 32) ಸಹಕಾರಿ ಉದ್ದೇಶಗಳಿಗೆ ಅಗತ್ಯವಿರುವ ಇತರೆ ಪ್ರಕಾರ್ಯಗಳನ್ನು ನಿರ್ವಹಿಸುವುದು.
- 33) ಪ್ರತಿ ಸಂಪ್ರೇಶಣೆಯಲ್ಲಿ ಮತ್ತು ಸಹಕಾರಿಯ ಮುದ್ರೆ ಹೊಂದಿರುವ ಮತ್ತು ಅದೇ ಉದ್ದೇಶಕ್ಕಾಗಿ ಮುಖ್ಯಕಾರ್ಯನಿರ್ವಾಹಕನು ದಾಖಲು ಮಾಡತಕ್ಕದ್ದು. ಸಭೆಯ ನಡವಳಿಗಳು ಸಭೆಯಲ್ಲಿನ ಚರ್ಚೆಗಳ ನಿರ್ವಹಣೆಯಲ್ಲಿ ಮತ್ತು ಯುತ್ತವಾದ ಸಂಗ್ರಹವನ್ನು ಒಳಗೊಂಡಿರತಕ್ಕದ್ದು. ಸಾಮಾನ್ಯ ಸಭೆಯ ತೀವ್ರಾನಧರಿತ ಮುಖ್ಯಕಾರ್ಯ ನಿರ್ವಾಹಕನು ನಡವಳಿಯನ್ನು ವಿವರವಾಗಿ ಬರೆದು ಸಭಾಪತಿಯಂದಿಗೆ ಸಹಿ ಮಾಡತಕ್ಕದ್ದು ಮತ್ತು ಮುಖ್ಯ ಕಾರ್ಯನಿರ್ವಾಹಕನು ಅಂಥ ಸಭೆಯು ನಡೆದ ದಿನಾಂಕದಿಂದ ಮೂವತ್ತು ದಿನಗಳೊಳಗೆ ನಡವಳಿಗಳ ದೃಢೀಕೃತ ಪ್ರತಿಯನ್ನು ರಿಜಿಸ್ಟ್ರಾರಿಸಿಗೆ, ಸಂಯುಕ್ತ ಸಹಕಾರಿಗೆ, ಸಂಬಂಧಪಟ್ಟ ಹಣಕಾಸು ಬ್ಯಾಂಕಿಗೆ, ಸಂಬಂಧಪಟ್ಟ ಕ್ರೆಡಿಟ್ ಏಜೆನ್ಸಿಗೆ ಕೆಳುಹಿಸತಕ್ಕದ್ದು ಮತ್ತು ಸಹಕಾರಿಯ ಸೂಚನಾ ಫ್ಲಕದಲ್ಲಿ ದೃಢೀಕೃತ ಪ್ರತಿಯನ್ನು ಪ್ರಕಟಿಸತಕ್ಕದ್ದು.

30. ಸಾಮಾನ್ಯ ಸಭೆಗೆ ಅವಶ್ಯಕ ಕೋರಂ :

ಯಾವುದೇ ಸಾಮಾನ್ಯ ಸಭೆಯ ಕೋರಂ ಸಾಮಾನ್ಯ ನಿಕಾಯದ ಒಟ್ಟು ಮತದಾನದ ಹಕ್ಕಿಲ್ಲ ಸದಸ್ಯರ ಶೇಕಡ ಹತ್ತು ಅಥವಾ ಒಂದು ಸಾವಿರ ಇವರಡರಲ್ಲಿ ಯಾವುದು ಕಡಿಮೆಯೋ ಅದು ಇರತಕ್ಕದ್ದು ಸಾಮಾನ್ಯ ಸಭೆಯಲ್ಲಿ ಯಾವುದೇ ಕಳಾಪದ ಚರ್ಚೆಯ ಸಮಯದಲ್ಲಿ ಕೋರಂ ಇಲ್ಲದಿದ್ದ ಪಕ್ಷದಲ್ಲಿ, ಅಂಥ ಸಭೆಯ ಕಳಾಪವನ್ನು ನಡೆಸತಕ್ಕದ್ದಲ್ಲ.

31. ಸಾಮಾನ್ಯ ಸಭೆಯ ಅಧ್ಯಕ್ಷತೆ :

ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಸಹಕಾರಿಯ ಅಧ್ಯಕ್ಷರೇ ವಹಿಸತಕ್ಕದ್ದು. ಅವರು ಗೈರುಹಾಜರಾದಲ್ಲಿ ಉಪಾಧ್ಯಕ್ಷರು ವಹಿಸತಕ್ಕದ್ದು, ಇವರಿಬ್ಬರೂ ಗೈರುಹಾಜರಾದಲ್ಲಿ ಸಾಮಾನ್ಯ ಸಭೆಯು ಆಯ್ದು ಮಾಡಿದ ನಿರ್ದೇಶಕರಲ್ಲಿಬ್ಬರು ಸಭೆಯ ಅಧ್ಯಕ್ಷತೆ ವಹಿಸತಕ್ಕದ್ದು. ಇವರಲ್ಲರೂ ಗೈರು ಹಾಜರಾದಲ್ಲಿ ಸದಸ್ಯರು ತಮ್ಮಲ್ಲಿಯೇ ಯಾರಾದರೂಬ್ಬರನ್ನು ಸಭಾಧ್ಯಕ್ಷರನ್ನಾಗಿ ಆರಿಸಿಕೊಳ್ಳುವುದು.

32. ಸಾಮಾನ್ಯ ಸಭೆಯ ಮುಂದೂಡಿಕೆ:

- 1) ಸಾಮಾನ್ಯ ಸಭೆಯ ಕಾರ್ಯ ಕಲಾಪಗಳು ಪ್ರಾರಂಭವಾಗಲು ಗೊತ್ತುಪಡಿಸಿದ ಸಮಯದಿಂದ ಒಂದು ಗಂಟೆಯ ಒಳಗಾಗಿ ಅವಶ್ಯಕ ಕೋರಂ ಇಲ್ಲದಿದ್ದರೆ ಆ ಸಭೆಯನ್ನು ಮುಂದೂಡತಕ್ಕದ್ದು. ಇಂತಹ ಮುಂದೂಡಿದ ಸಭೆಯನ್ನು ಅದೇ ದಿನ ಅಥವಾ ಮುಂದೂಡಿದ ದಿನಾಂಕದಿಂದ ಏಳು ದಿನಗಳೊಳಗೆ ಸಭೆಯ ಅಧ್ಯಕ್ಷರು ಗೊತ್ತುಪಡಿಸಿದ ದಿನಾಂಕ, ಸಮಯ ಮತ್ತು ಸ್ಥಳದಲ್ಲಿ ನಡೆಸತಕ್ಕದ್ದು. ಮತ್ತು ಇಂತಹ ಮುಂದೂಡಿದ ಸಭೆಯಲ್ಲಿ ಯಾವುದೇ ಹೊಸ ವಿಷಯವನ್ನು ಚರ್ಚಿಸತಕ್ಕದ್ದಲ್ಲ. ಪರಂತು, ಸದಸ್ಯರ ಕೋರಿಕೆಯ ಮೇರೆಗೆ ಕರೆದ ಸಭೆಯಾಗಿದ್ದಲ್ಲಿ, ಅದನ್ನು ಮುಂದೂಡತಕ್ಕದ್ದಲ್ಲ, ವಿಸರ್ಚಿಸತಕ್ಕದ್ದು.
- 2) ಸಭೆಯ ಆರಂಭದ ನಂತರ, ಚರ್ಚಿಯ ಯಾವುದೇ ಹಂತದಲ್ಲಿ, ಸಭೆಗೆ ಅವಶ್ಯಕ ಕೋರಂ ಇಲ್ಲದಿದ್ದಲ್ಲಿ, ಸಭೆಯ ಅಧ್ಯಕ್ಷನು ಸ್ವತಃ ಅಥವಾ ಯಾವುದೇ ಸದಸ್ಯನು ಸಭೆಯ ಗಮನಕ್ಕೆ ತಂದಾಗ, ಸಭೆಯನ್ನು ಮುಂದೂಡತಕ್ಕದ್ದು. ಇಂತಹ ಮುಂದೂಡಿದ ಸಭೆಯನ್ನು ಅದೇ ದಿನ ಅಥವಾ ಮುಂದೂಡಿದ ದಿನಾಂಕದಿಂದ ಏಳು ದಿನಗಳೊಳಗೆ ಸಭೆಯ ಅಧ್ಯಕ್ಷರು ಗೊತ್ತುಪಡಿಸಿದ ದಿನಾಂಕ, ಸಮಯ ಮತ್ತು ಸ್ಥಳದಲ್ಲಿ ನಡೆಸತಕ್ಕದ್ದು. ಹಾಗೆ ಮುಂದೂಡಲ್ಪಟ್ಟ ಸಭೆಯಲ್ಲಿ ಅಥವಾ ತರುವಾಯದ ಯಾವುದೇ ಮುಂದೂಡಲ್ಪಟ್ಟ ಸಭೆಯಲ್ಲಿ ನಿರ್ವಹಿಸತಕ್ಕದ್ದು. ಹಾಗೆ ಮುಂದೂಡಲ್ಪಟ್ಟ ಸಭೆಗೂ ಅಥವಾ ತರುವಾಯದ ಯಾವುದೇ ಮುಂದೂಡಲ್ಪಟ್ಟ ಸಭೆಗೂ ಸಹ ಕೋರಂ ಅಗತ್ಯವಾಗಿರತಕ್ಕದ್ದು.

33. ವಿಶೇಷ ಸಾಮಾನ್ಯ ಸಭೆ:

- 1) ವಾರ್ಷಿಕ ಸಾಮಾನ್ಯ ಸಭೆಯನ್ನು ಬಿಬ್ರಿ ಉಳಿದ ಎಲ್ಲಾ ಸಾಮಾನ್ಯ ಸಭೆಗಳನ್ನು ವಿಶೇಷ ಸಾಮಾನ್ಯ ಸಭೆಯಿಂದು ಕರೆಯತಕ್ಕದ್ದು. ಅಂತಹ ವಿಶೇಷ ಸಾಮಾನ್ಯ ಸಭೆಯನ್ನು ಮಂಡಲಿಯು ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕಾಯ್ದೆಯ ಚೌಕಟ್ಟನಲ್ಲಿ ಕರೆಯಬಹುದು. ಮತ್ತು ಅಂಥ ವಿಶೇಷ ಸಾಮಾನ್ಯ ಸಭೆಯು ಸಹಕಾರಿಯ ಉಪವಿಧಿಗಳ ಪ್ರಕಾರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಡೆಸಬಹುದಾದ ಎಲ್ಲಾ ವ್ಯವಹಾರಗಳನ್ನು ನಡೆಸಲು ಅಧಿಕಾರ ಹೊಂದಿರತಕ್ಕದ್ದು.
- 2) ಅರ್ಥ ಸದಸ್ಯರ ಪ್ರೇಕ್ಷಿ 1/10 ರಮ್ಮೆ ಸದಸ್ಯರು ಲಿಖಿತವಾಗಿ ಮುಖ್ಯಕಾರ್ಯನಿರ್ವಹಕನಿಗೆ ಕೋರಿಕೆಯನ್ನು ಸಲ್ಲಿಸಿದಲ್ಲಿ, ಅಂತಹ ಕೋರಿಕೆ ಬಂದ ದಿನಾಂಕದಿಂದ ಮುವರ್ತು ದಿನಗಳೊಳಗೆ ಮಂಡಲಿಯು ವಿಶೇಷ ಸಾಮಾನ್ಯ ಸಭೆಯನ್ನು ಕರೆಯತಕ್ಕದ್ದು. ಸಭೆಯ ಸೂಚನಾ ಪತ್ರದಲ್ಲಿ ನಿಗದಿಪಡಿಸಿದ ವಿಷಯವನ್ನಲ್ಲದೇ ಬೇರೆ ಯಾವ ವಿಷಯವನ್ನೂ ಆ ಸಭೆಯಲ್ಲಿ ಚರ್ಚಿಸತಕ್ಕದ್ದಲ್ಲ. ಸದಸ್ಯರ ಕೋರಿಕೆ ಮೇರೆಗೆ ವರ್ಷದಿಸಿದ್ದ ಸಭೆಯಾಗಿದ್ದಲ್ಲಿ ನಿಗದಿತ ವೇಳೆಯ ಒಂದು ಗಂಟೆಯೊಳಗಾಗಿ ಸಭಾ ಅವಶ್ಯಕ ಕೋರಂ ಇಲ್ಲದಿದ್ದರೆ ಆ ಸಭೆಯನ್ನು ರದ್ದುಗೊಳಿಸತಕ್ಕದ್ದು.
- 3) ಈ ಉಪವಿಧಿಯ ವಿಂದ (2) ರಂತೆ ಸದಸ್ಯರ ಕೋರಿಕೆಯಂತೆ ಮಂಡಲಿಯು ವಿಶೇಷ ಸಾಮಾನ್ಯ ಸಭೆಯನ್ನು ಕರೆಯಲು ತಪ್ಪಿದಲ್ಲಿ ಸಹಕಾರಿಯ 1/10 ಕ್ಕೆ ಕಡಿಮೆಯಲ್ಲದ ಸದಸ್ಯರು ಸಂಯುಕ್ತ ಸಹಕಾರಿಗೆ ಕೋರಿಕೆಯನ್ನು ಸಲ್ಲಿಸಬಹುದು. ಸಂಯುಕ್ತ ಸಹಕಾರಿಯು ಅಂತಹ ಸಂದರ್ಭದಲ್ಲಿ ಶಾನ್ಯ ಸಹಕಾರಿಯ ಸಾಮಾನ್ಯ ಸಭೆಯನ್ನು ಕರೆಯಬಹುದು ಅಥವಾ ಸಹಕಾರಿಯ

ನೃತ್ಯ ರೂಪ

ಷಟ್ಕಾಂಶ ಸೌಖ್ಯಾರ್ಥ ಕೋ-ಆರ್ಡರ್‌ರೆಬ್ಲೆ ಮೊಸ್ಕೆಚ್ ಲಿ.

ಮುಖ್ಯಾಕಾರ್ಯನಿರ್ವಾಹಕನಿಗೆ 30 ದಿನದಲ್ಲಿ ಸಭೆ ಕರೆಯಿಲ್ಲದೆ ಸೂಚಿಸಬಹುದು ಮತ್ತು ಮುಖ್ಯಾಕಾರ್ಯನಿರ್ವಾಹಕನು ಅಂತಹ ಸಭೆಯನ್ನು ಕರೆಯತಕ್ಕದ್ದು. ಅಂತಹ ಸಭೆಗಳಿಗೆ ಹತ್ತು ಸ್ಥಾಪ್ತ ದಿನಗಳಿಗೆ ಕಡಿಮೆಯಲ್ಲದ ಅವಧಿಯ ನೋಟೀಸ್ ನೀಡಿರತಕ್ಕದ್ದು ಮತ್ತು ಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ಸಂಯುಕ್ತ ಸಹಕಾರಿಯು ಸೂಚಿಸತಕ್ಕದ್ದು. ಮತ್ತು ಹಾಗೆ ಕರೆದ ಸಭೆಯ ಅಧ್ಯಕ್ಷತೆಯನ್ನು ಸಂಯುಕ್ತ ಸಹಕಾರಿಯಿಂದ ಪ್ರಾಧಿಕೃತನಾದ ಒಬ್ಬ ಅಧಿಕಾರಿಯು ವಹಿಸತಕ್ಕದ್ದು.

- 4) ವಿಶೇಷ ಸಂಧರ್ಥದಲ್ಲಿ ಸಹಕಾರಿಯ ವಿಶೇಷ ಸಾಮಾನ್ಯ ಸಭೆಯನ್ನು ಕರೆಯಿಲ್ಲದೆ ಸಂಯುಕ್ತ ಸಹಕಾರಿಯು ಮುಖ್ಯಾಕಾರ್ಯನಿರ್ವಾಹಕನಿಗೆ ಸೂಚಿಸಬಹುದು. ಇಂತಹ ಲಿಖಿತ ಸೂಚನೆ ಬಂದ 30 ದಿನಗಳ ಒಳಗೆ ಸಹಕಾರಿಯ ವಿಶೇಷ ಸಾಮಾನ್ಯ ಸಭೆಯನ್ನು ಮುಖ್ಯಾಕಾರ್ಯನಿರ್ವಾಹಕನು ಕರೆಯತಕ್ಕದ್ದು.
- 5) ಖಂಡ (3) ರಂತೆ ಸದಸ್ಯರ ಕೋರಿಕೆಯಿಂತೆ ಸಂಯುಕ್ತ ಸಹಕಾರಿಯು ವಿಶೇಷ ಸಾಮಾನ್ಯ ಸಭೆಯನ್ನು ಕರೆಯಲು ತಪ್ಪಿದಲ್ಲಿ ಸಹಕಾರಿಯ $1/10$ ಕ್ಕೆ ಕಡಿಮೆಯಲ್ಲದ ಸದಸ್ಯರು ರಿಜಿಸ್ಟ್ರಾರನಿಗೆ ಕೋರಿಕೆಯನ್ನು ಸಲ್ಲಿಸಬಹುದು. ರಿಜಿಸ್ಟ್ರಾರನು ಅಂತಹ ಸಂಧರ್ಥದಲ್ಲಿ ತಾನೆ ಸಹಕಾರಿಯ ಸಾಮಾನ್ಯ ಸಭೆಯನ್ನು ಕರೆಯಬಹುದು ಅಥವಾ ಸಹಕಾರಿಯ ಮುಖ್ಯಾಕಾರ್ಯನಿರ್ವಾಹಕನಿಗೆ 45 ದಿನದಲ್ಲಿ ಸಭೆ ಕರೆಯಿಲ್ಲದೆ ಅಂತಹ ಸಭೆಗಳಿಗೆ ಹತ್ತು ಸ್ಥಾಪ್ತ ದಿನಗಳಿಗೆ ಕಡಿಮೆಯಲ್ಲದ ಅವಧಿಯ ನೋಟೀಸ್ ನೀಡಿರಬೇಕು ಮತ್ತು ಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ರಿಜಿಸ್ಟ್ರಾರನು ಸೂಚಿಸತಕ್ಕದ್ದು. ಮತ್ತು ಹಾಗೆ ಕರೆದ ಸಭೆಯ ಅಧ್ಯಕ್ಷತೆಯನ್ನು ರಿಜಿಸ್ಟ್ರಾರನಿಂದ ಪ್ರಾಧಿಕೃತನಾದ ಒಬ್ಬ ಅಧಿಕಾರಿಯು ವಹಿಸತಕ್ಕದ್ದು.

34. ಸಾಮಾನ್ಯ ಸಭೆಯಲ್ಲಿ ಮತ ನೀಡಿಕೆ :

- 1) ಕಾಯ್ದೆ, ನಿಯಮಗಳು ಅಥವಾ ಈ ಉಪವಿಧಿಯಲ್ಲಿ ಅನ್ವಯಾ ಉಪಬಂಧಿಸದ ಹೊರತು ಎಲ್ಲಾ ವಿಷಯಗಳನ್ನು ಸಾಮಾನ್ಯ ಸಭೆಯಲ್ಲಿ ಅರ್ಥ ಸದಸ್ಯರ ಬಹುಷಂದ ಮೂಲಕ ನಿರ್ಣಯಿಸತಕ್ಕದ್ದು.
- 2) ಯಾವುದೇ ಸದಸ್ಯನು ಎಷ್ಟೇ ಹೇರುಗಳನ್ನು ಹೊಂದಿದ್ದರೂ ಪ್ರತಿಯೊಬ್ಬ ಸದಸ್ಯನಿಗೂ ಒಂದು ಮತ ನೀಡುವ ಹಕ್ಕು ಮಾತ್ರ ಇರತಕ್ಕದ್ದು. ಮತ್ತು ಅಂತಹ ಪ್ರತಿಯೊಬ್ಬ ಸದಸ್ಯನೂ ಅವನ ಮತವನ್ನು ಶಿದ್ಧಾಗಿ ಚಲಾಯಿಸತಕ್ಕದ್ದು. ಚುನಾವಣೆಯನ್ನು ಹೊರತುಪಡಿಸಿ ಇತರ ವಿಷಯದಲ್ಲಿನ ನಿರ್ಣಯದ ಪರ ಮತ್ತು ವಿರುದ್ಧವಾಗಿ ಸಮಾನ ಮತ ಬಂದಲ್ಲಿ ಸಭಾಧ್ಯಕ್ಷನು ನಿರ್ದೇಶಕನಾಗಿ ತನ್ನ ಮತದ ಜೊತೆ ಒಂದು ನಿರ್ಣಯಕ ಮತವನ್ನು ಚಲಾಯಿಸಬಹುದು.
- 3) ಸಾಮಾನ್ಯ ಸಭೆಯ ನಿಕಟಮೊರ್ಫ 45 ದಿನಗಳ ಮೊದಲಿನಂತೆ ಬಾಕಿದಾರರ, ಅವರುಗೆ ಸೊಂದವರ ಪಟ್ಟಿಯನ್ನು ಸಿದ್ಧಗೊಳಿಸಿ ಕನಿಪ್ಪು 21 ದಿನಗಳ ಮೊದಲು ಪ್ರಕಟಿಸತಕ್ಕದ್ದು ಹಾಗೂ ಮತ ಚಲಾಯಿಸಲು ಅರ್ಥರಾದವರ ಪಟ್ಟಿ ಪ್ರಕಟಿಸತಕ್ಕದ್ದು.

ಸುತ್ತಿಮ್ ಸೈಹಾದರ್ ಶ್ರೇಡಿಟ್ ಹೋ-ಆಪರೇಟಿವ್ ಸೊಸೈಟ್ ಲಿ.

- 4) ಸಂಸ್ಥಾರೂಪದ ವ್ಯಕ್ತಿಯು ಸದಸ್ಯತ್ವ ಪಡೆದಿದ್ದಲ್ಲಿ, ಅಂತಹ ಸಂಸ್ಥೆಯ ಮಂಡಳಿಯ ಸದಸ್ಯರಲ್ಲಿಬ್ಬರನ್ನು ಆ ಸಂಸ್ಥೆಯು ಸಹಕಾರಿಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಮತ್ತು ಮತ ಚಲಾಯಿಸಲು ಪ್ರತಿನಿಧಿಯಾಗಿ ಪ್ರಾಧಿಕೃತಗೊಳಿಸಬಹುದು.
- 5) ಈ ಕೆಳಕಂಡ ಸದಸ್ಯರಿಗೆ ಸಹಕಾರಿಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವ ಮತ್ತು ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಇರುವುದಿಲ್ಲ.
 - ಅ) ಸುಸ್ತಿದಾರನಾದ ಸದಸ್ಯ.
 - ಆ) ಉಪವಿಧಿ 13ರ ಅನ್ವಯ ಅನರ್ವನಾದ ಸದಸ್ಯ.
 - ಇ) ಯಾವುದೇ ನಾಮಮಾತ್ರ ಸದಸ್ಯ/ಸಹ ಸದಸ್ಯತ್ವ
 - ಈ) ಸಭೆಯ ದಿನಾಂಕಕ್ಕೆ ಮುಂಚಿನ 12 ತಿಂಗಳ ಅವಧಿಯಲ್ಲಿ ಸೇರ್ವೆಡೆಯಾದ ಸದಸ್ಯ.

35. ಶಾಖೆಗಳು:

ಸಹಕಾರಿಯು, ತನ್ನ ಸದಸ್ಯರ ಹಿತದೃಷ್ಟಿಯಿಂದ ಅಗತ್ಯವೆಂದು ಪರಿಗಣಿಸಿದಲ್ಲಿ, ತನ್ನ ವ್ಯವಹಾರದ ಪ್ರಥಾನ ಸ್ಥಳದ ಹೊರಗಡೆ ಆದರೆ ಕಾರ್ಯಕ್ಷೇತ್ರದ ಒಳಗಡೆ ಇರುವ ಯಾವುದೇ ಸ್ಥಳದಲ್ಲಿ ಶಾಖೆಗಳನ್ನು, ಉಪಶಾಖೆಗಳನ್ನು, ಪಾವತಿ ಕಳೇರಿಗಳನ್ನು ಅಥವಾ ಯಾವುದೇ ಹೆಸರಿನಿಂದ ಕರೆಯಲ್ಪಡುವ ಕಳೇರಿಗಳನ್ನು ಸಾಮಾನ್ಯ ನಿಕಾಯದ ಮತ್ತು ಸಂಯುಕ್ತ ಸಹಕಾರಿಯ ಮೂವಾರ್ನಾಮತಿಯೊಡನೆ ತರೆಯಬಹುದು.

ಅಧ್ಯಾಯ 7 ಮಂಡಳಿ

36. ಮಂಡಳಿಯ ರಚನೆ, ನಿರ್ದೇಶಕರ ಸಂಖ್ಯೆ ಮತ್ತು ಅವಧಿ.

- 1) ಸಂಘದ ವ್ಯವಹಾರಗಳ ಆಡಳಿತ ನಿರ್ವಹಣೆಯು ಸಹಕಾರಿ ಕಾರ್ಯ, ನಿಯಮಗಳು ಮತ್ತು ಸಂಘದ ನೋಂದಾಯಿತ ಉಪವಿಧಿಗಳ ಉಪಬಂಧಗಳಿಗನುಸಾರ ರಚಿತವಾದ ಮಂಡಳಿಯಲ್ಲಿ ನಿಹಿತವಾಗಿರತಕ್ಕದ್ದು.
- 2) ಸಮಿತಿಯಲ್ಲಿ ಒಟ್ಟು 15 (ಹದಿನ್ಯಂದು) ಸದಸ್ಯರು ಇರತಕ್ಕದ್ದು. 01 (ಒಂದು) ಸಾಫಾನ ಪರಿಶಿಷ್ಟ ಜಾತಿ ಸದಸ್ಯರಿಗೆ, 01 (ಒಂದು) ಸಾಫಾನ ಪರಿಶಿಷ್ಟ ಪಂಗಡದ ಸದಸ್ಯರಿಗೆ, 2 (ಎರಡು) ಸಾಫಾನಗಳು ಮಹಿಳೆಯರಿಗೆ ಮತ್ತು 2 (ಎರಡು) ಸಾಫಾನಗಳು ಹಿಂದುಳಿದ ವರ್ಗದವರಿಗೆ (ಅಂದರೆ ಎ ಮತ್ತು ಬಿ ಪ್ರವರ್ಗದವರಿಗೆ) ಮೀಸಲಿಡತಕ್ಕದ್ದು ಹಾಗೂ ಉಳಿದ 09 (ಒಂಭತ್ತು) ಸಾಫಾನಗಳು ಸಾಮಾನ್ಯ ವರ್ಗಕ್ಕೆ ಮೀಸಲಿಡತಕ್ಕದ್ದು. ಪ್ರಥಮ ಸಾಲಿನಲ್ಲಿ ಪ್ರಾರಂಭವಾಗುವ ಆಡಳಿತ ಮಂಡಳಿಯಿಂದ ಪ್ರಾರಂಭಿಸಿ ಕನಾರ್ಚಿಕ ಸಂಘಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಿಟ್ಟಿರುವ 2 (ಎರಡು) ಸಾಫಾನಗಳನ್ನು ಕನಾರ್ಚಿಕ ಪಂಚಾಯತ್ ರಾಜ್ ಅಧಿನಿಯಮದಲ್ಲಿ ಪ್ರವರ್ಗ ಎ ಮತ್ತು ಬಿ ಎಂದು ಅಧಿಸೂಚಿಸಿರುವಂತೆ, ಪ್ರಥಮ ಆಡಳಿತ ಮಂಡಳಿಗೆ 2 (ಎರಡು) ಸಾಫಾನಗಳನ್ನು ಎ ಪ್ರವರ್ಗದ ಅಭ್ಯರ್ಥಿಗಳಿಂದ, ದ್ವಿತೀಯ ಮತ್ತು ತೃತೀಯ ಬಾರಿಗೆ ಪ್ರವರ್ಗ ಎ ಮತ್ತು ಪ್ರವರ್ಗ ಬಿ ನಿಂದ ತಲಾ

ಸುಪ್ರಿಮ್ ಸೌತ್ರಾದ್ವ ಕೋ-ಆಪರೇಟರ್ ಸೆಸ್ಟೇಟಿಲ್.

1 (ಒಂದು) ಸಾಫ್ಟ್‌ವರ್‌ನ್ಯೂ 4ನೇ ಬಾರಿಗೆ 2 (ಎರಡು) ಸಾಫ್ಟ್‌ಗಳನ್ಯೂ ಎ ಪ್ರವರ್ಗದ ಅಭ್ಯರ್ಥಿಗಳಿಂದ ತುಂಬತಕ್ಕದ್ದು.

- 3) ಆಡಳಿತ ಮಂಡಳಿಯು ಸಂಘದ ದ್ಯೇಯೋದ್ದೇಶಗಳಿಗನುಗುಣವಾಗಿ ಬ್ಯಾಂಕಿಂಗ್ ಮಾರ್ಚೇಜ್‌ಮೆಂಟ್ ಹಾಗೂ ಫ್ರೆನಾನ್ ಕ್ಷೇತ್ರಗಳಲ್ಲಿ ಅನುಭವವುಳ್ಳ ವೃತ್ತಿಪರ ಸದಸ್ಯರಾದ ಗರಿಷ್ಠ ಇಬ್ಬರನ್ಯೂ ಆಡಳಿತ ಮಂಡಳಿಯ ಸದಸ್ಯರಾಗಿ ಕೋ-ಆಪ್ಟ್ ಮಾಡಿಕೊಳ್ಳಬಹುದು. ಈ ರೀತಿ ಕೋ ಆಪ್ಟ್ ಮಾಡಿಕೊಂಡ ಸದಸ್ಯರಿಗೆ ಮತ ಚಲಾಯಿಸುವ ಹಕ್ಕು ಇರುವುದಿಲ್ಲ ಮತ್ತು ಇವರು ಪದಾರ್ಥಿಕಾರಿಗಳಾಗಿ ಆಯ್ದೆಯಾಗುವಂತಿಲ್ಲ.
- 4) ಆಡಳಿತ ಮಂಡಳಿಯು ಸಂಘದ ಉದ್ದೇಶಗಳಲ್ಲಿ ಪರಿಣಿತರಾದ ಕಾರ್ಯನುಗುಣ ಸದಸ್ಯರಿದ್ದಲ್ಲಿ ಅಂತಹ 3 (ಮೂರು) ವ್ಯಕ್ತಿಗಳನ್ಯೂ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಮಾಡಿಕೊಳ್ಳಬಹುದು. ಈ ರೀತಿ ನೇಮಕ ಮಾಡಿಕೊಂಡ ಸದಸ್ಯರನ್ಯೂ ಸಭೆಯ ಕೋರಂಗೆ ಪರಿಗಣಿಸುವಂತಿಲ್ಲ.
- 5) ಕಾರ್ಯನುಗುಣ ಮತ್ತು ವೃತ್ತಿಪರ ನಿರ್ದೇಶಕರುಗಳನ್ಯೂ ಸಭೆಯ ಕೋರಂಗೆ ಪರಿಗಣಿಸುವಂತಿಲ್ಲ.
- 6) ಸಂಘದ ಮೆಂಡಿಳಿಯ ಅಧಿಕಾರವು ಚುನಾಯಿತರಾದ ದಿನಾಂಕದಿಂದ ಏದು ವರ್ಷಗಳ ಅವಧಿಯಾಗಿರತಕ್ಕದ್ದು ಮತ್ತು ಕಾರ್ಯನುಗುಣ ಮತ್ತು ವೃತ್ತಿಪರ ಸದಸ್ಯರು ಯಾರಾದರೂ ಇದ್ದರೆ, ಅವರನ್ಯೂ ಹೊರತುಪಡಿಸಿ ಮಂಡಳಿಯ ಅವಧಿ ಮುಗಿಯುವ ಮೊದಲೇ ಚುನಾವಣೆಯನ್ಯೂ ನಡೆಸತಕ್ಕದ್ದು. ನೂತನವಾಗಿ ಆಯ್ದೆಯಾದ ಆಡಳಿತ ಮಂಡಳಿಯು ನಿರ್ಗಮಿಸುವ ಆಡಳಿತ ಮಂಡಳಿಯ ಅವಧಿಯು ಮುಗಿದ ಕೊಡಲೇ ಪ್ರಭಾರವನ್ಯೂ ವಹಿಸಿಕೊಳ್ಳತಕ್ಕದ್ದು.
- 7) ಮುಖ್ಯಕಾರ್ಯನಿರ್ವಾಹಕನು ಆಡಳಿತ ಮಂಡಲಿಯ ಪದನಿರ್ಮತ ನಿರ್ದೇಶಕನಾಗಿರತಕ್ಕದ್ದು ಹಾಗೂ ಪದಾರ್ಥಿಕಾರಿಗಳ ಚುನಾವಣೆಯಲ್ಲಿ ಮತದಾನದ ಹಕ್ಕನ್ಯೂ ಹೊಂದಿರತಕ್ಕದಲ್ಲ.

37. ಮಂಡಲಿಯ ಸಭೆಗಳು :

- 1) ಸಹಕಾರಿಯ ವ್ಯವಹಾರಗಳನ್ಯೂ ನಿರ್ವಹಿಸಲು ಮಂಡಲಿಯು ಒಂದು ವರ್ಷದಲ್ಲಿ ಕನಿಷ್ಠ 12 ಸಭೆಗಳನ್ಯೂ ನಡೆಸತಕ್ಕದ್ದು. ಯಾವುದೇ ಎರಡು ಸಭೆಗಳ ನಡುವಿನ ಅಂತರ ಅರವತ್ತು ದಿನಗಳನ್ಯೂ ಮೀರತಕ್ಕದ್ದಲ್ಲ. ಸಭೆಯ ದಿನಾಂಕ ಮತ್ತು ಸಮಯದ ಕುರಿತು ಅಧಿಕ್ಷಮೋಂದಿಗೆ ಸಮಾಲೋಚಿಸಿ ಮುಖ್ಯಕಾರ್ಯನಿರ್ವಾಹಕನು ಮಂಡಲಿಯ ಸಭೆಯನ್ಯೂ ಕರೆಯತಕ್ಕದ್ದು.
- 2) ಸಭೆಯಲ್ಲಿ ಚರ್ಚೆಸಿ ನಿರ್ಣಯಿಸಬೇಕಾದ ವಿಷಯಗಳನ್ನೊಳಗೊಂಡ ಅಜೆಂಡಾ ಮತ್ತು ಪ್ರತಿ ವಿಷಯದ ಕುರಿತು ಸಾಧಕ-ಬಾಧಕಗಳನ್ನೊಳಗೊಂಡ ವಿವರವಾದ ಟಿಪ್ಪಣಿಯೊಂದಿಗೆ ನೋಟೀಸನ್ಯೂ ಏಳು ಸ್ಪಷ್ಟ ದಿನಗಳ ಮುಂಚಿತವಾಗಿ ಎಲ್ಲಾ ನಿರ್ದೇಶಕರಿಗೆ ಕಳುಹಿಸತಕ್ಕದ್ದು. ನೋಟೀಸಿನಲ್ಲಿ ಸಭೆಯ ದಿನಾಂಕ, ಸಮಯ ಮತ್ತು ಸ್ಥಳವನ್ಯೂ ಸ್ಪಷ್ಟವಾಗಿ ನಮೂದಿಸಿರತಕ್ಕದ್ದು. ನೋಟೀಸನ್ಯೂ ಅಂಚೆ, ತ್ವರಿತ ಅಂಚೆ, ವಿದ್ಯಾಜ್ಞನ್ಯೂ ಅಂಚೆ ಅಥವಾ ಕೋರಿಯರ್ ಅಥವಾ ಸೂಕ್ತ ಸ್ವೀಕೃತಿಯ ಸ್ಥಳೀಯ ತಲುಪಿಸುವಿಕೆಯ ಮೂಲಕ ಕಳುಹಿಸಬಹುದು. ನೋಟೀಸನ್ಯೂ ಕಳುಹಿಸಿರುವ

ನ್ಯಾಯ

ಸುಪ್ರಿಮ್ ಸೌಹಾದರ್ ಶ್ರೀಭಾಗ್ ಕೋ-ಆವರ್‌ಟೆಚ್ ಸೊಸೈಟಿ ಲಿ.

ಬಗ್ಗೆ ರೂಪವಾತು ಪಡಿಸುವ ದಾಖಲೆ ಇದ್ದಲ್ಲಿ ಸದರಿ ನೋಟೀಸ್ ನಿರ್ದೇಶಕರಿಗೆ
ತಲುಪಿದೆಯೆಂದು ಭಾವಿಸತಕ್ಕಾದ್ದು.

- 3) ತುರ್ತು ಸಂದರ್ಭದಲ್ಲಿ ಸಭೆ ಕರೆಯಲು ಸಾಕಷ್ಟು ಕಾಲಾವಕಾಶವಿಲ್ಲದಿದ್ದಾಗ ಅಂತಹ ವಿಷಯ ಮತ್ತು ಅದರ ಮೇಲಿನ ಪ್ರಸ್ತಾಪಿತ ನಿರ್ಣಯಗಳನ್ನೂ ಗೊಂಡ ಪತ್ರಗಳನ್ನು ಪರಿಚಲನೆ ಮೂಲಕ ನಿರ್ದೇಶಕರಿಗೆ ಕಳುಹಿಸಿ, ಅನುಮೋದನೆ ಪಡೆಯತಕ್ಕಾದ್ದು. ಪರಿಚಲನೆ ಮೂಲಕ ತೀಮಾರ್ಫನ ಕ್ರೇಸ್ಟಾಷ್ಟುವ ಸಂದರ್ಭದಲ್ಲಿ ಬಹುಮತ ಬಾರದಿದ್ದರೆ ಆ ವಿಷಯದಲ್ಲಿ ಯಾವುದೇ ತೀಮಾರ್ಫನ ತೆಗೆದುಕೊಳ್ಳಬೇಕಾದ ಮೂರು ಸ್ವಾಷ ದಿನಗಳ ಸೂಚನಾ ಪತ್ರವನ್ನು ಕಳುಹಿಸಿ ಮಂಡಳಿಯ ತುರ್ತು ಸಭೆಯನ್ನು ಕರೆದು ನಿರ್ಣಯ ಕ್ರೇಸ್ಟಾಷ್ಟಕ್ಕಾದ್ದು.
- 4) ಕಾಯ್ದು, ನಿಯಮಗಳು ಅಥವಾ ಈ ಉಪವಿಧಿಯಲ್ಲಿ ಅನ್ವಯಾ ಉಪಬಂಧಿಸದ ಹೊರತು ಎಲ್ಲಾ ವಿಷಯಗಳನ್ನು ಬಹುಮತದಿಂದ ತೀಮಾರ್ಫನಿಸತಕ್ಕಾದ್ದು. ಯಾವುದೇ ವಿಷಯದಲ್ಲಿನ ನಿರ್ಣಯದ ಪರ ಮತ್ತು ವಿರುದ್ಧವಾಗಿ ಸಮಮತ ಬಂದಲ್ಲಿ ಸಭಾಪತಿಯು ನಿರ್ದೇಶಕನಾಗಿ ತನ್ನ ಮತದ ಜೋತೆಗೆ^{ರೂಪ} ವಿಶೇಷಘಾದ ಎರಡನೇ ಮತ ಅಥವಾ ನಿರ್ಣಯಕ ಮತವನ್ನು ಚಲಾಯಿಸಿ ತೀಮಾರ್ಫನಿಸತಕ್ಕಾದ್ದು.
- 5) ಮಂಡಳಿಯ ಸಭೆಗಳ ಅಧ್ಯಕ್ಷತೆಯನ್ನು ಸಹಕಾರಿಯ ಅಧ್ಯಕ್ಷನು ವಹಿಸತಕ್ಕಾದ್ದು. ಅಧ್ಯಕ್ಷನ ಗೈರುಹಾಜರಿಯಲ್ಲಿ ಉಪಾಧ್ಯಕ್ಷನು ಸಭೆಯ ಅಧ್ಯಕ್ಷತೆ ವಹಿಸತಕ್ಕಾದ್ದು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಇಬ್ಬರೂ ಗೈರುಹಾಜರಿದ್ದಲ್ಲಿ ಮಂಡಳಿಯ ನಿರ್ದೇಶಕರು ತಮ್ಮಲ್ಲಿ ಒಬ್ಬನನ್ನು ಆ ದಿನದ ಸಭೆಯ ಸಭಾಪತಿಯನ್ನಾಗಿ ಆಯ್ದು ಮಾಡಿಕೊಳ್ಳತಕ್ಕಾದ್ದು.
- 6) ಮಂಡಳಿಯ ಚರ್ಚೆಸತಕ್ಕ ಯಾವುದೇ ವಿಷಯದಲ್ಲಿ ಯಾವ ನಿರ್ದೇಶಕನಿಗೇ ಆಗಲೀ, ಯಾವುದೇ ವೈಯಕ್ತಿಕ ಹಿತಾಸಕ್ತಿ ಇದ್ದರೆ, ಅಂಥ ಚರ್ಚೆಯ ಸಮಯದಲ್ಲಿ ಅವನು ಸಭೆಯಲ್ಲಿ ಹಾಜರಿರತಕ್ಕದ್ದಲ್ಲ. ಮತ್ತು ಆ ವಿಷಯಕ್ಕೆ ಸಂಬಂಧಪಟ್ಟ ನಿರ್ಣಯವನ್ನು ಆಲಿಸುವಾಗ ಅವನ ಗೈರುಹಾಜರಿಯನ್ನು ನಡವಳಿ ಪುಸ್ತಕದಲ್ಲಿ ನಮೂದಿಸತಕ್ಕಾದ್ದು.
- 7) ಮಂಡಳಿ ಸಭೆಯ ಅವಶ್ಯಕ ಸಂಖ್ಯೆ/ಕೋರ್ ಮಂಡಳಿಯ ಒಟ್ಟು ಸದಸ್ಯರ ಶೇಕಡಾ ಐವತ್ತರನಂತರದ ಸಂಖ್ಯೆ ಅಂದರೆ 08 ಆಗಿರತಕ್ಕಾದ್ದು. ಮತ್ತು ಸಭೆಯ ಕಾರ್ಯ ಕಲಾಪಗಳು ಪ್ರಾರಂಭವಾಗಲು ಗೊತ್ತಪಡಿಸಿದ ಸಮಯದಿಂದ ಒಂದು ಗಂಟೆಯ ಒಳಗಾಗಿ ಅವಶ್ಯಕ ಕೋರಂ ಇಲ್ಲದಿದ್ದರೆ ಆ ಸಭೆಯನ್ನು ಮುಂದೂಡತಕ್ಕಾದ್ದು. ಅಂತಹ ಮುಂದೂಡಿದ ಸಭೆಯನ್ನು ಅದೇ ದಿನ ಅಥವಾ ಮುಂದೂಡಿದ ದಿನಾಂಕದಿಂದ ಏಳು ದಿನಗಳೊಳಗೆ ಸಭೆಯ ಅಧ್ಯಕ್ಷರು ಗೊತ್ತಪಡಿಸಿದ ದಿನಾಂಕ, ಸಮಯ ಮತ್ತು ಸ್ಥಳದಲ್ಲಿ ನಡೆಸತಕ್ಕಾದ್ದು. ಮತ್ತು ಅಂತಹ ಮುಂದೂಡಿದ ಸಭೆಯಲ್ಲಿ ಯಾವುದೇ ಹೊಸ ವಿಷಯವನ್ನು ಚರ್ಚೆಸತಕ್ಕದ್ದಲ್ಲ. ಹಾಗೆ ಮುಂದೂಡಲ್ಪಟ್ಟ ಸಭೆಗೂ ಅಥವಾ ತರುವಾಯದ ಯಾವುದೇ ಮುಂದೂಡಲ್ಪಟ್ಟ ಸಭೆಗೂ ಸಹ ಕೋರಂ ಅಗತ್ಯವಾಗಿರತಕ್ಕಾದ್ದು.
- 8) ಸಭೆಯ ಆರಂಭದ ನಂತರ, ಚರ್ಚೆಯ ಯಾವುದೇ ಹಂತದಲ್ಲಿ, ಸಭೆಯಲ್ಲಿ ಹಾಜರಿರುವ ನಿರ್ದೇಶಕರ ಸಂಖ್ಯೆಯು ಸಭೆಗೆ ಅವಶ್ಯಕ ಕೋರಂ ಆಗಿರದಿದ್ದಲ್ಲಿ, ಸಭೆಯ ಅಧ್ಯಕ್ಷನು ಸ್ವತಃ ಅಥವಾ ಯಾವುದೇ ನಿರ್ದೇಶಕನು ಸಭೆಯ ಗಮನಕ್ಕೆ ತಂದಾಗ, ಸಭೆಯನ್ನು ಮುಂದೂಡತಕ್ಕಾದ್ದು.

ಸ್ತುಮಾ ಸೌಹಾದರ್ ಕ್ರೆಡಿಟ್ ಕೋ-ಆಪರೇಟರ್ ಸೋಸೈಟಿ ಲೀ.

ಹಾಗೆ ಮುಂದೂಡಲ್ಪಟ್ಟ ಸಭೆಯಲ್ಲಿ ಅಥವಾ ತರುವಾಯದ ಯಾವುದೇ ಮುಂದೂಡಲ್ಪಟ್ಟ ಸಭೆಯಲ್ಲಿ ನಿರ್ಣಯಿಸಲು ಬಾಕಿ ಉಳಿದಿರುವ ವಿಷಯಗಳನ್ನು ಮಾತ್ರ ಸಾಮಾನ್ಯ ರೀತಿಯಲ್ಲಿ ನಿರ್ವಹಿಸತಕ್ಕದ್ದು. ಹಾಗೆ ಮುಂದೂಡಲ್ಪಟ್ಟ ಸಭೆಗೂ ಅಥವಾ ತರುವಾಯದ ಯಾವುದೇ ಮುಂದೂಡಲ್ಪಟ್ಟ ಸಭೆಗೂ ಸದ ಕೋರಂ ಅಗತ್ಯವಾಗಿರತಕ್ಕದ್ದು.

- 9) ಪ್ರಜ ಸಂಖ್ಯೆಗಳಲ್ಲಿ ಮತ್ತು ಸಹಕಾರಿಯ ಮುದ್ರೆ ಹೊಂದಿರುವ ಮತ್ತು ಅದೇ ಉದ್ದೇಶಕ್ಕಾಗಿ ಇಟ್ಟಿರುವ ಪ್ರಸ್ತುಕದಲ್ಲಿ ಮಂಡಲಿಯ ಸಭೆಯ ನಡವಳಿಗಳನ್ನು ನೈಜವಾಗಿ ಮತ್ತು ನಿರ್ವಹಿಸಿ ಮುಖ್ಯಕಾರ್ಯನಿರ್ವಾಹಕನು ದಾಖಲು ಮಾಡತಕ್ಕದ್ದು. ಸಭೆಯ ನಡವಳಿಗಳು ಸಭೆಯಲ್ಲಿನ ಚರ್ಚೆಗಳ ನಿರ್ವಹಿಸಿ ಮತ್ತು ಯುತ್ಕವಾದ ಸಂಗ್ರಹವನ್ನು ಒಳಗೊಂಡಿರತಕ್ಕದ್ದು. ಮಂಡಲಿಯ ತೀರ್ಮಾನದಂತೆ ಮುಖ್ಯಕಾರ್ಯನಿರ್ವಾಹಕನು ನಡವಳಿಯನ್ನು ವಿವರವಾಗಿ ಬರೆದು ಸಭಾಪತಿಯೊಂದಿಗೆ ಸಹಿ ಮಾಡತಕ್ಕದ್ದು ಮತ್ತು ಸಭೆ ನಡೆದ ಏಳು ದಿನಗಳೊಳಗೆ ಎಲ್ಲಾ ನಿರ್ದೇಶಕರಿಗೆ ನಡವಳಿಯನ್ನು ಕಳುಹಿಸತಕ್ಕದ್ದು.
- 10) ಮಂಡಲಿಯ ಮುಂದಿನ ಸಭೆಯಲ್ಲಿ ಅದನ್ನು ಓದಿ ಸಭೆಯ ಅನುಮೋದನೆ ಪಡೆಯತಕ್ಕದ್ದು. ಯಾವುದೇ ನಿರ್ದೇಶಕನು ಬಯಸಿದಲ್ಲಿ ಕಳೇರಿಯ ವೇಳೆಯಲ್ಲಿ ನಡವಳಿ ಪ್ರಸ್ತುತವನ್ನು ನೋಡಲು ಮತ್ತು ಪರಿಶೀಲಿಸಲ್ಪು ಅವಕಾಶ ಇರತಕ್ಕದ್ದು.
- 11) ಯಾವುದೇ ನಿರ್ದೇಶಕನು ಯಾವುದೇ ವಿಷಯದ ಚರ್ಚೆಯಲ್ಲಿ ಭಾಗವಹಿಸಿ ತನ್ನ ಅಸಮೃತಿಯನ್ನು ವ್ಯಕ್ತಪಡಿಸಿದಾಗ, ಮುಖ್ಯಕಾರ್ಯನಿರ್ವಾಹಕನು ಅದನ್ನು ಚರ್ಚೆಯನುಸಾರ ವಸ್ತುನಿಷ್ಠವಾಗಿ, ಸತ್ಯವಾಗಿ ಮತ್ತು ಸ್ವಫ್ಱವಾಗಿ ನಡವಳಿಗಳಲ್ಲಿ ದಾಖಲಿಸತಕ್ಕದ್ದು, ಅಸಮೃತಿ ದಾಖಲಿಸಿ ದೃಷ್ಟಿಕರಿಸುವುದು.
- 12) ಸಭೆಯಲ್ಲಿ ಯಾವುದೇ ವಿಷಯದ ಬಗ್ಗೆ ತೆಗೆದುಕೊಂಡಂತೆ ತೀರ್ಮಾನವನ್ನು ದಾಖಲಿಸಿಲ್ಲವೆಂಬ ಅಥವಾ ಸಭೆಯಲ್ಲಿ ಆ ವಿಷಯವನ್ನು ಚರ್ಚಿಸಿಲ್ಲವೆಂಬ ಕಾರಣದ ಮೇಲೆ ಯಾವುದೇ ನಿರ್ದೇಶಕನಿಗೆ ಯಾವುದೇ ವಿಷಯದ ಮೇಲಿನ ತೀರ್ಮಾನವನ್ನು ದಾಖಲಿಸುವ ಸಂಬಂಧದಲ್ಲಿ ಆಕ್ಷೇಪಣೆ ಇದ್ದಲ್ಲಿ, ಆತನು ಸಭೆಯ ನಡವಳಿಗಳನ್ನು ಸ್ವೀಕರಿಸಿದ ದಿನಾಂಕದಿಂದ ಮೂರು ದಿನಗಳೊಳಗೆ ತನ್ನ ಅಭಿಪ್ರಾಯವನ್ನು ಲಿಖಿತವಾಗಿ ತಿಳಿಸತಕ್ಕದ್ದು. ಯಾವುದೇ ತೀರ್ಮಾನದ ಮೇಲೆ ಬಹುಸಂಖ್ಯೆಯ ಸದಸ್ಯರು ಅಂಥ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದಲ್ಲಿ ಅಂಥ ತೀರ್ಮಾನವನ್ನು ಮುಖ್ಯಕಾರ್ಯನಿರ್ವಾಹಕನು ಜಾರಿಗೊಳಿಸತಕ್ಕದ್ದಲ್ಲ. ಆದರೆ ಅದನ್ನು ಮಂಡಲಿಯ ಮುಂದಿನ ಸಭೆಯಲ್ಲಿ ತೀರ್ಮಾನಕ್ಕೆ ಮಂಡಿಸತಕ್ಕದ್ದು.
- 13) ಈ ಉಪವಿಧಿಗಳ ರೀತಿ ಮುಖ್ಯಕಾರ್ಯನಿರ್ವಾಹಕನು ಮಂಡಲಿಯ ಸಭೆಯನ್ನು ಕರೆಯಲು ತಪ್ಪಿದಲ್ಲಿ, ಮಂಡಲಿಯ ಬಹುಮತದ ಸದಸ್ಯರು ತಾವು ಸೂಚಿಸಿದ ದಿನಾಂಕದಂದು ಮತ್ತು ಸೂಚಿಸಿದ ವಿಷಯವನ್ನು ಕುರಿತು ಸಭೆಯನ್ನು ಕರೆಯಬೇಕೆಂದು ಅಧ್ಯಕ್ಷನಿಗೆ ಲಿಖಿತದಲ್ಲಿ ಸೂಚಿಸಬಹುದು. ಮತ್ತು ಅದರ ಪ್ರತಿಯನ್ನು ಮುಖ್ಯಕಾರ್ಯನಿರ್ವಾಹಕನಿಗೆ ಕಳುಹಿಸತಕ್ಕದ್ದು. ಮುಖ್ಯಕಾರ್ಯನಿರ್ವಾಹಕನು ಅಂತಹ ಲಿಖಿತ ಸೂಚನೆ ಸ್ವೀಕರಿಸಿದ ಹದಿನ್ಯೇದು ದಿನಗಳೊಳಗೆ.

ಸುಶ್ರೀಮ ಸೌಹಾದರ್ ಕ್ರೆಡಿಟ್ ಕೋ-ಆಪರೇಟರ್ ಸೆಕ್ಯೂರಿಟಿ ಲಿ.,
ನಿರ್ದೇಶಕರು ಸೂಚಿಸಿದ ದಿನದಂದು ಸೂಚಿಸಿದ ವಿಷಯಗಳ ಕುರಿತು ಚರ್ಚೆಸಲು ಮಂಡಳಿಯ
ಸಭೆಯನ್ನು ಕರೆಯತಕ್ಕದ್ದು.

38. ಸಭೆಗಳನ್ನು ನಡೆಸುವ ಸ್ಥಳ :

ಮಂಡಳಿಯ ಸಭೆಗಳೂ ಸೇರಿದಂತೆ ಎಲ್ಲಾ ಸಭೆಗಳನ್ನು ಸಹಕಾರಿಯ ನೋಂದಾಯಿತ ಕಳೇರಿ ಇರುವ ಪ್ರಥಾನ ಸ್ಥಳದಲ್ಲಿ ನಡೆಸತಕ್ಕದ್ದು. ಅಲ್ಲಿ ಸಾಕಷ್ಟು ಸ್ಥಳಾವಕಾಶ ಇಲ್ಲದಿದ್ದಲ್ಲಿ ಸಹಕಾರಿಯ ನೋಂದಾಯಿತ ಕಳೇರಿಯ ಇರುವ ಪಟ್ಟಣದ ಅಥವಾ ಉರಿನ ಬೇರಾವುದೇ ಸ್ಥಳದಲ್ಲಿ ನಡೆಸಬಹುದು.

39. ಮಂಡಳಿಯ ಅಧಿಕಾರಗಳು ಮತ್ತು ಕರ್ತವ್ಯಗಳು:

ಕಾಯ್ದು, ನಿಯಮಗಳು, ಮತ್ತು ಈ ಉಪವಿಧಿಗಳಿಗೊಳಪಟ್ಟು ಮತ್ತು ಸಾಮಾನ್ಯ ಸಭೆಯಲ್ಲಿ ಕೈಗೊಂಡ ತೀವ್ರಾನದಂತೆ ಇರುವ ಮಾರ್ಗದರ್ಶನ, ಆದೇಶಗಳಿಗೆ ಒಳಪಟ್ಟು ಸಹಕಾರಿಯ ಪರವಾಗಿ ಮಂಡಳಿಯ ಅಧಿಕಾರಗಳನ್ನು ಚಲಾಯಿಸತಕ್ಕದ್ದು. ಮಂಡಳಿಯ ಈ ಕೆಳಗಿನ ಅಧಿಕಾರಗಳನ್ನು ಹೊಂದಿರತಕ್ಕದ್ದು.

- 1) ಸದಸ್ಯರುಗಳ ಸೇರಿಸಿಕೊಳ್ಳುವಿಕೆ ಮತ್ತು ಅಂತ್ಯವಾಗುವಿಕೆಯನ್ನು ಈ ಉಪವಿಧಿಗಳನ್ನು ನಿರ್ಧರಿಸುವುದು.
- 2) ಶೇರುಗಳ ವಿಶೇಷ ಮಾಡುವುದು ಮತ್ತು ಶೇರುಗಳ ವರ್ಗಾವಳೆ ಮಂಜೂರು ಮಾಡುವುದು.
- 3) ಸದಸ್ಯರಿಂದ ಬಂದಿರುವ ಸಾಲದ ಅರ್ಜಿಗಳನ್ನು ಪರಿಶೀಲಿಸುವುದು ಮತ್ತು ಸಂದರ್ಭಕ್ಕೆ ತಕ್ಷಂತೆ ಅವುಗಳನ್ನು ಇತ್ಯಾರ್ಥಗೊಳಿಸುವುದು.
- 4) ಮುಖ್ಯಕಾರ್ಯನಿರ್ವಹಕನ ನೇಮಕ ಮತ್ತು ತೆಗೆದುಹಾಕುವಿಕೆ;
- 5) ಸಾಮಾನ್ಯ ನಿರ್ಧಾರ ಅನುಮೋದನೆಗೆ ಒಳಪಟ್ಟು ಸಿಬ್ಬಂದಿ ಸಂಖ್ಯೆಯನ್ನು ಮತ್ತು ಸಿಬ್ಬಂದಿ ವೇತನ ಶ್ರೇಣಿಯನ್ನು ನಿಗದಿಪಡಿಸುವುದು.
- 6) ಸಹಕಾರಿಯ ವ್ಯವಹಾರಕ್ಕೆ ಅಗತ್ಯವಾದ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದು;
- 7) ಸ್ವಂತ ಜವಾಬ್ದಾರಿ ಮೇಲೆ ಅಥವಾ ಜಾಮೀನಿನ ಮೇಲೆ ಸಾಲ ಪಡೆಯುವ ಸದಸ್ಯರ ಸಾಲದ ಅರ್ಹತೆಯನ್ನು ನಿಶ್ಚಯಿಸುವುದು ಮತ್ತು ಅವರ ಸಾಲದ ಮಿತಿಯನ್ನು ನಿರ್ಧರಿಸುವುದು.
- 8) ಕಾಯ್ದು ಮತ್ತು ನಿಯಮಗಳಿಗೆ ಒಳಪಟ್ಟು ವಿಶ್ವಸ್ಥ ಸಂಸ್ಥೆಗಳ ಭದ್ರತಾ ಪತ್ರಗಳಲ್ಲಿ, ತೇವಣೆ ಮುಂತಾದವುಗಳಲ್ಲಿ ಸಹಕಾರಿಯ ನಿರ್ಧಾರಗಳನ್ನು ತೊಡಗಿಸುವುದು.
- 9) ದೂರುಗಳನ್ನು ಸ್ವೀಕರಿಸುವುದು ಮತ್ತು ವಿಲೇವಾರಿ ಮಾಡುವುದು.
- 10) ಕಾಯ್ದು ಮತ್ತು ನಿಯಮಗಳಲ್ಲಿ ನಿಗದಿ ಮಾಡಿದ ಗರಿಷ್ಠ ಮಿತಿಗೊಳಪಟ್ಟು ಆಧಾರ ಅಥವಾ ಆಧಾರಹಿತ ಸಾಲಗಳನ್ನು, ಮೀರಳತೆ ಸಾಲಗಳನ್ನು ಮತ್ತು ಮುಂಗಡಗಳನ್ನು ನೀಡುವುದು ಮತ್ತು ಈ ಸಾಲಗಳಿಗೆ ಸಂಬಂಧಿಸಿದ ಘರತ್ವ ನಿಬಂಧನೆಗಳನ್ನು ನಿಗದಿಪಡಿಸುವುದು ಮತ್ತು ತೇವಣೆಗಳನ್ನು ಸ್ವೀಕರಿಸುವುದು.
- 11) ಪ್ರತಿವರ್ಷ ಜೂನ್ ತಿಂಗಳ 30 ದಿನದೊಳಗೆ ಹಿಂದಿನ ಸಹಕಾರ ವರ್ಷದ ಲೆಕ್ಕ-ಪತ್ರಗಳನ್ನು ಪರಿಶೋಧನೆಗೆ ಒಳಪಡಿಸಿ ಲೆಕ್ಕಪರಿಶೋಧನಾ ವರದಿಯನ್ನು ಪಡೆಯುವುದು;

ನಿರ್ದೇಶ

ಸುಪ್ರಿಮ್ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೆಲ್ಸೆಟ್ ಲೀ.

- 12) ವಿಚಾರಣೆ ಅಥವಾ ಪರಿವೀಕ್ಷಣೆಯಾಗಿದ್ದಲ್ಲಿ, ವಿಚಾರಣೆ ಅಥವಾ ಪರಿವೀಕ್ಷಣೆ ವರದಿಗಳನ್ನು ಪರಿಶೀಲಿಸುವುದು, ಸದರಿ ವರದಿಗಳಲ್ಲಿ ಕಂಡುಬರುವ ಲೋಪದೋಷಗಳನ್ನು ಸರಿಪಡಿಸಲು ಮತ್ತು ಅಕ್ರಮಗಳನ್ನು ಸರಿಪಡಿಸಲು ಕ್ರಮ ಕ್ಯಾಸ್‌ಎಂಬ್ಲಿಪ್ರೈಮ್, ಅನುಪಾಲನಾ ವರದಿಯನ್ನು ಸಲ್ಲಿಸುವುದು ಮತ್ತು ಸದರಿ ವರದಿಗಳನ್ನು ಸಾಮಾನ್ಯ ಸಭೆಯಲ್ಲಿ ಮಂಡಿಸುವುದು;
- 13) ಸಂಯುಕ್ತ ಸಹಕಾರಿ ಅನುಮತಿ ಮೇರೆಗೆ ಸಹಕಾರಿಗೆ ಸೇರಿದ ನಿರುಪಯೋಗಿ ವಸ್ತುಗಳನ್ನು ಪಾರದರ್ಶಕವಾಗಿ ಹರಾಜು ಮೂಲಕ ವಿಲೇವಾರಿ ದಾಸ್ತಾನು ಪಟ್ಟಿಯಿಂದ ತೆಗೆದು ಹಾಕುವುದು ಅಥವಾ ವಿಲೇವಾರಿ ಮಾಡುವುದು.
- 14) ಸಹಕಾರಿಯ ದೈನಂದಿಕ ವಿಚುರ್-ವೆಚ್ಚೆಗಳನ್ನು ಮಂಜೂರು ಮಾಡುವುದು ಅಥವಾ ಈ ಅಧಿಕಾರವನ್ನು ಮುಖ್ಯಕಾರ್ಯನಿರ್ವಾಹಕನಿಗೆ ಅಥವಾ ಸೂಕ್ತ ಅಧಿಕಾರಿಗಳಿಗೆ ಮಿತಿಗೊಳಿಸಬ್ಯಾಪ್ತಾಯೋಜಿಸುವುದು.
- 15) ವಿಶೇಷ ಸಂದರ್ಭಗಳಲ್ಲಿ ಸಾಲ ಮರುಪಾವತಿ ಅವಧಿಯನ್ನು ಆರು ತಿಂಗಳವರೆಗೆ ವಿಸ್ತರಿಸುವುದು.
- 16) ಸಿಬ್ಬಂದಿಯ ನೇಮಕಾತಿ, ಪದೋನ್ನತಿ ಮತ್ತು ತರಬೇತಿಗಳನ್ನೊಳಗೊಂಡ ಹಾಗೂ ಮಂಡಲಿಯಿಂದ ರಚಿತವಾಗಿ ಸಾಮಾನ್ಯ ಸಭೆಯಿಂದ ಮಂಜೂರಾತಿ ಪಡೆದ ನೌಕರರ ಸೇವಾ ನಿಯಮಗಳ ಪ್ರಕಾರ ತಪ್ಪಿತಸ್ಥಾ ಸಿಬ್ಬಂದಿಯವರ ಮೇಲೆ ಶಿಸ್ತು ಕ್ರಮ ಜರುಗಿಸುವುದು ಹಾಗೂ ಶೀಕ್ಷೆ ವಿಧಿಸುವುದು.
- 17) ಸಹಕಾರಿಯ ಪರವಾಗಿ ಸ್ಥಿರ, ಚರ ಆಸ್ತಿಗಳನ್ನು ಅಡಮಾನ ಮಾಡಿಕೊಳ್ಳುವುದು, ಖರೀದಿಸುವುದು, ಮಾರುವುದು, ಬಾಡಿಗಳಿಗೆ ಮತ್ತು ಗುತ್ತಿಗೆಗೆ ಕೊಡುವುದು ಮತ್ತು ಆಸ್ತಿಗಳ ನಿರ್ವಹಣೆ ಮಾಡುವುದು.
- 18) ನೌಕರರ ಭವಿಷ್ಯ ನಿಧಿ, ಕ್ಷೇಮ ನಿಧಿಗಳಿಗೆ ಸಂಬಂಧಿಸಿರುವಂತೆ ಸಾಮಾನ್ಯ ಸಭೆಯಿಂದ ಅಂಗೀಕೃತವಾಗಿರುವ ನಿಯಮಗಳಿಗನುಸಾರವಾಗಿ ಸಹಕಾರಿಯ ಸಿಬ್ಬಂದಿವರ್ಗದವರ ಕ್ಷೇಮಕ್ಕಾಗಿ ಪ್ರಾರಂಭಿಸಿರುವ ಕ್ಷೇಮನಿಧಿ ಮತ್ತು ಭವಿಷ್ಯ ನಿಧಿಗಳಿಗೆ ಚಂದಾ ಕೊಡುವುದು.
- 19) ಯಾವುದೇ ವ್ಯವಹಾರದಲ್ಲಿ ಮಂಡಲಿಗೆ ಸಹಾಯ ಮಾಡಲು ಮುಖ್ಯಕಾರ್ಯನಿರ್ವಾಹಕನನ್ನು ಕಾರ್ಯದರ್ಶಿಯನ್ನಾಗಿ ನೇಮಿಸಿ ಸಮಿತಿ ರಚಿಸುವುದು.
- 20) ಸಹಕಾರಿಯ ಕಳೇರಿ ಮತ್ತು ಶಾಖೆಯ ಕಾರ್ಯಚಟುವಟಿಕೆಗಳ ಮೇಲ್ಮೈಚಾರಣೆ ಮಾಡುವುದು.
- 21) ಪಂಚಾಯತಿ ಮತ್ತು ನ್ಯಾಯಾಲಯದ ಪ್ರಕರಣಗಳಲ್ಲಿ ಸೂಕ್ತವಾದ ರೀತಿಯಲ್ಲಿ ವ್ಯವಹರಿಸುವುದು.
- 22) ಕಾನೂನು ಕ್ರಮ/ ದಾವೆ ಹೊಡುವುದು, ಸಮಾಧಿಕಿಸಿಕೊಳ್ಳುವುದು ಅಥವಾ ರಾಜೆ ಮಾಡಿಕೊಳ್ಳುವುದು;
- 23) ಪ್ರತಿವರ್ಷ ಸಪ್ಪಂಬರ್ ಇಪ್ಪತ್ತೆಂದನೇ ದಿನಾಂಕದೊಳಗೆ ವಾರ್ಷಿಕ ಸಾಮಾನ್ಯ ಸಭೆಗಳನ್ನು ನಡೆಸುವುದು ಮತ್ತು ಅಗತ್ಯಬಿದ್ಧಾಗ ಅಥವಾ ಕೋರಿಕೆಯ ಮೇರೆಗೆ ವಿಶೇಷ ಸಾಮಾನ್ಯ ಸಭೆಗಳನ್ನು ನಡೆಸುವುದು;
- 24) ಸಹಕಾರಿಗೆ ಆಧಾರ ಮಾಡಲ್ಪಟ್ಟ ವಸ್ತುಗಳಿಗೆ, ನಗದು ಮತ್ತು ಇತರೆ ಆಸ್ತಿಗಳಿಗೆ ಅಗತ್ಯ ವಿಮೆ ಮಾಡಿಸುವುದು.

ಸುತ್ತಿಮಾ ಸೌಖಾದರ್ ತ್ರೇಡಿಟ್ ಕೋ-ಆಪರೇಟರ್ ಸೆಸ್ವಿಟ್ ಲಿ.

- 25) ಸಂಯುಕ್ತ ಸಹಕಾರಿ ನಿಗದಿಪಡಿಸಿರುವ ನಮೂನೆ ಏನಾದರೂ ಇದ್ದಲ್ಲಿ ಅದರಂತೆ ಎಲ್ಲಾ ದಸ್ತಾವೇಚುಗಳನ್ನು ಮತ್ತು ರಿಜಿಸ್ಟ್ರೆಗಳನ್ನು ಇಡಲು ವ್ಯವಸ್ಥೆ ಮಾಡುವುದು.
- 26) ಅವಶ್ಯವಿದ್ದಾಗ ಸಂಘ ಸಂಸ್ಥೆಗಳಿಗೆ, ಸಾಮಾನ್ಯ ಸಭೆಗಳಲ್ಲಿ ಮತ್ತು ಸಮ್ಮೇಳನಗಳಲ್ಲಿ ಮತ್ತು ವಿಚಾರ ಗೋಪ್ಯಿಗಳಲ್ಲಿ ಭಾಗವಹಿಸಲು ಪ್ರತಿನಿಧಿಗಳನ್ನು ಕಳುಹಿಸುವುದು.
- 27) ಮಂಡಳಿಯಲ್ಲಿ ಆಕಸ್ಮಿಕವಾಗಿ ತರವಾಗುವ ಸಾಫ್ಟನಗಳನ್ನು ಕಾಯ್ದೆಯಲ್ಲಿನ ಪ್ರಾವಧಾನದಂತೆ ಸಹಮತದಿಂದ(ಕೋ-ಆಪ್ಸ್) ಭರ್ತೀ ಮಾಡುವುದು.
- 28) ಮಂಡಳಿಯ ಸದಸ್ಯರ ಚುನಾವಣೆ ನಡೆಸಲು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಅಗತ್ಯ ನೆರಪು ನೀಡುವುದು.
- 31) ಸಾಮಾನ್ಯ ನಿಕಾಯದ ಅನುಮೋದನೆಗಾಗಿ ವಾರ್ಷಿಕ ವರದಿ, ವಾರ್ಷಿಕ ಹಣಕಾಸು ತಃಖ್ಯೆಗಳನ್ನು, ವಾರ್ಷಿಕ ಯೋಜನೆ ಮತ್ತು ಬಜೆಟನ್ನು ಮಂಡಿಸುವುದು;
- 32) ಲೆಕ್ಕಪರಿಶೋಧನೆಗೆ ಅಗತ್ಯವಾದ ಆಸ್ತಿ-ಜವಾಬ್ದಾರಿ ತಃಖ್ಯೆ, ಜಮಾ-ವಿಚರ್ ತಃಖ್ಯೆ, ಲಾಭ-ಹಾನಿ ತಃಖ್ಯೆಗಳನ್ನು ಅಗತ್ಯ ಶೆಡ್ಯೂಲುಗಳೊಂದಿಗೆ ತಯಾರಿಸುವುದು ಮತ್ತು ಸಂಬಂಧಪಟ್ಟ ವೋಚರು ಮತ್ತು ಕಾಗದಪತ್ರಗಳ ಸಹಿತ ಎಲ್ಲಾ ಮುಸ್ತಕಗಳನ್ನು ಹಾಗೂ ದಾಖಲೆಗಳನ್ನು ಸಹಕಾರ ವರ್ಷ ಮುಗಿದ ಮುವತ್ತು ದಿನಗಳೊಳಗೆ ಲೆಕ್ಕಪರಿಶೋಧಕರಿಗೆ ಒದಗಿಸುವುದು ಹಾಗೂ ಸಂಯುಕ್ತ ಸಹಕಾರಿ ಅಧವಾ ರಿಜಿಸ್ಟ್ರೇಶನು ಅಧವಾ ಲೆಕ್ಕಪರಿಶೋಧಕನು ಅಗತ್ಯ ಪಡಿಸುವ ಇತರೆ ನಮೂನೆಗಳನ್ನು, ತಃಖ್ಯೆಗಳನ್ನು ಮತ್ತು ಅಧಿಕೃತ ವರದಿಗಳನ್ನು ತಯಾರಿಸಿ ಸಲ್ಲಿಸುವುದು; ಪ್ರತಿಯೊಂದ ಹಣಕಾಸು ವ್ಯವಹಾರಗಳು/ಸ್ಥಿರಾಸ್ತಿ ಅಡವು/ಹೂಡಿಕೆ/ಸಾಲ ನೀಡಿಕೆ ಕ್ರಮಗಳ ಬಗ್ಗೆ ಲೆಕ್ಕ ಪರಿಶೋಧಕರು ವಿಮರ್ಶಿಸಿ ಆಡಿಟ್ ಇಲಾಖೆ ಮಾರ್ಗಸೂಚಿ ಪಾಲಿಸಿ ಗುರುತರ ನ್ಯಾನ್ಯಾಸೆಗಳನ್ನು ಪ್ರತ್ಯೇಕವಾಗಿ ಸಕ್ರಮ ಪ್ರಾಧಿಕಾರಗಳಿಗೆ ಕೂಡಲೇ ವರದಿ ಮಾಡುವ ಜವಾಬ್ದಾರಿ ಇರತಕ್ಕದ್ದು.
- 33) ಲೆಕ್ಕಪರಿಶೋಧನಾ ವರದಿಯನ್ನು ಪರಿಶೀಲಿಸುವುದು ಮತ್ತು ಅದರಲ್ಲಿ ತೋರಿಸಲಾದ ನ್ಯಾನ್ಯಾಸೆಗಳನ್ನು ಸರಿಪಡಿಸಲು ಮತ್ತು ಅಕ್ರಮಗಳನ್ನು ಸರಿಪಡಿಸಲು ಕ್ರಮ ತೆಗೆದುಕೊಳ್ಳುವುದು ಮತ್ತು ಇಂತಹ ವರದಿಯನ್ನು ಮುಂದಿನ ಸಾಮಾನ್ಯ ಸಭೆಯ ಮುಂದೆ ಮಂಡಿಸುವುದು. ಹಾಗೂ ಸಾಮಾನ್ಯ ಸಭೆ ನಡೆದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಕ್ರಮ ತೆಗೆದುಕೊಂಡ ವರದಿಯನ್ನು ಸಂಯುಕ್ತ ಸಹಕಾರಿಗೆ, ಸಹಕಾರ ಲೆಕ್ಕಪರಿಶೋಧನಾ ನಿರ್ದೇಶಕನಿಗೆ ಮತ್ತು ರಿಜಿಸ್ಟ್ರೇಶನಿಗೆ ಕಳಿಸುವುದು.
- 34) ವಿಚಾರಣಾ ವರದಿ ಯಾವುದಾದರೂ ಇದ್ದಲ್ಲಿ, ಪರಿಶೀಲಿಸಿ, ವಿಚಾರಣೆಯಲ್ಲಿ ತೋರಿಸಲಾದ ಅಕ್ರಮಗಳು ಯಾವುದಾದರೂ ಇದ್ದಲ್ಲಿ, ಅವುಗಳನ್ನು ಸರಿಪಡಿಸಲು ಕೈಗೊಂಡ ಕ್ರಮಗಳ ಪಾಲನಾ ವರದಿಯನ್ನು ಪರಿಶೀಲಿಸಲು ಮತ್ತು ಅದನ್ನು ಸಾಮಾನ್ಯ ನಿಕಾಯದ ಮುಂದೆ ಮಂಡಿಸುವುದು;
- 35) ಪ್ರತಿ ವರ್ಷ ಸೆಪ್ಟೆಂಬರ್ ಮೂವತ್ತೆರೊಳಗಾಗಿ ಕಾಯ್ದೆ ಕಲಂ 34ರಂತೆ ರಿಜಿಸ್ಟ್ರೇಶನಿಗೆ ಹಾಗೂ ಸಂಯುಕ್ತ ಸಹಕಾರಿಗೆ ವಿಧ್ಯುತಿ ವರದಿಗಳನ್ನು ಮತ್ತು ಮಾಹಿತಿಯನ್ನು ಸಲ್ಲಿಸುವುದು ಅಧವಾ ಮುಖ್ಯಕಾರ್ಯನಿರ್ವಾಹಕನು ಸಲ್ಲಿಸಿರುವುದನ್ನು ಧ್ವನಿಪಡಿಸಿಕೊಳ್ಳುವುದು;

ಸ್ವಾತಂತ್ರ್ಯ ಸಾಮಾಜಿಕ ಶೈಲಿ-ಆರೋಪಿತ ಸೇವೆಗಳ ಲೀ.

- 36) ಇತರ ಸರ್ವಾರ್ಥಗಳ ಸದಸ್ಯತ್ವವನ್ನು ಪರಿಶೀಲಿಸುವುದು;
- 37) ಸಾಮಾನ್ಯ ನಿಕಾಯವು ಪ್ರತ್ಯಾಯೋಚಿಸಬಹುದಾದಂಥ ಅಥವಾ ಈ ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಬಹುದಾದಂಥ ಇತರ ಪ್ರಕಾರ್ಯಗಳನ್ನು ನಿರ್ವಹಿಸುವುದು;
- 38) ಸಾಮಾನ್ಯ ಸಭೆಯ ಒಟ್ಟಿಗೆ ಒಳಪಟ್ಟಿ ಈ ಕೆಳಗಿನಂತೆ ನಿಯಮಗಳನ್ನು ರೂಪಿಸಲು, ಬದಲಾಯಿಸಲು, ನೀರ್ವಾಯಿಸುವುದು;
- ಎ) ಸಿಬ್ಬಂದಿ ಸೇವಾ ನಿಯಮಗಳು;
- ಬಿ) ಸಾಲಾದ ನಿಯಮಗಳು;
- ಸಿ) ತೇವಣಾತಿ ನಿಯಮಗಳು;
- ಡಿ) ಆಡಳಿತ ಹಾಗೂ ವ್ಯವಹಾರ ನಿಯಮಗಳು;
- ಇ) ಸದಸ್ಯರಿಗೆ ಸೇವೆಗಳನ್ನು ಒದಗಿಸುವುದು;
- ಎಫ್) ನಿರ್ಧಿಗಳ ಸಂಗ್ರಹಣೆ, ಅಭಿರಕ್ಷೆ, ಬಳಕೆ ಮತ್ತು ತೊಡಗಿಸುವಿಕೆ;
- ಜಿ) ಲೆಕ್ಕಾಪತ್ರಗಳ ಸ್ವಿವರ್ಹಣೆ;
- ಎಬ್) ಭಾರ್ತ್ರಾ ಕವಾಟ್ ಸ್ವಿಯಮಗಳು;
- ಎಃ) ಶಾಖೆಗಳ ವ್ಯವಸ್ಥಾಪನೆ ಹಾಗೂ ನಿಯಂತ್ರಣಾದ ನಿಯಮಗಳು;
- ಜೆ) ಸಹಕಾರಿಯ ಪರಿಣಾಮಕಾರಿ ಮತ್ತು ಯುಕ್ತ ಕಾರ್ಯನಿರ್ವಹಣೆಗೆ ಅಗತ್ಯವಾದ ಅಂಥ ಇತರೆ ಯಾವುದೇ ವಿಷಯ;
- 39) ವಿಧಿಬಂಧ್ಯ ಅಧಿಕೃತ ವರದಿಗಳನ್ನು ಸಲ್ಲಿಸುವುದೂ ಒಳಗೊಂಡಂತೆ ಮಾಹಿತಿ ವ್ಯವಸ್ಥೆಗಳನ್ನು ನಿರ್ವಹಿಸುವುದು ಮತ್ತು ಪರೀಕ್ಷೆಗೆ ಗಮನವಿಡುವುದು;
- 40) ಸಾಂಸ್ಕಿಕ ಧ್ಯೋಯೋದ್ದೇಶಗಳ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಸಾಧಿಸಬೇಕಾದ ನಿರ್ದಿಷ್ಟ ಗುರಿಗಳನ್ನು ನಿಗದಿಪಡಿಸುವುದು;
- 41) ಸಹಕಾರಿಗೆ ನಷ್ಟ ಉಂಟುಮಾಡಿರುವ ಅಥವಾ ಹಣ ದುರುಪಯೋಗ ಮಾಡಿರುವ ಸಂಬಂಧ ಸಿವಿಲ್ ಅಥವಾ ಕ್ರೀಮಿನಲ್ ಹೊಣೆಗೆ ಗುರಿಯಾದ ಯಾವುದೇ ವ್ಯಕ್ತಿಯ ವಿರುದ್ಧ, ಪ್ರಸಂಗಾನುಸಾರ, ಸಿವಿಲ್ ಮತ್ತು ಅಥವಾ ಕ್ರೀಮಿನಲ್ ಮತ್ತು ಅಥವಾ ಶಿಸ್ತಿನ ಕ್ರಮಗಳನ್ನು ಕೈಗೊಳ್ಳುವುದು;
- 42) ಸಹಕಾರಿಯ ವ್ಯವಹಾರಗಳ ಕಾಲಿಕ ಗುಣಮಟ್ಟ ಅಂದಾಜಿಸುವುದು;
- 43) ಸಾಮಾನ್ಯ ನಿಕಾಯದ ಮೂರ್ವ ಅನುಮೋದನೆಗೆ ಒಳಪಟ್ಟಿ ಸಹಕಾರಿಯ ಯಾವುದೇ ಸಾಲ ಅಥವಾ ಬೇಡಿಕ ಅಥವಾ ಕ್ಷೇಮ ಅಥವಾ ಅವಾರ್ದ್ರ ಅಥವಾ ಆದೇಶ ಇವುಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ರಾಜೀ ಮಾಡುವುದು, ಅಮಾನತ್ತಿನಲ್ಲಿಡುವುದು ಅಥವಾ ಕೈಬಿಡುವುದು;
- 44) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಕೆಳಗಿನವುಗಳನ್ನು ತಯಾರಿಸಿ, ಮಂಡಿಸುವುದು:-
- ಅ) ನಗದು ಅಥವಾ ದಾಸ್ತಾನು ಕೊರತೆಯ ಬಗ್ಗೆ ವರದಿ;
- ಆ) ಮೀಸಲು ನಿರ್ಧಿಗಳನ್ನು ಮತ್ತು ಇತರ ನಿರ್ಧಿಗಳನ್ನು ಸೃಜಿಸುವುದು ಒಳಗೊಂಡಂತೆ ನಿವ್ವಾ ಲಾಭ/ಹೆಚ್ಚುವರಿ ಧಂಡಿಕೆ ಮಾಡುವ ಪ್ರಸ್ತಾಪ;

ಫಲಿವು ಸೌಖರ್ಯ ಕ್ರಿಯೆ ಹೋ-ಆಪರೇಟರ್‌ವೊ ಸೆಲ್ಸೆಟಿ ಲೀ.

- ಇ) ಮುಳುಗು ಮತ್ತು ಹೋಕು ಬಾಕಿ ಸಾಲಗಳದ್ದಲ್ಲಿ, ಅದನ್ನು ಮನ್ಯಾ ಮಾಡುವ ಪ್ರಸ್ತಾಪಗಳ ಬಗ್ಗೆ ಸಾಮಾನ್ಯ ಸಭೆಯಲ್ಲಿ ಇದರ ಪೂರ್ವಭಾವಿಯಾಗಿ ಕ್ರಮ ಆಗಿರುವ ಬಗ್ಗೆ ಕೂಲಂಕುಪವಾಗಿ ಚರ್ಚೆಸಿ ಮತ್ತು ಸಹಕಾರಿಯ ನಿಬಂಧಕರ ಅನುಮತಿ/ಸರ್ಕಾರದ ಅನುಮತಿಗಾಗಿ ಕೋರಬಹುದು, ಪ್ರಾಧಿಕಾರದ ಅನುಮತಿ ನೀಡ/ದ ಹೊರತು ಇದು ಸಿಂಧುವಾಗತಕ್ಕದ್ದಲ್ಲ.
- ಈ) ಆಸ್ತಿಗಳ ಖರೀದಿ ಮತ್ತು ಮಾರಾಟಗಳ ವರದಿ;
- 45) ಸಹಕಾರಿಯ ಲೆಕ್ಕಪತ್ರಗಳನ್ನು/ದಾಖಿಲೆಗಳನ್ನು ಪರಿವೀಕ್ಷಿಸಲು ಸಕ್ಕಮನಾದ ಪರಿವೀಕ್ಷಣಾಧಿಕಾರಿಯು ಲೆಕ್ಕಪತ್ರಗಳ/ದಾಖಿಲೆಗಳ ಪರಿವೀಕ್ಷಣೆಯನ್ನು ನಡೆಸಲು ಅನುಕೂಲ ಮಾಡಿಕೊಡುವುದು ಮತ್ತು ಅವನು ಬಯಸುವ ಅಗತ್ಯ ಮಾಹಿತಿಯನ್ನು ಒದಗಿಸುವುದು;
- 46) ವಿಚಾರಣೆಯನ್ನು ನಡೆಸಲು ಸಕ್ಕಮನಾದ ವಿಚಾರಣಾಧಿಕಾರಿಯು ವಿಚಾರಣೆಯನ್ನು ನಡೆಸಲು ಅನುಕೂಲ ಮಾಡಿಕೊಡುವುದು ಮತ್ತು ಅವನು ಬಯಸುವ ಅಗತ್ಯ ಮಾಹಿತಿಯನ್ನು ಒದಗಿಸುವುದು;
- 47) ಹೊರಬಾಕೆ ಇರುವ ಎಲ್ಲಾ ಸಾಲಗಳನ್ನು ವಿಮರ್ಶಿಸುವುದು ಮತ್ತು ಸುಸ್ಥಿ ಸಾಲ-ಮುಂಗಡಗಳ ಸಂಬಂಧದಲ್ಲಿ ಸರ್ಕಾರಿ ಕಾನೂನು ಕ್ರಮಗಳನ್ನು ಕೈಗೊಳ್ಳುವುದನ್ನು ಖಾತರಿಪಡಿಸುವುದು;
- 48) ಸಹಕಾರಿಯ ಸದಸ್ಯರು, ನೋಕರರು ಮತ್ತು ಆಡಳಿತ ಮಂಡಳಿಯ ನಿರ್ದೇಶಕರಿಗೆ ಸಹಕಾರಿ ಶಿಕ್ಷಣ ಮತ್ತು ತರಬೇತಿ ವ್ಯವಸ್ಥೆ ಮಾಡುವುದು;
- 49) ಸಹಕಾರಿಯ ಎಲ್ಲಾ ವ್ಯವಹಾರ ಮತ್ತು ವ್ಯಾಪಾರಗಳಿಗೆ ಸಂಬಂಧಪಟ್ಟ ತೀರ್ಮಾನಗಳನ್ನು ತೆಗೆದುಕೊಳ್ಳುವಾಗ ಮತ್ತು ತತ್ವಂಬಂಧದ ವೆಚ್ಚವನ್ನು ಭರಿಸುವಾಗ ಆರ್ಥಿಕ ಜೀಡಿತ್ವತೆಯ ನಿಯಮಗಳನ್ನು ಪಾಲಿಸುವುದು;
- 50) ಸಹಕಾರಿಯ ಯಾವುದೇ ಪದಾಧಿಕಾರಿ ಅಥವಾ ನಿರ್ದೇಶಕನು, ಸಹಕಾರಿಯ ಬಾಕಿಗಳ ವಸೂಲಿಯ ಸಂಬಂಧದಲ್ಲಿ ಮಾರಾಟವಾಗುವ ಯಾವೋಬ್ಬ ಸದಸ್ಯನ ಸ್ವತನ್ನು ಪ್ರತ್ಯಕ್ಷಾವಾಗಿ ಅಥವಾ ಪರೋಕ್ಷವಾಗಿ ಖರೀದಿಸತಕ್ಕದ್ದಲ್ಲ.
- 51) ಕಾರ್ಯೋಯ ಉಪಬಂಧಗಳನ್ನು ಮತ್ತು ಸಹಕಾರಿ ಸಂಸ್ಥೆಗಳಿಗೆ ಅನ್ವಯವಾಗುವ ಇತರೆ ಕಾನೂನುಗಳ ಉಪಬಂಧಗಳನ್ನು ಪಾಲಿಸುವುದು; ಮತ್ತು
- 52) ಸಹಕಾರಿಯ ಸರ್ವತೋಮುಖಿ ಬೆಳವಣಿಗೆ ಮತ್ತು ಅಭಿವೃದ್ಧಿಯ ಹಿತದೃಷ್ಟಿಯಿಂದ ಹಾಗೂ ಸದಸ್ಯರಿಗೆ ಅತ್ಯುತ್ತಮ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ಅಗತ್ಯವಾದಂತಹ ಎಲ್ಲ ಪ್ರಕಾರ್ಯಗಳನ್ನು ನಿರ್ವಹಿಸುವುದು.
- 53) ಸಂಯುಕ್ತ ಸಹಕಾರಿಯ ಕಾಲ ಕಾಲಕ್ಕೆ ಹೊರಡಿಸುವ ಪರಿಪತ್ರಗಳ ಕುರಿತು ಸೂಕ್ತ ಕ್ರಮ ಕೈಕೊಳ್ಳುವುದು.
- 54) ರೇವಣೆಗಳ ಹಾಗೂ ಸಾಲಗಳ ಮೇಲಿನ ಬಡ್ಡಿದರಗಳನ್ನು ಪರಿಶೀಲಿಸುವುದು ಹಾಗೂ ನಿಗದಿ ಪಡಿಸುವುದು.

40. ನಿರ್ದೇಶಕರ ವಚನಗಳು :

- 1) ಮಂಡಲಿಯ ಸಭೆಗಳಲ್ಲಿ ಮತ್ತು ಮಂಡಲಿಯ ಹಾಗೂ ಸಾಮಾನ್ಯ ಸಭೆಯ ಅನುಮೋದನೆಗೊಳಿಸಬಹುದು ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದು, ಮತ ಜಲಾಯಿಸುವುದು.
 - 2) ಸಹಕಾರಿಯ ಕೆಲಸ ಕಾರ್ಯಗಳಗೆ ನಿಯಮಗಳಾಗನುಸಾರವಾಗಿ ಅಥವಾ ಸೂಕ್ತ ಅನುಮೋದನೆಯಿಂದ ಮಾಡಿದ ಲಿಖನ್‌ನ್ನು ಮರುಪಾವತಿ ಪಡೆಯುವುದು.
 - 3) ಮಂಡಲಿ ನಿರ್ಣಯದನ್ನಾಗಿ ಇತರೆ ಸಂಸ್ಥೆಗಳ ಸಭೆ, ಚುನಾವಣೆಗಳಲ್ಲಿ ಪಾಲ್ಯೂಂಡು ಸೂಕ್ತ ರೀತಿಯಲ್ಲಿ ಮತ ಜಲಾಯಿಸುವುದು ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು.
 - 4) ಮಂಡಲಿಯ ಯಾವುದೇ ಪದಾಧಿಕಾರಕ್ಕೆ ಸ್ವರ್ವಿಸುವುದು.
 - 5) ಸಂಸ್ಥೆಯು ಸದಸ್ಯತ್ವ ಹೊಂದಿರುವ ಯಾವುದೇ ಇತರೆ ಸಂಸ್ಥೆಗಳ ಚುನಾವಣೆಯಲ್ಲಿ ಸ್ವರ್ವಿಸುವುದಕ್ಕಾಗಿ ಆಂತರಿಕ ಚುನಾವಣೆ ನಡೆದಲ್ಲಿ, ಅದರಲ್ಲಿ ಸ್ವರ್ವಿಸುವುದು.
- ಘರಂತ ಫೂರ್ಬಾಲಿ ಅಥವಾ ಸಮಿತಿಯ ಸದಸ್ಯನಾಗಿ ಸದಾಭವನೆಯಿಂದ ವ್ಯಕ್ತಗೊಳಿಸುವ ಯಾವುದೇ ಅಭಿಪ್ರಾಯಗಳನ್ನು ಯಾವುದೇ ಸದಸ್ಯನು ಪ್ರಶ್ನಿಸುವಂತಿಲ್ಲ.*
- 6) ಮಂಡಲಿ ಅಥವಾ ಯಾವುದೇ ಸಮಿತಿಯ ಸಭೆಯಲ್ಲಿ ಪಾಲ್ಯೂಂಡು ಬಹುಮತದ ನಿರ್ಣಯದಲ್ಲಿ ಭಾಗಿಯಾಗಿದ್ದ ಯಾವುದೇ ವಿಷಯದ ಬಗ್ಗೆ ವೈಯಕ್ತಿಕ ಜವಾಬ್ದಾರಿ ಇರತಕ್ಕದಲ್ಲ, ಇಂತಹ ಯಾವುದೇ ಸಂದರ್ಭದಲ್ಲಿ ಸಂಸ್ಥೆಯು ತನ್ನ ಪಾತ್ರವಾಗಿ ಕಾನೂನು ಕ್ರಮ ಕೈಗೊಳಿಸಬೇಕು.
 - 7) ಯಾವುದೇ ನಿರ್ದೇಶಕನು ನಿರ್ದಿಷ್ಟ ಅವಧಿಯ ಹೆಡ್ಗ್ಯಾಲಿನಂತೆ ಅನುಸರಣಾ ವರದಿಗಳನ್ನು ಕಳುಹಿಸುವಂತೆ ಮುಖ್ಯಕಾರ್ಯನಿರ್ವಾಹಕನನ್ನು ಅಗತ್ಯಪಡಿಸಬಹುದು;

41. ನಿರ್ದೇಶಕರ ಕರ್ತವ್ಯಗಳು :

ಸಹಕಾರಿಯ ಪ್ರತಿಯೊಬ್ಬ ನಿರ್ದೇಶಕನು

- 1) ಸಹಕಾರಿಯ ಸ್ಥಾಲ ಉದ್ದೇಶಗಳ ಹಾಗೂ ಸರ್ಕಾರವು ನಿಗದಿಪಡಿಸಿದಂತೆ ಸಹಕಾರಿಯ ನೀತಿಗಳ ಪರಿಜ್ಞಾನ ಉಳ್ಳವನಾಗಿರತಕ್ಕದ್ದು;
- 2) ಕಾರ್ಯ, ನಿಯಮಗಳ ಹಾಗೂ ಸಹಕಾರಿಯ ಉಪವಿಧಿಗಳ ಉಪಬಂಧಗಳನ್ನು ಅಭ್ಯರ್ಥಿಸಿಕೊಂಡಿರತಕ್ಕದ್ದು;
- 3) ನಿರ್ದೇಶಕನಾಗಿ ತನ್ನ ಕರ್ತವ್ಯಗಳ ಮತ್ತು ಪ್ರಕಾರ್ಯಗಳ ನಿರ್ವಹಣೆಯಲ್ಲಿ ಸಮಾನ ಸ್ವರೂಪದ ಸಂದರ್ಭಗಳಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿಯು ವರ್ತಿಸುವಂತಹ ದೂರದೃಷ್ಟಿ, ಮುಂದಾಲೋಚನೆ, ಶ್ರದ್ಧೆ ಮತ್ತು ನಿಗಾ ವಹಿಸತಕ್ಕದ್ದು;
- 4) ತನ್ನ ಪ್ರತ್ಯೇಕ ಅಥವಾ ಪರೋಕ್ಷ ಹಿತಾಸಕ್ತಿ ಇರುವ ಪ್ರಸ್ತಾವವು ಮಂಡಲಿಯ ಸಭೆಯಲ್ಲಿ ಚರ್ಚೆಗೆ ಬಂದಾಗ ಭಾಗವಹಿಸತಕ್ಕದಲ್ಲ;
- 5) ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಹಾಗೂ ಸಹಕಾರಿಯ ಅತ್ಯಾತ್ಮಮ ಹಿತದೃಷ್ಟಿಯಿಂದ ಕಾರ್ಯ ನಿರ್ವಹಿಸತಕ್ಕದ್ದು.

ನಿರ್ದೇಶ

ಮತ್ತಿರು ಸೌಹಾದರ್ ಕ್ರಿಷ್ಯಾ ಹೀ-ಆಪರೇಟರ್ ಸೆಕ್ಯೂರಿಟಿ ಲೀ.

- 6) ಸಾಮಾನ್ಯ ನಿರಾಯಕ ಮತ್ತು ಮಂಡಲಿಯ ಸಭೆಗಳಿಗೆ ನಿಯತವಾಗಿ ಮತ್ತು ವರಿಣಾಮಕಾರಿಯಾಗಿ ಭಾಗವಹಿಸತಕ್ಕದ್ದು ಹಾಗೂ ಸಹಕಾರ ಮನೋಭಾವದಿಂದ ವರ್ತಿಸತಕ್ಕದ್ದು;
- 7) ಸಭೆ ಪ್ರಾರಂಭವಾಗುವುದಕ್ಕೆ ಮುನ್ಸು ಅಜೆಂಡಾ ಟಿಪ್ಪಣಿಗಳನ್ನು ಮತ್ತು ಕಾಗದ ಪತ್ರಗಳನ್ನು ಆಳವಾಗಿ ಅಭ್ಯರ್ಥಿಸತಕ್ಕದ್ದು, ಸಭೆಯಲ್ಲಿ ವಿಜಯಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ತನ್ನ ಅಭಿಪ್ರಾಯವನ್ನು ಸ್ವಷ್ಟ ಮತ್ತು ನಿರಿರವಾದ ಪದಗಳಲ್ಲಿ ವ್ಯಕ್ತ ಮಾಡತಕ್ಕದ್ದು ಮತ್ತು ಈ ಉದ್ದೇಶಕ್ಕಾಗಿ ಯಾವುದೇ ಮಾಹಿತಿಯು ಅಗತ್ಯವಿದ್ದಲ್ಲಿ ಅದನ್ನು ಮುಖ್ಯಕಾರ್ಯನಿರ್ವಾಹಕನಿಂದ ಪಡೆದುಕೊಳ್ಳತಕ್ಕದ್ದು;
- 8) ಮಂಡಲಿಯ ಅಜೆಂಡಾ ಟಿಪ್ಪಣಿಗಳ ಕಾಗದ ಪತ್ರಗಳ ಗೋಪ್ಯತೆಯನ್ನು ಕಾಪಾಡತಕ್ಕದ್ದು;
- 9) ಸಹಕಾರಿಯ ನಿಧಿಗಳು ಯುಕ್ತವಾಗಿ ಮತ್ತು ನ್ಯಾಯಸಮೂಕ್ತ ರೀತಿಯಲ್ಲಿ ಸಾಮಾನ್ಯ ಸದಸ್ಯರ ಅನುಕೂಲಕ್ಕಾಗಿ ಉಪಯೋಗವಾಗುತ್ತಿರುವುದನ್ನು ವಿಭಿನ್ನಪಡಿಸಿಕೊಳ್ಳತಕ್ಕದ್ದು;
- 10) ಸಹಕಾರಿಯ ಸಾಮಾನ್ಯ ನೀತಿಯನ್ನು ರೂಬಿಸುವಲ್ಲಿ ಆಳವಾಗಿ ತೊಡಗಿಸಿಕೊಳ್ಳತಕ್ಕದ್ದು ಮತ್ತು ಮಂಡಲಿಯ ಹಂತದಲ್ಲಿ ಅಗತ್ಯವಾದಪ್ಪು ಮಣಿಗೆ ಸಹಕಾರಿಯ ಕಾರ್ಯನಿರ್ವಾಹಕನೆಯನ್ನು ಜಾಗರೂಕತೆಯಿಂದ ಮೇಲ್ಮೈಬಾರಣೆ ನಡೆಸುವಂತೆ ನೋಡಿಕೊಳ್ಳತಕ್ಕದ್ದು;
- 11) ವ್ಯವಸ್ಥಾಪನೆಗೆ? ತನಗೆ ಸಾಧ್ಯವಾದಪ್ಪು ಮಣಿಗೆ, ತನ್ನ ಬುದ್ಧಿವಂತಿಕೆ, ಜ್ಞಾನ ಮತ್ತು ಮಾರ್ಗದರ್ಶನವನ್ನು ಕೊಡತಕ್ಕದ್ದು;
- 12) ಇತರ ನಿರ್ದೇಶಕರ ಜೊತೆ ಸಹಕಾರದಿಂದ ಕೂಡಿದ ಒಂದು ತಂಡವಾಗಿ ಕೆಲಸ ಮಾಡತಕ್ಕದ್ದು ಮತ್ತು ವ್ಯಕ್ತಿಸಂಬಂಧ (individual) ಪ್ರಸ್ತಾವಗಳನ್ನು ವ್ಯಾಯೋಜಿಸತಕ್ಕದ್ದಲ್ಲ ಅಥವಾ ಅವುಗಳ ವಿರುದ್ಧವಾಗಿ ಮೂವಾಗ್ರಹ ಅಭಿಪ್ರಾಯಗಳನ್ನು ಹೊಂದಿರತಕ್ಕದ್ದಲ್ಲ;
- 13) ಸಹಕಾರಿಯ ದೇನಂದಿನ ಕಾರ್ಯನಿರ್ವಾಹಕನೆಯಲ್ಲಿ ಪಸ್ತ್ರೀಪಮಾಡತಕ್ಕದ್ದಲ್ಲ;
- 14) ದೇನಂದಿನ ವ್ಯವಹಾರದಲ್ಲಿ ಮತ್ತು ವ್ಯವಸ್ಥಾಪನೆಯ ಪ್ರಕಾರ್ಯಗಳಲ್ಲಿ ತೊಡಗಿಸಿಕೊಳ್ಳತಕ್ಕದ್ದಲ್ಲ;
- 15) ಸಹಕಾರಿಯ ಯಾವುದೇ ಒಬ್ಬ ಅಧಿಕಾರಿ/ಸೌಕರನಿಗೆ ಯಾವುದೇ ರೀತಿಯ ಸೂಚನೆ ಅಥವಾ ನಿರ್ದೇಶನ ಕೊಡತಕ್ಕದ್ದಲ್ಲ. ಆದಾಗ್ಯೂ ಯಾವುದೇ ಅಜ್ರ ಅಥವಾ ಪ್ರಸ್ತಾವವು ಬಾಕಿ ಇದ್ದಲ್ಲಿ ಅದರ ಪ್ರಸಕ್ತ ವಸ್ತುಸ್ಥಿತಿಯ ಬಗ್ಗೆ ಮುಖ್ಯಕಾರ್ಯನಿರ್ವಾಹಕನಿಂದ ಅಗತ್ಯ ಮಾಹಿತಿ ಪಡೆಯಬಹುದು;
- 16) ಸಿಬ್ಬಂದಿಯ ರೀಸ್ಟ್, ಉತ್ತಮ ನಡತೆ ಮತ್ತು ನಿಷ್ಯೆಯ ನಿರ್ವಹಣೆಯನ್ನು ಬುದ್ಧೇಲು ಮಾಡುವಂತಹ ಅಥವಾ ಅಂತಹ ನಿರ್ವಹಣೆಯಲ್ಲಿ ಪಸ್ತ್ರೀಪ ಮಾಡುವಂತಹ ಯಾವುದೇ ಕೃತ್ಯದಲ್ಲಿ ತೊಡಗತಕ್ಕದ್ದಲ್ಲ;
- 17) ಆತನು ರಹಸ್ಯ ಮತ್ತು ಸತ್ಯನಿಷ್ಯೆಯ ಪ್ರಮಾಣವಚನದಲ್ಲಿ ಇರುವುದರಿಂದ ಸಹಕಾರಿಯ ಯಾವುದೇ ಸದಸ್ಯನಿಗೆ ಸಂಬಂಧಪಟ್ಟ ಮಾಹಿತಿಯನ್ನು ಇತರರಿಗೆ ಬಹಿರಂಗಪಡಿಸತಕ್ಕದ್ದಲ್ಲ;
- 18) ಸಹಕಾರಿ ಕಾರ್ಯ, ನಿಯಮಗಳ ಹಾಗೂ ಉಪವಿಧಿಗಳ ಉಪಬಂಧಗಳಿಗೆ ವಿರುದ್ಧವಾಗಿ ಮತ್ತು ಸಹಕಾರಿಯ ಹಿತಕ್ಕೆ ಧಕ್ಕೆ ತರುವಂತೆ ವರ್ತಿಸತಕ್ಕದ್ದಲ್ಲ ಹಾಗು ಮಂಡಲಿಯು ಸಹಕಾರಿ ಕಾರ್ಯ.

ಪುಟ್ಟಿಮ್ಮೆ ಸೌಹಾದರ್ ಕೆಡಿಟ್ ಮೇ-ಆರ್ಕೆಟ್‌ಎಸ್ ಮೆಂಟ್‌ಬಿ ಲೀ..
ನಿಯಮಗಳ ಹಾಗೂ ಉಪವಿಧಿಗಳ ಉಪಬಂಧಗಳಿಗೆ ವಿರುದ್ಧವಾಗಿ ಮತ್ತು ಸಹಕಾರಿಯ ಒಕ್ಕೆ
ಧಕ್ಕೆ ತರುವಂತಹ ನಿರ್ಣಯವನ್ನು ಕೃಗೊಳ್ಳಲಂತೆ ಮೇಡಿಕೊಳ್ಳಲಂತಹದ್ದು.

42. ನಿರ್ದೇಶಕರ ಸಭಾ ಭಾಷ್ಯಗಳು

ಮಂಡಳಿಯ ಸದಸ್ಯರು ಮಂಡಳಿಯ ಅಧ್ಯವಾ ಸಮಿತಿಯ ಸಭೆಗಳಲ್ಲಿ ಭಾಗವಹಿಸಿದಾಗ ನಿಬಂಧಕರ ಸುತ್ತೋಲೆ ಹಾಗೂ ಕಾಯ್ದು ನಿಯಮಗಳ ಅವಕಾಶದಂತೆ ಸಭಾಭಾಷ್ಯಯನ್ನು ಪಡೆಯಲು ಆರ್ಥರಿರುತ್ತಾರೆ.

43. ನಿರ್ದೇಶಕರಾಗಿ ಚುನಾಯಿತನಾಗಲು ಅಧ್ಯವಾ ನೇಮಕವಾಗಲು ಅಧ್ಯವಾ ಮುಂದುವರಿಯಲು ಅನರ್ಹತೆಗಳು

1) ಸಹಕಾರಿಯ ಯಾವುದೇ ಸದಸ್ಯನು ನಿರ್ದೇಶಕನಾಗಿ ಚುನಾಯಿತನಾಗಲು ಅಧ್ಯವಾ ನೇಮಕವಾಗಲು ಅಧ್ಯವಾ ಮುಂದುವರಿಯಲು-

ಎ) ಅವನು ಉಪವಿಧಿ 13ರಂತೆ ಸದಸ್ಯತ್ವಕ್ಕೆ ಅನರ್ಹತೆಗೊಳಗಾಗಿದ್ದರೆ; ಅಧ್ಯವಾ

ಬಿ) ಅವನು ಮಂಡಳಿಯ ಸತತ ಮೂರು ಸಭೆಗಳಿಗೆ ಅನುಮತಿ ಪಡೆಯದೆ ಗೈರು
ಹಾಜರಾಗಿದ್ದರೆ; ಅಧ್ಯವಾ

ಸಿ) ಅವನು ರಾಜೀವ್ ಸ್ವರೂಪದ ಅಪರಾಧವಾಗಿರದ ಅಧ್ಯವಾ ಸ್ವೀಕಿಕ ಅಧಃಪತನಕ್ಕೆ ಸಂಬಂಧಪಟ್ಟಿರುವ ಒಂದು ಅಪರಾಧವಾಗಿಲ್ಲದಿರುವ ಇತರ ಯಾವುದಾದರೂ ಅಪರಾಧಕ್ಕಾಗಿ ಅವನಿಗೆ ಶಿಕ್ಷೆ ವಿಧಿಸಲ್ಪಟ್ಟಿದ್ದರೆ, ಅಂತಹ ಶಿಕ್ಷೆಯು ರದ್ದಾಗಿರದಿದ್ದರೆ ಅಧ್ಯವಾ ಅಂತಹ ಅಪರಾಧವು ಶೈಮಿಸಲ್ಪಡದಿದ್ದರೆ ಮತ್ತು ಅಂಥ ಶಿಕ್ಷೆ ಮುಗಿದ ದಿನಾಂಕದಿಂದ ಏದು ವರ್ಷಗಳ ಅವಧಿಗೆ ತಿಳಿರದಿದ್ದರೆ; ಅಧ್ಯವಾ

ಡಿ) ಅವನು ಕಾಯ್ದು ಕಲಂ 25ರಲ್ಲಿ ನಿರ್ದಿಷ್ಟಪಡಿಸಲಾದಂತೆ ಯಾವುದೇ ಅನರ್ಹತೆಗೆ ಒಳಗಾಗಿದ್ದರೆ;
ಅಧ್ಯವಾ

ಇ) ಸಹಕಾರಿಯೊಡನೆ ಮಾಡಿಕೊಂಡ ಯಾವುದೇ ಕರಾರಿನಲ್ಲಿ ಅಧ್ಯವಾ ಸಹಕಾರಿಯು ಖಾಸಗಿಯಾಗಿ ಅಧ್ಯವಾ ಬಹಿರಂಗ ಹರಾಜಿನಲ್ಲಿ ಮಾಡಿದ ಮಾರಾಟ ಅಧ್ಯವಾ ಏರೀದಿ ಅಧ್ಯವಾ ವ್ಯವಹಾರದಲ್ಲಿ (ಬಂಡವಾಳ ಹೂಡಿಕೆ ಮತ್ತು ಸಾಲ ಪಡೆಯುವುದನ್ನು ಹೊರತುಪಡಿಸಿ) ಹಣಕಾಸಿನ ಹಿತಾಸಕ್ತಿಯನ್ನು ಒಳಗೊಂಡ ಸಹಕಾರಿಯ ಯಾವುದೇ ಕರಾರಿನಲ್ಲಿ ಅಧ್ಯವಾ ವ್ಯವಹಾರದಲ್ಲಿ, ಅವನು ಪ್ರತ್ಯಕ್ಷಬಾಗಿ ಅಧ್ಯವಾ ಪರೋಕ್ಷಬಾಗಿ ಹಿತಾಸಕ್ತಿಯನ್ನು ಹೊಂದಿದ್ದರೆ; ಅಧ್ಯವಾ

ಎಫ್) ಅವನು ಸಹಕಾರಿಯ ಪರವಾಗಿ ವಕೀಲನಾಗಿ ನಿಯೋಜಿತವಾಗಿದ್ದರೆ, ಅಧ್ಯವಾ ಸಹಕಾರಿ ವಿರುದ್ಧವಾಗಿ ವಾದಿಸಲು ವಕೀಲನಾಗಿ ನಿಯೋಜನೆಯನ್ನು ಸ್ವೀಕರಿಸಿದ್ದರೆ; ಅಧ್ಯವಾ

ಜಿ) ಅವನು ಸಹಕಾರಿಯ ಅಧ್ಯವಾ ಅದರ ಹಣಕಾಸು ಬ್ಯಾಂಕಿನ ಉದ್ಯೋಗಿಯಾಗಿದ್ದರೆ; ಅಧ್ಯವಾ

ಎಚ್) ಅವನನ್ನು ಸಕ್ರಮ ನ್ಯಾಯಾಲಯವು ದಿವಾಳ ಅಧ್ಯವಾ ಸ್ವಸ್ಥಮನಸ್ಥನಲ್ಲವೆಂದು ತೀರ್ಮಾನ ಕೊಟ್ಟಿದ್ದರೆ; ಅಧ್ಯವಾ

ಸುಶ್ರೀಮ ಸೌಹಾದರ್ ಕ್ರಿಂಟ್ ಕೋ-ಆಪರೇಟಿಂಗ್ ಸೆಸ್ಕ್ಯೂಟಿಲ್.

ಬ) ಅವನು ಕಾಯ್ದೆಯಡಿ ಯಾವುದೇ ಅಪರಾಧಕ್ಕಾಗಿ ನ್ಯಾಯಾಲಯದಿಂದ ಸಿದ್ಧದೋಷಿಯಾಗಿದ್ದರೆ;
ಅಥವಾ

ಜ) ಅವನು ಕಾಯ್ದೆ, ನಿಯಮಗಳಿಡಿ ಮತ್ತು ಈ ಉಪವಿಧಿಗಳಿಡಿ ಬೇರೆ ಯಾವುದೇ
ಅನರ್ಹತೆಗಳಿಗೆ ಗುರಿಯಾಗಿದ್ದಲ್ಲಿ;

- ಅರ್ಹನಾಗಿರತಕ್ಕದ್ದಲ್ಲ. ಅಂತಹ ಅನರ್ಹತೆಗೊಳಗಾದ ನಿರ್ದೇಶಕನೆ ವಿವರವನ್ನು ಸೂಕ್ತ
ದಾಖಿಲೆಗಳೊಂದಿಗೆ ಮುಂದಿನ ಕ್ರಮಕ್ಕಾಗಿ ಸಂಯುಕ್ತ ಸಹಕಾರಿಗೆ, ಅಂತಹ ಅನರ್ಹತೆಗೆ ಒಳಗಾದ
ಹದಿನ್ಯೇದು ದಿನಗಳೊಳಗೆ ಮುಖ್ಯಕಾರ್ಯನಿರ್ವಾಹಕನು ಸಲ್ಲಿಸತಕ್ಕದ್ದು.

2) ಸಹಕಾರಿಯ ಯಾವುದೇ ನಿರ್ದೇಶಕನು ಅಥವಾ ಎಲ್ಲಾ ನಿರ್ದೇಶಕರು ಅನರ್ಹರಾದಲ್ಲಿ ಅನರ್ಹತೆ
ಅವಧಿ ಪೂರ್ಣಗೊಳಿಸದ ಹೊರತು ಪುನಃ ಸಹಕಾರಿಯ ನಿರ್ದೇಶಕರಾಗಿ ಆಯ್ದುಯಾಗತಕ್ಕದ್ದಲ್ಲ.

44. ನಿರ್ದೇಶಕರೆ/ಪದಾಧಿಕಾರಿಗಳ ರಾಜೀನಾಮೆ :

ಸಹಕಾರಿಯ ಯಾವುದೇ ನಿರ್ದೇಶಕನು/ಪದಾಧಿಕಾರಿಯು ತನ್ನ ಸ್ಥಾನಕ್ಕೆ ಲಿಂಗಿತದಲ್ಲಿ
ರಾಜೀನಾಮೆಯನ್ನು ಮುಖ್ಯಕಾರ್ಯನಿರ್ವಾಹಕನಿಗೆ ಸಲ್ಲಿಸಬಹುದು. ಸದರಿ ರಾಜೀನಾಮೆಯು ಸ್ವೀಕೃತವಾದ
15 ದಿನಗಳೊಳಗೆ ಅದನ್ನು ಮಂಡಲಿಯು ಅಂಗೀಕರಿಸತಕ್ಕದ್ದು. ಮಂಡಲಿಯು ಅಂತಹ ರಾಜೀನಾಮೆಯನ್ನು
ಅಂಗೀಕರಿಸುವ-ಪೂರ್ವದಲ್ಲಿ ನಿರ್ದೇಶಕನು/ಪದಾಧಿಕಾರಿಯು ತನ್ನ ರಾಜೀನಾಮೆಯನ್ನು ಹಿಂಪಡೆಯಬಹುದು.
ಒಂದು ವೇళೆ 15 ದಿನಗಳೊಳಗೆ ಮಂಡಲಿಯು ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳಿದ್ದಲ್ಲಿ ಅಥವಾ
ಸದರಿ ಅವಧಿಯೊಳಗೆ ಅಂಥ ನಿರ್ದೇಶಕನು/ಪದಾಧಿಕಾರಿಯು ತನ್ನ ರಾಜೀನಾಮೆಯನ್ನು ಹಿಂಪಡೆಯಬಹುದ್ದರೆ,
15 ದಿನ ಮುಕ್ತಾಯವಾದ ಕೂಡಲೇ ಅಂಥ ರಾಜೀನಾಮೆಯು ಅಂಗೀಕೃತವಾಗಿದೆ ಎಂದು ಭಾವಿಸತಕ್ಕದ್ದು.

ಮಂಡಲಿಯು ರಾಜೀನಾಮೆಯನ್ನು ಅಂಗೀಕರಿಸಿದ ದಿನದಿಂದ ಅಥವಾ ಅಂಗೀಕೃತವಾಗಿದೆ ಎಂದು
ಭಾವಿಸಲಾದ ದಿನದಿಂದ ನಿರ್ದೇಶಕ/ಪದಾಧಿಕಾರಿ ಸ್ಥಾನವು ತೆರವಾಗಿದೆಯೆಂದು ಪರಿಗಣಿಸತಕ್ಕದ್ದು.
ಮಂಡಲಿಯು ರಾಜೀನಾಮೆಯನ್ನು ಅಂಗೀಕರಿಸಿದ ಅಂಗೀಕೃತವಾಗಿದೆ ಎಂದು ಭಾವಿಸಲಾದ ದಿನದಿಂದ ಏಷು
ದಿನಗಳೊಳಗಾಗಿ ಅಂಥ ರಿಕ್ತತೆ ಉಂಟಾಗಿರುವ ಬಗ್ಗೆ ಅಗತ್ಯವಿದ್ದರೆ, ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ
ಮುಖ್ಯಕಾರ್ಯನಿರ್ವಾಹಕನು ವರದಿ ಮಾಡತಕ್ಕದ್ದು.

45. ಆಕ್ಸಿಸ್ ರಿಕ್ತತೆ :


ಮಂಡಲಿಯ ನಿರ್ದೇಶಕ ಸ್ಥಾನದಲ್ಲಿ ಮರಣ, ರಾಜೀನಾಮೆ, ಅನರ್ಹತೆ ಅಥವಾ ಇತರ ಯಾವುದೇ
ಕಾರಣಗಳಿಗಾಗಿ ಆಕ್ಸಿಸ್ ರಿಕ್ತತೆಗಳು ಉಂಟಾದಲ್ಲಿ, ಮಂಡಲಿಯ ಸಭೆಯನ್ನು ನಡೆಸಲು ಕೋರಂ ಇದ್ದಲ್ಲ,
ಮಂಡಲಿಯು ತನ್ನ ಮೂಲ ಪದಾವಧಿಯ ಅರ್ಥದಷ್ಟಕ್ಕಿಂತ ಕಡಿಮೆ ಉಳಿದಿದ್ದಾಗ ಮಾತ್ರ, ಮಂಡಲಿಯಲ್ಲಿ

ಸುಶ್ರೀಮಾ ಸೌಹಾದರ್ ಕ್ರಿಂಗ್ ಕೋ-ಆಪರೇಟಿವ್ ಸೆಕ್ಯೂರಿಟಿ ಲ್.

ಉಂಟಾಗುವ ಆಕ್ಸಿಕ್ ರಿಕ್ತತೆಗಳನ್ನು ಯಾವ ವರ್ಗದ ಸದಸ್ಯರ ಸಂಬಂಧದಲ್ಲಿ ಆಕ್ಸಿಕ್ ರಿಕ್ತತೆ
ಉಂಟಾಗಿದೆಯೋ ಅದೇ ವರ್ಗದ ಸದಸ್ಯರೊಳಗೆ ನಾಮನಿರ್ದೇಶನ ಮಾಡುವ ಮೂಲಕ ಭರ್ತೀ
ಮಾಡಿಕೊಳ್ಳಬಹುದು.

ಪರಂತು, ಮಂಡಲಿಯ ಪದಾವಧಿಯು ಅರ್ಥದಷ್ಟಕ್ಕಿಂತ ಹೆಚ್ಚು ಉಳಿದಿದ್ದಾಗ, ಮಂಡಲಿಯಲ್ಲಿ
ಉಂಟಾಗುವ ಆಕ್ಸಿಕ್ ರಿಕ್ತತೆಗಳನ್ನು ಚುನಾವಣೆಯ ಮೂಲಕ ಭರ್ತೀ ಮಾಡತಕ್ಕದ್ದು. ಅಂಥ ರಿಕ್ತತೆಯು
ಅಧಿಕೃತವಾಗಿ ತಿಳಿಯಲ್ಪಟ್ಟ 07 ದಿನಗಳ ಒಳಗಾಗಿ ಮುಖ್ಯಕಾರ್ಯನಿರ್ವಾಹಕನು ಸಹಕಾರ ಚುನಾವಣಾ
ಪ್ರಾಧಿಕಾರಕ್ಕೆ ಮಾಹಿತಿಯನ್ನು ಸಲ್ಲಿಸತಕ್ಕದ್ದು.

ಮತ್ತೂ ಪರಂತು, ಮಂಡಲಿಯ ಸಭೆಯನ್ನು ನಡೆಸಲು ಕೋರಂ ಇಲ್ಲಿದಿದ್ದಲ್ಲಿ, ರಿಕ್ತತೆಯು ಉಂಟಾದ
ದಿನಾಂಕದಿಂದ ಏಳು ದಿನಗಳೊಳಗೆ ಮುಖ್ಯಕಾರ್ಯನಿರ್ವಾಹಕನು ಸಂಯುಕ್ತ ಸಹಕಾರಿಗೆ ವರದಿ



46. ಅಧ್ಯಕ್ಷ:

ಅಧ್ಯಕ್ಷನು ಸಹಕಾರಿಯ ವ್ಯವಹಾರ ಮತ್ತು ಆಡಳಿತದ ಮೇಲೆ ಸಾಮಾನ್ಯ ನಿಯಂತ್ರಣವನ್ನು
ಹೊಂದಿರತಕ್ಕದ್ದು. ಮಂಡಲಿಯ ಪರವಾಗಿ ಸಹಕಾರಿಯ ಕಾರ್ಯನಿರ್ವಹಣೆಯ ಮೇಲ್ಮೈಚಾರಣೆಯನ್ನು
ನೋಡಿಕೊಳ್ಳಲ್ಪಟ್ಟು ಹಾಗೂ ಅಧಿನಿಯಮ, ನಿಯಮಗಳು, ಉಪವಿಧಿಗಳು, ಸಹಕಾರ ತತ್ವಗಳು ಮತ್ತು
ಮಂಡಲಿಯ ತೀರ್ಮಾನಗಳಿಗೆ ಅನುಗುಣವಾಗಿ ಸಹಕಾರಿಯ ವ್ಯವಹಾರಗಳು ನಿರ್ವಹಿಸಲ್ಪಡುವಂತೆ
ಖಾತರಿಪಡಿಸಿಕೊಳ್ಳಲು ಅಧಿಕಾರ ಹೊಂದಿರತಕ್ಕದ್ದು. ಸಹಕಾರಿಯಲ್ಲಿ ವೇತನದ ಮೇಲೆ ಕೆಲಸ ಮಾಡುತ್ತಿರುವ
ಸಿಬ್ಬಂದಿಗಳ ಕೆಲಸ ಕಾರ್ಯಗಳ ಮೇಲೆ ಹತೋಟಿ ಹೊಂದಿರತಕ್ಕದ್ದು.

ಪರಂತು, ಅಧ್ಯಕ್ಷನು ಮಂಡಲಿಯ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನ ಅಥವಾ ಆದೇಶಕ್ಕೆ ವಿರುದ್ಧವಾಗಿ
ವರ್ತಿಸತಕ್ಕದಲ್ಲಿ ಹಾಗೂ ಮಂಡಲಿಯ ಕಾಯ್ದಿಯ, ನಿಯಮಗಳ ಮತ್ತು ಈ ಉಪವಿಧಿಗಳ ಉಪಬಂಧಗಳಿಗೆ
ವಿರುದ್ಧವಾದ ಅಥವಾ ಸಹಕಾರಿಯ ಹಿತಕ್ಕೆ ಧಕ್ಕೆ ತರುವಂತಹ ಯಾವುದೇ ತೀರ್ಮಾನಗಳನ್ನು
ತೆಗೆದುಕೊಳ್ಳಲಂತೆ ನೋಡಿಕೊಳ್ಳತಕ್ಕದ್ದು. ಅವನು ಸಾಮಾನ್ಯ ಸಭೆ ಮತ್ತು ಮಂಡಲಿ ಸಭೆಗಳ ಅಧ್ಯಕ್ಷತೆ
ವಹಿಸತಕ್ಕದ್ದು.

47. ಉಪಾಧ್ಯಕ್ಷ:

ಅಧ್ಯಕ್ಷನ ಗೈರುಹಾಜರಿಯಲ್ಲಿ ಉಪಾಧ್ಯಕ್ಷನು ಸಾಮಾನ್ಯ ಸಭೆಯ, ಮಂಡಲಿಯ ಸಭೆಗಳ ಅಧ್ಯಕ್ಷತೆ
ವಹಿಸತಕ್ಕದ್ದು. ಹಾಗೂ ಅಧ್ಯಕ್ಷನು ಲಿಖಿತದಲ್ಲಿ ಅಧಿಕೃತಗೊಳಿಸಿದ್ದರೆ, ಅವನ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

48. ಸಮಿತಿಗಳು:

- 1) ನಿರ್ದಿಷ್ಟ ಪಡಿಸಿದ ಅವಧಿಗಾಗಿ ನಿರ್ದಿಷ್ಟ ಉದ್ದೇಶಕ್ಕಾಗಿ ಮಂಡಳಿಯು ಕಾರ್ಯನಿರ್ವಾಹಕ ಸಮಿತಿ ಅಥವಾ ಇತರ ಸಮಿತಿಯನ್ನು ರಚಿಸಬಹುದು. ಇಂಥ ಸಮಿತಿಯ ಸದಸ್ಯರ ಸಂಖ್ಯೆಯು ಕನಿಷ್ಠ ಮೂರು ಇರತಕ್ಕದ್ದು ಆದರೆ ಏದನ್ನು ಮೇರತಕ್ಕದ್ದಲ್ಲ. ಯಾವುದೇ ಉಪಸಮಿತಿಯಲ್ಲಿ ಸಹಕಾರಿಯ ಅಧ್ಯಕ್ಷರು ಸದಸ್ಯರಾಗಿದ್ದಲ್ಲಿ ಅವರೇ ಸದರಿ ಸಮಿತಿಯ ಅಧ್ಯಕ್ಷರಾಗಿರತಕ್ಕದ್ದು. ಅಧ್ಯಕ್ಷರು ಸದಸ್ಯರಾಗಿಲ್ಲದಿದ್ದಲ್ಲಿ, ಹೊರತಾಗಿ ಉಪಾಧ್ಯಕ್ಷರು ಸದಸ್ಯರಾಗಿದ್ದಲ್ಲಿ ಅವರು ಸದರಿ ಉಪಸಮಿತಿಯ ಅಧ್ಯಕ್ಷರಾಗಿರಬೇಕು. ಯಾವುದೇ ಉಪಸಮಿತಿಯಲ್ಲಿ ಅಧ್ಯಕ್ಷರು ಅಥವಾ ಉಪಾಧ್ಯಕ್ಷರು ಸದಸ್ಯರಾಗಿರದಿದ್ದಲ್ಲಿ ಉಪಸಮಿತಿಯ ರಚನೆ ವೇಳಿಗೆ ಮಂಡಳಿಯು ಸಮಿತಿ ಅಧ್ಯಕ್ಷರನ್ನು ನಿರ್ದರ್ಶಿಸಬೇಕು. ಮತ್ತು ಮುಖ್ಯಕಾರ್ಯನಿರ್ವಾಹಕ ಅಥವಾ ಒಂದು ಅಧಿಕಾರಿಯು ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸತಕ್ಕದ್ದು.

ಪರಂತು, ಯಾವುದೇ ಕಾಲಘಟ್ಟದಲ್ಲಿ ಅಂಥ ಸಮಿತಿಗಳ ಸಂಖ್ಯೆಯು 03 ಮೇರತಕ್ಕದ್ದಲ್ಲ.

- 2) ಕಾರ್ಯನಿರ್ವಾಹಕ ಸಮಿತಿಯು ಅಥವಾ ಇತರೆ ಉಪಸಮಿತಿಯು ಮಂಡಲಿಯು ಪ್ರದಾನ ಮಾಡಿದ ಅಂಥ ಅಧಿಕಾರಗಳನ್ನು ಮತ್ತು ಅಂಥ ಪ್ರಕಾರ್ಯಗಳನ್ನು ನಿರ್ವಹಿಸತಕ್ಕದ್ದು.
- 3) ಮಂಡಲೀ ಸಭೆಯನ್ನು ನಡೆಸುವ ಕಾರ್ಯವಿಧಾನವು ಯಥೋಚಿತ ವೃತ್ತಾಸಗಳೊಂದಿಗೆ ಉಪಸಮಿತಿಗಳ ಸಭೆಗಳನ್ನು ನಡೆಸುವುದಕ್ಕೆ ಅನ್ವಯವಾಗತಕ್ಕದ್ದು.

49. ಸಂಯುಕ್ತ ಸಹಕಾರಿಗೆ /ಇತರೆ ಸಹಕಾರಿಗೆ ಡೆಲಿಗೇಟನ್ನು ಚುನಾಯಿಸುವ ವಿಧಾನ :

- 1) ಸಂಯುಕ್ತ ಸಹಕಾರಿಯ ಸಾಮಾನ್ಯ ನಿಕಾಯಕ್ಕೆ ಸಹಕಾರಿಯ ಅಧ್ಯಕ್ಷರು ಸಹಕಾರಿಯನ್ನು ಪ್ರತಿನಿಧಿಸತಕ್ಕದ್ದು. ಯಾವುದೇ ಕಾರ್ಣಕ್ಕೆ ಅಧ್ಯಕ್ಷರು ಪ್ರತಿನಿಧಿಸಲು ಸಾಧ್ಯವಾಗದಿದ್ದಲ್ಲಿ, ಅವರು ಮಂಡಲಿಯ ಯಾವುದೇ ನಿರ್ದೇಶಕನನ್ನು ಡೆಲಿಗೇಟ್ ಆಗಿ ನಾಮನಿರ್ದೇಶಿಸಬಹುದು. ಆ ಪ್ರತಿನಿಧಿಯು ಸಹಕಾರಿಯ ಪದದಲ್ಲಿರುವವರೆಗೂ ಅಥವಾ ಆತನು ಮಂಡಲಿಯ ಸದಸ್ಯನಾಗಿ ಅಯ್ಯಿಯಾಗಿರುವ ಅವಧಿ ಮುಗಿಯುವವರೆಗೆ, ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಸಂಯುಕ್ತ ಸಹಕಾರಿಯಲ್ಲಿ ಸಹಕಾರಿಯನ್ನು ಪ್ರತಿನಿಧಿಸುವುದು ಮುಂದುವರೆಯುತ್ತದೆ. ಅಧ್ಯಕ್ಷರಾಗಲಿ, ಮಂಡಲಿಯಾಗಲಿ ಅವರನ್ನು ಬದಲಾಯಿಸಲು ಅವಕಾಶ ಇರುವುದಿಲ್ಲ.

ಪರಂತು, ಮುಖ್ಯಕಾರ್ಯನಿರ್ವಾಹಕನೂ ಸೇರಿದಂತೆ ಸಹಕಾರಿಯ ಯಾವುದೇ ಸಿಬ್ಬಂದಿಯು ಪ್ರತಿನಿಧಿಸುವಂತಿಲ್ಲ.

- 2) ಸಹಕಾರಿಯು ಸದಸ್ಯನಾಗಿರುವ ಒಕ್ಕೂಟ ಸಹಕಾರಿ ಅಥವಾ ಇತರೆ ಸಹಕಾರಿ ಅಥವಾ ಇತರೆ ಸಂಸ್ಥೆಯಲ್ಲಿ ಸಹಕಾರಿಯನ್ನು ಪ್ರತಿನಿಧಿಸಲು ಮಂಡಲಿಯ ನಿರ್ಣಯದ ಮೂಲಕ ಮಂಡಲಿಯ ಸದಸ್ಯರೊಬ್ಬರನ್ನು ಪ್ರಾಧಿಕೃತಗೊಳಿಸಬಹುದು.

ಅಧ್ಯಾಯ 8

ಚುನಾವಣೆ

50. ಮಂಡಲ ಚುನಾವಣೆ :

ಮಂಡಲಿಯು ತನ್ನ ಚುನಾಯಿತ ಸದಸ್ಯರ ಅವಧಿ ಮುಗಿಯುವ ಕಿಷ್ಟ ನಾಲ್ಕು ತಿಂಗಳುಗಳ ಮೊದಲು, ಪದಾವಧಿ ಮುಕ್ತಾಯವಾಗುವ ದಿನಾಂಕ ಮತ್ತು ಚುನಾವಣೆಯನ್ನು ನಡೆಸಬಹುದಾದ ಸ್ಥಳವನ್ನು ಒಳಗೊಂಡ ವಿವರವಾದ ವರದಿಯನ್ನು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಮತ್ತು ಜಿಲ್ಲೆ ಚುನಾವಣಾಧಿಕಾರಿಗೆ ಸಲ್ಲಿಸತಕ್ಕದ್ದು. ಸಹಕಾರ ಚುನಾವಣಾ ಪ್ರಾಧಿಕಾರ ಸಹಕಾರಿಯ ನಿರ್ಗಮಿಸುತ್ತಿರುವ ಮಂಡಲಿಯ ಪದಾವಧಿಯು ಮುಕ್ತಾಯವಾದ ಕೂಡಲೇ ಹೊಸದಾಗಿ ಚುನಾಯಿತರಾದ ನಿರ್ದೇಶಕರು ಪದಧಾರಣ ಮಾಡುವುದನ್ನು ಖಾತ್ರಿಗೊಳಿಸುವ ಹಾಗೆ ಮಂಡಲಿಯ ನಿರ್ದೇಶಕರ ಚುನಾವಣೆಯನ್ನು ನಿರ್ಗಮಿಸುತ್ತಿರುವ ಮಂಡಲಿಯ ಪದಾವಧಿಯು ಮುಕ್ತಾಯವಾಗುವ ನಿಕಟಪೂರ್ವದಲ್ಲಿ ನಡೆಸತಕ್ಕದ್ದು.

51. ಚುನಾವಣಾ ವಿಧಾನ :

- 1) (ಸಹಕಾರಿಯ ಮಂಡಲಿ, ಪ್ರತಿನಿಧಿಕ ಸಾಮಾನ್ಯ ನಿಕಾಯದ ಮತ್ತು ಪದಾಧಿಕಾರಿಗಳ ಚುನಾವಣೆಯನ್ನು ಸಹಕಾರ ಚುನಾವಣಾ ಪ್ರಾಧಿಕಾರವು ನಡೆಸತಕ್ಕದ್ದು. ಚುನಾವಣೆ ನಡೆಸಲು ಅಗತ್ಯ ನೆರವನ್ನು ಸಹಕಾರಿಯ ಮಂಡಲಿ ಮತ್ತು ಮುಖ್ಯಕಾರ್ಯನಿರ್ವಾಹಕನು ನೀಡತಕ್ಕದ್ದು. ಚುನಾವಣೆಯು ಏಲ್ಲ ವೆಚ್ಚಗಳನ್ನು ಸಹಕಾರಿಯ ಭರಿಸತಕ್ಕದ್ದು. ಚುನಾವಣೆ ನಡೆಸುವ ವಿಧಾನವು ನಿಯಮಿಸಲಾದ ವಿಧಾನದಲ್ಲಿ ಇರತಕ್ಕದ್ದು.
- 2) ಪ್ರತಿ ಸಹಕಾರಿಯ ಮಂಡಲಿ ಮತ್ತು ಮುಖ್ಯಕಾರ್ಯನಿರ್ವಾಹಕನು ಇಂದಿಕರಿಸಲಾಗಿ ಸದಸ್ಯತ್ವ ರಿಜಿಸ್ಟ್ರಿಸ್ಟ್ರೇಶನ್ ದಾಖಲಿಸಲಾದ ನಮೂದುಗಳ ಆಧಾರದ ಮೇಲೆ ಸಾಮಾನ್ಯ ಚುನಾವಣೆಯಲ್ಲಿ ಮತನೀಡುವ ಹಕ್ಕಿಗಳ ಸದಸ್ಯರ / ಪ್ರತಿನಿಧಿಗಳ ಹಾಗೂ ಸದಸ್ಯ ಸಹಕಾರಿಗಳ ಮತ ನೀಡುವ ಹಕ್ಕಿಗಳ ಡೆಲಿಗೇಟ್‌ಗಳ ಕರಡು ಅರ್ಹತಾಪಟ್ಟಿಯನ್ನು ಸಹಕಾರಿಯ ಸುಸ್ಥಿದಾರರ ಕರಡು ಪಟ್ಟಿ ಹಾಗೂ ಸಾಮಾನ್ಯ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಹೊಂದಿರದ ಇತರ ಸದಸ್ಯರ / ಪ್ರತಿನಿಧಿಗಳ / ಡೆಲಿಗೇಟ್‌ಗಳ ಕರಡು ಪಟ್ಟಿಗಳನ್ನು ತಯಾರಿಸತಕ್ಕದ್ದು ಮತ್ತು ಆ ಪಟ್ಟಿಯಲ್ಲಿ
 - ಅ) ಬಡಿ ವ್ಯಕ್ತಿಯ ಸದಸ್ಯನ ಸಂಬಂಧದಲ್ಲಿ, ಸದಸ್ಯನ ಅಧಿವಾ ಪ್ರತಿನಿಧಿಯ ಹೆಸರು, ಪ್ರವೇಶತ್ವದ ಸಂಖ್ಯೆ, ಹೆತ್ತವರ ಅಧಿವಾ ಪಟಿಯ ಹೆಸರು ಹಾಗೂ ಅಂಥ ಸದಸ್ಯನ ಅಧಿವಾ ಪ್ರತಿನಿಧಿಯ ವಿಳಾಸ ಕರಾರುವಕ್ಕಾಗಿ ಗುರುತಿಸುವಿಕೆ ಬಗ್ಗೆ ಬೇಕಾದ ಎಲ್ಲಾ ದಾಖಲಾತಿಗಳನ್ನು ನೀಡತಕ್ಕದ್ದು.
 - ಆ) ಸದಸ್ಯ ಸಹಕಾರಿಯ ಸಂಬಂಧದಲ್ಲಿ, ಪ್ರವೇಶತ್ವ ಸಂಖ್ಯೆ, ಸಹಕಾರಿಯ ಹೆಸರು, ಸಹಕಾರಿಯನ್ನು ಪ್ರತಿನಿಧಿಸಲು ಉದ್ದೇಶಿಸಿರುವ ಡೆಲಿಗೇಟ್‌ನ ಹೆಸರು

ಸುಪ್ರಿಮ್ ಸೌಹಾದರ್ ಕೇರ್ಲೆಟ್‌ ಹೋ-ಆಪರೇಟರ್ ಸೊಸೈಟಿ ಲ್.

- ಇರತಕ್ಕದ್ದು ಮತ್ತು ಅಂಥ ಪಟ್ಟಿಗಳನ್ನು ಅಂಥ ಇಂಡೀಕರೀಸಿದ ದಾಖಿಲೆಗಳ ಮತ್ತು ರಿಜಿಸ್ಟ್ರೇಶನ್ ನಂತರ ಬಿಂಬಿಸಿದ್ದು.

- 3) ಸಹಕಾರಿಯ ಮುಖ್ಯಕಾರ್ಯನಿರ್ವಾಹಕನು ಸದಸ್ಯ ಸಹಕಾರಿಯ ಮೊಹರನೊಳಗೊಂಡ ಡೇಲಿಗೇಟಿನ ಹೆಸರು ಮತ್ತು ಮಾದರಿ ಸಹಿಯನ್ನು ಧೃತಿಕರಿಸಿದ ನಿರ್ಣಯದ ಪ್ರತಿಯೊಂದಿಗೆ ಒಂದಿನ ಉಪವಿಧಿಯಂತೆ ಜಿಲ್ಲಾ ಚುನಾವಣಾಧಿಕಾರಿಗೆ ಸಲ್ಲಿಸತಕ್ಕದ್ದು.
- 4) ಮತದಾರರ ಪಟ್ಟಿಯ ಪ್ರತಿಯನ್ನು ಸಹಕಾರಿಯ ಕಭೇರಿಯಲ್ಲಿ ವೀಕ್ಷಣೆಗೆ ಮುಕ್ತವಾಗಿಟ್ಟಿರತಕ್ಕದ್ದು. ನಿಗದಿಪಡಿಸಿದ ಶುಲ್ಕ ಪಾವತಿಯ ನಂತರ ಮತದಾರರ ಪಟ್ಟಿಯನ್ನು ಸದಸ್ಯರಿಗೆ ಒದಗಿಸತಕ್ಕದ್ದು.

52. ಚುನಾವಣಾನೀತಿ ಸಂಹಿತೆ :

ಸಹಕಾರಿಯ ನಿರ್ಗಮಿಸುತ್ತಿರುವ ಮಂಡಳಿಯು ಸಾಮಾನ್ಯ ಚುನಾವಣೆಯ ನಿರ್ಣಯಪೂರ್ವದ ಕೊನೆಯ ಮೂರು ತಿಂಗಳ ಪದಾವಧಿಯಲ್ಲಿ ಕೆಳಗಿನ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದಲ್ಲ.

- 1) ನೌಕರರ ನೇಮಕ, ವರ್ಗಾವಣೆ ಮತ್ತು ಪದೋನ್ನತಿ;
- 2) ಹೊಸ ಕಟ್ಟಡ ಮತ್ತು ಕಚೇರಿಗಳ ವಿರೀದಿ ಅಥವಾ ನಿರ್ಮಾಣ;
- 3) ಕಟ್ಟಡ ಮತ್ತು ಕಚೇರಿಗಳ ಉದ್ಘಾಟನೆ, ರಜತೋತ್ಸವ ಇತ್ಯಾದಿ ಸಮಾರಂಭಗಳನ್ನು ನಡೆಸುವುದು;
- 4) ರಾಜ್ಯದ ಹೊರಗಡೆ ಪ್ರವಾಸಗಳು;
- 5) ಯಾವುದೇ ಉದ್ದೇಶಕ್ಕಾಗಿ ವಿದೇಶ ಪ್ರವಾಸ ಕ್ಷೇತ್ರಗಳುವುದು.

53. ಪದಾಧಿಕಾರಿಗಳ ಚುನಾವಣೆ :

- 1) ಆಡಳಿತ ಮಂಡಳಿಯ ನಿರ್ದೇಶಕರ ಸಾಮಾನ್ಯ ಚುನಾವಣೆಯನ್ನು ನಡೆಸಲು ನೇಮಕವಾದ ರಿಟನಿಂಗ್ ಅಧಿಕಾರಿಯ ಪದಾಧಿಕಾರಿಗಳ ಚುನಾವಣೆಯನ್ನು ನಡೆಸಲು ರಿಟನಿಂಗ್ ಅಧಿಕಾರಿಯಾಗಿರತಕ್ಕದ್ದು.
- 2) ಅಧ್ಯಕ್ಷ ಅಥವಾ ಉಪಾಧ್ಯಕ್ಷ ಪದದಲ್ಲಿ, ಅನಹ್ಯತೆ ಅಥವಾ ಮರಣ ಅಥವಾ ರಾಜೀನಾಮೆ ಅಥವಾ ಇತರ ಯಾವುದೇ ಕಾರಣಗಳಿಂದಾಗಿ ಆಕಸ್ಮಿಕ ರಿಕ್ತತೆ ಉಂಟಾದಲ್ಲಿ ಮುಖ್ಯಕಾರ್ಯನಿರ್ವಾಹಕನು ಅಂಥ ರಿಕ್ತತೆ ಉಂಟಾದ ಏಳು ದಿನಗಳೊಳಗೆ ಆಕಸ್ಮಿಕ ರಿಕ್ತತೆ ಉಂಟಾಗಿರುವ ಬಗ್ಗೆ ಚುನಾವಣಾ ಪ್ರಾಧಿಕಾರ ಮತ್ತು ಜಿಲ್ಲಾ ಚುನಾವಣಾಧಿಕಾರಿಗೆ ವರದಿ ಕಳುಹಿಸತಕ್ಕದ್ದು. ಜಿಲ್ಲಾ ಚುನಾವಣಾಧಿಕಾರಿಯ ಪ್ರಸಂಗಾನುಸಾರ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಪದದಲ್ಲಿ ಉಂಟಾಗಿರುವ ಆಕಸ್ಮಿಕ ರಿಕ್ತತೆಯನ್ನು ಭೂತಿ ಮಾಡಲು ಚುನಾವಣೆ ನಡೆಸುವ ಉದ್ದೇಶಕ್ಕಾಗಿ ಒಬ್ಬ ರಿಟನಿಂಗ್ ಅಧಿಕಾರಿಯನ್ನು ನೇಮಿಸತಕ್ಕದ್ದು.
- 3) ರಿಟನಿಂಗ್ ಅಧಿಕಾರಿಯ ಚುನಾವಣೆಯ ನಂತರ ಮಂಡಳಿಯು ರಚನೆಯಾದ ಅಥವಾ ರಚನೆಯಾದ ಎಂದು ಭಾವಿಸಲಾದ ದಿನಾಂಕದಿಂದ ಹದಿನ್ಯೇದು ದಿನಗಳೊಳಗಾಗಿ ಅಧ್ಯಕ್ಷ. ಉಪಾಧ್ಯಕ್ಷರನ್ನು ಚುನಾಯಿಸಲು ಅಥವಾ ಪ್ರಸಂಗಾನುಸಾರ ರಿಕ್ತತೆಯನ್ನು ತುಂಬುವ ಸಲುವಾಗಿನ

ಪುಸ್ತಿಕಾ ಸಾಹಿತ್ಯ ಕ್ಲಬ್ - ಆರ್ಥಿಕ ಪ್ರಾಯೋಗಿಕ ಸಂಸ್ಥೆಯ ರೀತಿ.

ಚುನಾವಣೆಯಾಗಿದ್ದಲ್ಲಿ ನೇಮಕವಾದ ದಿನಾಂಕದಿಂದ ಪದಿಸ್ತೇದು ದಿನಗಳುಗಾಗಿ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಪದವಲ್ಲಿ ಉಂಟಾಗಿರುವ ಆಕ್ಷಿಕ ರಿಕ್ತತೆಯನ್ನು ಭರ್ತೆ ಮಾಡುವ ಸಲುವಾಗಿ ಚುನಾವಣೆ ನಡೆಸಲು ಮಂಡಳಿಯ ಎಲ್ಲಾ ನಿರ್ದೇಶಕರುಗಳ ಸಭೆಯನ್ನು ಕರೆಯತಕ್ಕದ್ದು. ಅಂಥ ಸಭೆಯನ್ನು ಸಭೆಯ ಸ್ಥಳ, ದಿನಾಂಕ ಮತ್ತು ವೇಳೆಯನ್ನು ಏಳು ಸ್ವಾಷ ದಿನಗಳ ಸ್ಮಾರಕಗಳನ್ನು ರಿಜಿಸ್ಟ್ರೇಷನ್ ಅಂಚೆಯ ಮೂಲಕ ನೀಡಿ ಕರೆಯತಕ್ಕದ್ದು.

- 4) ರಿಂಗ್‌ನಿಂಗ್ ಅಧಿಕಾರಿಯು ಆ ಸಭೆಯ ಕಾರ್ಯವಿಧಾನವನ್ನು ನಡೆಸತಕ್ಕದ್ದು.
- 5) ಚುನಾವಣೆ ನಡೆಸುವ ವಿಧಾನವು ನಿಯಮಿಸಲಾದ ವಿಧಾನದಲ್ಲಿ ಇರತಕ್ಕದ್ದು.
- 6) ಸಮಾನ ಮತಗಳು ಬಂದಲ್ಲಿ ಬೇರೆಯನ್ನು ಎತ್ತುವ ಮೂಲಕ ಚುನಾಯಿಸತಕ್ಕದ್ದು.

54. ಪದಾಧಿಕಾರಿಗಳ ಅಧಿಕಾರಾವಧಿ :

ಪದಾಧಿಕಾರಿಗಳ ಅವಧಿಯು ಆಯ್ದುಯಾದ ದಿನದಿಂದ 5 ವರ್ಷಗಳಾಗಿರತಕ್ಕದ್ದು ಮತ್ತು ಮಂಡಳಿಯ ಅವಧಿಯ ಜೊತೆಯಲ್ಲಿ ಅಂತ್ಯವಾಗತಕ್ಕದ್ದು. ಅಧ್ಯಕ್ಷ ಅಥವಾ ಉಪಾಧ್ಯಕ್ಷ ಹುದ್ದೆಗೆ ಪದಾವಧಿಯ ಮಧ್ಯದಲ್ಲಿ ಚುನಾವಣೆ ನಡೆದರೆ ಪದಾವಧಿಯ ಉಳಿದ ಅವಧಿಯನ್ನು ಪೂರ್ಣ ಅವಧಿಯಿಂದೇ ಭಾವಿಸತಕ್ಕದ್ದು.

ಅಧ್ಯಾಯ 9 ಮುಖ್ಯಕಾರ್ಯನಿರ್ವಾಹಕ

55. ಮುಖ್ಯಕಾರ್ಯನಿರ್ವಾಹಕನ ಪ್ರಕಾರ್ಯಗಳು ಮತ್ತು ಕರ್ತವ್ಯಗಳು :

ಮುಖ್ಯಕಾರ್ಯನಿರ್ವಾಹಕನು ಸಹಕಾರಿಯ ಮುಖ್ಯ ಆಡಳಿತಾಧಿಕಾರಿಯಾಗಿರತಕ್ಕದ್ದು ಮತ್ತು ಮಂಡಳಿಯ ಸಾಮಾನ್ಯ ನಿಯಂತ್ರಣದ ಮತ್ತು ಮೇಲ್ಮೈಚಾರಣೆಗೆ ಒಳಪಟ್ಟಿ ಆತನು-

- 1) ಸಹಕಾರಿಯ ಹಾಗೂ ಯಾವುದೇ ಶಾಖೆಗಳಲ್ಲಿ ಅವುಗಳ ದಿನನಿತ್ಯದ ವ್ಯವಹಾರಗಳ ಪೂರ್ಣ ನಿಯಂತ್ರಣ ಮತ್ತು ಮೇಲ್ಮೈಚಾರಣೆಯನ್ನು ಹೊಂದಿರತಕ್ಕದ್ದು;
- 2) ಸಹಕಾರಿಯ ಪರವಾಗಿ ದಸ್ತಾವೇಜುಗಳಿಗೆ ಸಹಿ ಮಾಡತಕ್ಕದ್ದು. ಒಪ್ಪಂದ ಮತ್ತು ಕರಾರುಗಳನ್ನು ಮಾಡಿಕೊಳ್ಳತಕ್ಕದ್ದು ಮತ್ತು ದಾವೆಗಳನ್ನು ಮತ್ತು ಇತರೆ ಕಾನೂನು ವ್ಯವಹಾರಗಳನ್ನು ಹೊಡತಕ್ಕದ್ದು ಮತ್ತು ಪ್ರತಿಪಾದಿಸತಕ್ಕದ್ದು;
- 3) ಸಹಕಾರಿಯ ಎಲ್ಲಾ ನೌಕರರ ಮೇಲೆ ಸಾಮಾನ್ಯ ಮೇಲ್ಮೈಚಾರಣೆ ಮತ್ತು ನಿಯಂತ್ರಣಕ್ಕೆ ಜವಾಬ್ದಾರನಾಗಿರತಕ್ಕದ್ದು;
- 4) ಚೆಕ್ಕುಗಳಿಗೆ ಸಹಿ ಮಾಡುವುದು ಮತ್ತು ಸಹಕಾರಿಯ ಲೆಕ್ಕದ ಖಾತೆಗಳನ್ನು ಪ್ರವರ್ತಿಸಲು ಹಾಗೂ ನಿರ್ವಹಿಸಲು ಅಧಿಕಾರ ಹೊಂದಿರತಕ್ಕದ್ದು;
- 5) ಮಂಡಳಿಯ ಅನುಮೋದನೆಯೊಂದಿಗೆ ಇತರ ವರ್ಗಾವಣೆಯ ಲಿಖಿತ ಪತ್ರಗಳಿಗೆ ಹಿಂಬರಹ ಮಾಡಲು, ಸಹಿ ಹಾಕಲು, ವರ್ಗಾವಣೆ ಮಾಡಲು ಅಧಿಕಾರಗಳನ್ನು ಹೊಂದಿರತಕ್ಕದ್ದು;

ಸುಶ್ರಮ ಸೌಖರ್ಯ ಕೋ-ಆಪರೇಟಿವ್ ಸೆಕ್ಯೂರಿಟಿ ಲೀ.

- 6) ನೌಕರರ ನೇಮಕಾತಿ, ಕಾರ್ಯನಿರ್ವಹಣೆ ಮತ್ತು ಶಿಸ್ತಪಾಲನಗೆ ಸಂಬಂಧಪಟ್ಟ ವಿಚಾರಣೆಯ ಮಂಡಳಿಗೆ ನೆರವು ನೀಡತಕ್ಕದ್ದು. ಸೂಕ್ತ ಶಿಸ್ತನ ವಿಚಾರಣೆಯ ಸಂತರ ಮಂಡಳಿಯು ಪ್ರತ್ಯಾಯೋಜಿಸಿದಂತೆ ಅಮಾನತ್ತಿನಲ್ಲಿದುವುದೂ ಸೇರಿದಂತೆ ತಪ್ಪಿತಕ್ಕ ನೌಕರಿಗೆ ಶಿಕ್ಷೆ ವಿಧಿಸುವುದು. ರಚೆ ಮಂಜೂರಾತಿ ಮಾಡುವುದು ಮತ್ತು ಸಹಕಾರಿಯ ಎಲ್ಲಾ ನೌಕರರ ಮೇಲೆ ಸಾಮಾನ್ಯ ಮೇಲ್ಮೈಬಾರಣೆ ಮತ್ತು ನಿಯಂತ್ರಣಕ್ಕೆ ಜವಾಬ್ದಾರನಾಗಿರತಕ್ಕದ್ದು. ಎಲ್ಲಾ ವ್ಯವಹಾರಗಳು ಆಡಳಿತ ಮಂಡಳಿಯು ನಿರ್ಣಾಯದ ಮೇಲೆ ಜವಾಬ್ದಾರಿವಂಚಿಸತಕ್ಕದ್ದು;
- 7) ಸಹಕಾರಿಯ ಎಲ್ಲಾ ದಾಖಿಲೆಗಳ, ದಸ್ತಾವೇಜುಗಳ, ಕಾಗದಪತ್ರಗಳ, ಲೆಕ್ಕಪತ್ರಗಳ, ವಿವಿಧ ಮಸ್ತಕಗಳ ಮತ್ತು ನಗದು, ದಸ್ತಾವೇಜುಗಳ ಅಭಿರಕ್ಷಕನಾಗಿರತಕ್ಕದ್ದು ಮತ್ತು ಸಹಕಾರಿಯ ಲೆಕ್ಕಪತ್ರಗಳ, ವಿವಿಧ ಮಸ್ತಕಗಳ ಮತ್ತು ದಾಖಿಲೆಗಳ ನಿರ್ವಹಣೆಗೆ ವ್ಯವಸ್ಥೆ ಮಾಡತಕ್ಕದ್ದು. ಅಧಿನಿಯಮದ, ನಿಯಮಗಳ, ಮತ್ತು ಉಪವಿಧಿಗಳ ಉಪಬಂಧಗಳಿಗೆ ಅನುಸಾರವಾಗಿ ಹಾಗೂ ರಿಜಿಸ್ಟ್ರೇಶನು ಅಥವಾ ಸಂಯುಕ್ತ ಸಹಕಾರಿಯ ಅಥವಾ ಸಹಕಾರ ಲೆಕ್ಕಪರಿಶೋಧನಾ ನಿರ್ದೇಶಕನು ನಿರ್ದೇಶಿಸಿದಂತೆ ಸಲ್ಲಿಸಬೇಕಾದ ನಿಯತಕಾಲಿಕ ತಃಖೆಗಳನ್ನು ಮತ್ತು ಅಧಿಕೃತ ವರದಿಗಳನ್ನು ಸರಿಯಾಗಿ ತಯಾರಿಸಿ ಸಕಾಲದಲ್ಲಿ ಸಲ್ಲಿಸತಕ್ಕದ್ದು;
- 8) ಸಹಕಾರಿಯ ವಾರ್ಷಿಕ ಲೆಕ್ಕಪರಿಶೋಧನೆಗೆ ಅಗತ್ಯವಾದ ಆರ್ಥಿಕ ತಃಖೆಗಳನ್ನು, ಅನುಸೂಚಿಗಳನ್ನು ಮತ್ತು ಇತರ ತಃಖೆಗಳನ್ನು ತಯಾರಿಸಿ ಮಂಡಳಿಯ ಅನುಮೋದನೆಯನ್ನು ಪಡೆದು ಸಂಬಂಧಪಟ್ಟ ಲೆಕ್ಕಮಸ್ತಕಗಳನ್ನು, ದಾಖಿಲೆಗಳನ್ನು ಮತ್ತು ಇತರ ದಸ್ತಾವೇಜುಗಳನ್ನು ಸಹಕಾರ ವರ್ಷ ಮುಕ್ತಾಯವಾದ ಮೂಲಕ ದಿನಗಳೊಳಗೆ ಲೆಕ್ಕಪರಿಶೋಧಕರಿಗೆ ಒದಗಿಸತಕ್ಕದ್ದು;
- 9) ಸಹಕಾರಿಯ ಕಾರ್ಯನಿರ್ವಹಣೆ ಮತ್ತು ವ್ಯವಹಾರಗಳ ಗುಣಮಟ್ಟವನ್ನು ನಿರ್ಧರಿಸಲು ಅಗತ್ಯವಾದ ನಿಯತಕಾಲಿಕ ಮಾಹಿತಿಯನ್ನು ಆಡಳಿತ ಮಂಡಳಿಗೆ ಒದಗಿಸತಕ್ಕದ್ದು;
- 10) ಸಹಕಾರಿಯ ನಿರ್ಧಿಗಳಿಂದ ವ್ಯವಸ್ಥಾಪನಾ ಮತ್ತು ಕಾರ್ಯನಿರ್ವಹಣಾ ವೆಚ್ಚಗಳನ್ನು ಪಾವತಿಸತಕ್ಕದ್ದು;
- 11) ಅಜೆಂಡಾ ಮತ್ತು ಅದರಲ್ಲಿನ ಪ್ರತಿಯೊಂದು ವಿಷಯದಲ್ಲಿನ ಟಿಪ್ಪಣಿ ಸಹಿತ ಸಾಮಾನ್ಯ ಸಭೆ, ಆಡಳಿತ ಮಂಡಳಿ ಸಭೆ ಮತ್ತು ಉಪಸಮಿತಿಗಳ ಸಭೆಗಳಿಗೆ ನೋಟೀಸು ನೀಡತಕ್ಕದ್ದು;
- 12) ಸಾಮಾನ್ಯ ಸಭೆ, ಆಡಳಿತ ಮಂಡಳಿ ಸಭೆ ಮತ್ತು ಉಪಸಮಿತಿಗಳ ಸಭೆಗಳಲ್ಲಿ ಹಾಜರಿದ್ದ ಸದರಿ ಸಭೆಯಲ್ಲಿ ಅಗತ್ಯಪಡಿಸುವ ಕಾಗದಪತ್ರಗಳನ್ನು ಹಾಜರುಪಡಿಸತಕ್ಕದ್ದು ಹಾಗೂ ಸಭಾಪತಿಯೊಡನೆ ಅಂಥ ಸಭೆಗಳ ನಡವಳಿಗಳಿಗೆ ಸಹಿ ಮಾಡತಕ್ಕದ್ದು;
- 13) ಕಾರ್ಯ ಕಲಂ 33ರ ಲೆಕ್ಕಪರಿಶೋಧನಾ ವರದಿಗಳನ್ನು ಕಲಂ 35ರ ವಿಚಾರಣಾ ವರದಿಗಳನ್ನು ಅವುಗಳಲ್ಲಿ ಉತ್ತರವಾದ ಲೋಪದೋಷಗಳನ್ನು ಸರಿಪಡಿಸಲು ಅಥವಾ ಅಕ್ರಮಗಳನ್ನು ಸೇರ್ಪಡಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಸಹಿತ ಆಡಳಿತ ಮಂಡಳಿಯ ಮುಂದೆ ಮಂಡಿಸತಕ್ಕದ್ದು; ಹಾಗೂ ನಡವಳಿಯ ಅಸಮೃತಿ ದಾಖಿಲಿಸಿ ವ್ಯಕ್ತಪಡಿಸಿದ್ದನ್ನು ರಿಜಿಸ್ಟ್ರೇಷನ್/ಸಂಯುಕ್ತ ಸಹಕಾರ/ಹಣಕಾಸು ಬಾಂಕಿಗೆ 30 ದಿನದಲ್ಲಿ ಸಲ್ಲಿಸುವುದು.
- 14) ಲೆಕ್ಕಪರಿಶೋಧನಾ ಅಥವಾ ವಿಚಾರಣಾ ವರದಿಗಳಲ್ಲಿ ತಿಳಿಸಲಾದ ಲೋಪದೋಷಗಳನ್ನು ಸರಿಪಡಿಸಲು ಅಥವಾ ಅಕ್ರಮಗಳನ್ನು ಸರಿಪಡಿಸಲು ತೆಗೆದುಕೊಂಡ ಕ್ರಮಗಳನ್ನು ಅನುವಾಲನಾ

ಸುಶ್ರಿಮಾ ಸೌಹಾದರ್ ಕ್ರೆಡಿಟ್ ಹೋ-ಆಪರೇಟರ್ ಸೆಂಸ್ಟ್ರೀಲ್..

ವರದಿಗೆ ಆಡಳಿತ ಮಂಡಲಿಯ ಅನುಮೋದನೆ ಪಡೆದು ಅನುಧಾನಾ ವರದಿ ಕಳುಹಿಸತಕ್ಕದ್ದು. ಸದರಿ ಲೋಪಮೋಷಗಳು ಸರಿಪಡಿಸಲ್ಪಡುವವರೆಗೆ ಮತ್ತು ಅಂಥಾ ಆಕ್ರಮಗಳು ಸರಿಪಡಿಸುವವರೆಗೆ, ಅಂಥಾ ಅನುಧಾನಾ ವರದಿಗಳನ್ನು ನಿಯತಕಾಲಿಕವಾಗಿ, ಪ್ರಸಂಗಾನುಸಾರ ರಿಜಿಸ್ಟ್ರಾರಿನಿಗೆ ಅಥವಾ ಸಂಯುಕ್ತ ಸಹಕಾರಿಗೆ ಅಥವಾ ಲೆಕ್ಕಪರಿಚೋಧನಾ ನಿರ್ದೇಶಕನಿಗೆ ಸಲ್ಲಿಸುವುದನ್ನು ಮುಂದುವರಿಸತಕ್ಕದ್ದು;

- 15) ಮಂಡಲಿಯ ಪದಾವಧಿ ಮುಕ್ತಾಯವಾಗುವ ಪೂರ್ವದಲ್ಲಿ ಚುನಾವಣೆ ನಡೆಸಲು ಅಗತ್ಯವಾದ ಮಾಹಿತಿ ಮತ್ತು ನೆರವನ್ನು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ನೀಡತಕ್ಕದ್ದು;
- 16) ಸಹಕಾರಿಯ ನಿರ್ದೇಶಕ/ಪ್ರತಿನಿಧಿಯ ಪದದಲ್ಲಿ ಆಕಸ್ಮಿಕ ರಿಕ್ತತೆ ಉಂಟಾದಲ್ಲಿ, ಆ ಸಹಕಾರಿಯ ಮುಖ್ಯಕಾರ್ಯನಿರ್ವಾಹಕನು ಅಂಥ ರಿಕ್ತತೆಯು ಅಧಿಕೃತವಾಗಿ ತಿಳಿಯಲ್ಪಟ್ಟ ಎಳು ದಿನಗಳೊಳಗಾಗಿ, ಆಡಳಿತ ಮಂಡಳಿಯ ಪದಾವಧಿಯು ಎರಡೂವರೆ ವರ್ಷಕ್ಕಿಂತ ಹೆಚ್ಚಿದ್ದ ಪಕ್ಷದಲ್ಲಿ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಅಂಥ ರಿಕ್ತತೆಯು ಉಂಟಾಗಿರುವ ಮಾಹಿತಿಯನ್ನು ಸಲ್ಲಿಸತಕ್ಕದ್ದು;
- 17) ಮಂಡಲಿಯ ಯಾವುದೇ ಸದಸ್ಯನು ತನ್ನ ಪದದಲ್ಲಿ ಮುಂದುವರಿಯಲು ಅನರ್ಹರಾದರೇ, ಅಂತಹ ಅನರ್ಹತೆಗೆ ಗುರಿಯಾದ 15 ದಿನಗಳೊಳಗೆ ಸಂಯುಕ್ತ ಸಹಕಾರಿಗೆ ದಾಖಲೆ ಸಹಿತ ವರದಿ ಸಲ್ಲಿಸತಕ್ಕದ್ದು;
- 18) ಸಹಕಾರ ಪಷ್ಟ ಮುಕ್ತಾಯವಾದ 30 ದಿನಗಳೊಳಗಾಗಿ ಕರಡು ವಾಟ್‌ಕ ವರದಿಯನ್ನು ಮಂಡಲಿಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು;
- 19) ಆಡಳಿತ ಮಂಡಲಿಯ ಅನುಮೋದನೆಗೆ ಒಳಪಟ್ಟ ಸಹಕಾರಿ ವರ್ತಿಯಿಂದ ಅಥವಾ ಸಹಕಾರಿಗೆ ವಿರುದ್ಧವಾಗಿ ಹಾಕಲ್ಪಟ್ಟ ದಾವಾ ಮತ್ತು ಇತರೆ ಕಾನೂನು ಕ್ರಮಗಳನ್ನು ಜರುಗಿಸುವುದು, ಸಮರ್ಥಿಸಿಕೊಳ್ಳುವುದು, ನಡೆಸುವುದು, ಬಗೆಹರಿಸುವುದು ಅಥವಾ ಕೈಬಿಡುವುದು;
- 20) ಕಾಯ್ದು, ನಿಯಮಗಳು ಮತ್ತು ಈ ಉಪವಿಧಿಗಳಿಗನುಸಾರವಾಗಿ ಮಂಡಲಿಯ ಸಭೆಗಳನ್ನು ಮತ್ತು ಸಾಮಾನ್ಯ ಸಭೆಗಳನ್ನು ನಡೆಸುವುದಕ್ಕೆ ನೆರವು ನೀಡತಕ್ಕದ್ದು;
- 21) ಕಾಯ್ದು ನೀತಿಗಳನ್ನು ಮತ್ತು ಕಾಯ್ದುಕ್ರಮಗಳನ್ನು ರೂಪಿಸುವಲ್ಲಿ ಅವಶ್ಯವಾದ ಸಹಕಾರಿಯ ಕಾಯ್ದುನಿರ್ವಹಣೆಯ ಮೇಲ್ಮೈಚಾರಣೆಗೆ ಅವಶ್ಯವಾದ ಮಾಹಿತಿಯನ್ನು ಮಂಡಲಿಗೆ ಒದಗಿಸತಕ್ಕದ್ದು;
- 22) ಸಹಕಾರಿಯ ಕಾಯ್ದುನಿರ್ವಹಣೆಯ ಮೇಲ್ಮೈಚಾರಣೆಗೆ ಅವಶ್ಯವಾದ ಮಾಹಿತಿಯನ್ನು ಮಂಡಲಿಗೆ ಒದಗಿಸತಕ್ಕದ್ದು;
- 23) ಕಾಯ್ದು ಕಲಂ 32ರಂತೆ ದಾಖಲೆ, ಲೆಕ್ಕಪತ್ರಗಳನ್ನು ಇಡತಕ್ಕದ್ದು;
- 24) ಕಾಯ್ದು ಕಲಂ 34ರಂತೆ ನಿಬಂಧಕರಿಗೂ ಹಾಗೂ ಸಂಯುಕ್ತ ಸಹಕಾರಿಗೂ ವಿಧ್ಯುತ್ ವರದಿಗಳನ್ನು ಪ್ರತಿ ವರ್ಷ ಸಪ್ಟೆಂಬರ್ 30ರೊಳಗೆ ಮತ್ತು ಕಾಲಕಾಲಕ್ಕೆ ಅಗತ್ಯಪಡಿಸುವ ಇನ್ನಿತರ ಮಾಹಿತಿ/ವರದಿಗಳನ್ನು ಸಲ್ಲಿಸತಕ್ಕದ್ದು;

ಸುಪ್ರಿಮ್ ಸೌಹಾದರ್ ಶ್ರೀದಿಟ್ ಹೋ-ಆಪರೇಟಿವ್ ಸೆನ್ಟರ್ ಲಿ.

- 25) ಕಾಲಕಾಲಕ್ಕೆ ಮಂಡಲಿಯ ನಿರ್ಣಯದಂತೆ ಅಧಿಕಾರಗಳನ್ನು ಹಾಗೂ ಜವಾಬ್ದಾರಿಗಳನ್ನು ಸಹಕಾರಿಯ ಇತರೆ ಸಿಬ್ಬಂದಿಗೆ ಪ್ರತ್ಯಾಯೋಜಿಸುವುದು;
- 26) ಸಭೆಯ ನಡವಳಿಗಳನ್ನು ಚರ್ಚೆಗನುಸಾರ ಸತ್ಯವಾಗಿ ಮತ್ತು ನಿವಿರವಾಗಿ ಅದೇ ಉದ್ದೇಶಕ್ಕಾಗಿ ಇಡಲ್ಪಟ್ಟ ಮತ್ತು ಅದರ ಮಟಗಳನ್ನು ಅನುಕ್ರಮವಾಗಿ ಸಂಖ್ಯೀಕರಿಸಿದ ಮುಸ್ತಕದಲ್ಲಿ ದಾಖಲಿಸತಕ್ಕದ್ದು. ಸದರಿ ಮುಸ್ತಕದ ಪ್ರತಿ ಮಟದಲ್ಲಿ ಸಣ್ಣ ರುಜು ಅಥವಾ ಸಹಿ ಮಾಡತಕ್ಕದ್ದು ಮತ್ತು ಪ್ರತಿ ಸಭೆಯ ನಡವಳಿಗಳನ್ನು ದಾಖಲಿಸಿದ ಕೊನೆಯ ಮಟದಲ್ಲಿ ದಿನಾಂಕವನ್ನು ನಮೂದಿಸಿ ಸಭಾಪತಿಯೊಡನೆ ಸಹಿ ಮಾಡತಕ್ಕದ್ದು. ಸಭೆಯ ನಡವಳಿಗಳು ಸಭೆಯಲ್ಲಿನ ಚರ್ಚೆಗಳ ನಿವಿರವಾದ ಮತ್ತು ಯುಕ್ತವಾದ ಸಂಗ್ರಹಗಳನ್ನು ಒಳಗೊಂಡಿರತಕ್ಕದ್ದು;
- 27) ಸಾಮಾನ್ಯ ಸಭೆ ಮತ್ತು ಮಂಡಲಿಯ ಸಭೆಗಳ ನಡವಳಿಗಳನ್ನು ಸಂಬಂಧಪಟ್ಟವರಿಗೆ ಸಕಾಲದಲ್ಲಿ ಕಳುಹಿಸತಕ್ಕದ್ದು; ಸದರಿ ನಿರ್ಣಯಗಳನ್ನು ಕಾರ್ಯಗತಗೊಳಿಸಲು ಸಕಾಲಿಕ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಮುಂದಿನ ಮಂಡಲಿಯ ಸಭೆಯಲ್ಲಿ ಅನುಸರಣಾ ವರದಿಯನ್ನು ಮಂಡಿಸತಕ್ಕದ್ದು;
- 28) ನೆಗಡು ಶಿಲ್ಪ, ಭದ್ರತೆಗಳನ್ನು ಮತ್ತು ಬೆಲೆ ಬಾಳುವ ವಸ್ತುಗಳನ್ನು ತಿಂಗಳಿಗೆ ಒಮ್ಮೆಯಾದರೂ ಪರೀಕ್ಷೆಸಿ ತಾಳೆ ನೋಡುವುದು ಅಥವಾ ತಾಳೆ ನೋಡಲು ವ್ಯವಸ್ಥಿಸುವುದು;
- 29) ಸದಸ್ಯತ್ವಕಾಗಿ, ಹೆಚ್ಚುವರಿ ಷೇರುಗಳಿಗಾಗಿ ಮತ್ತು ಷೇರು ವರ್ಗಾವಣೆಗಾಗಿ ಸಲ್ಲಿಸುವ ಅರ್ಜುಗಳನ್ನು ಸ್ವೀಕರಿಸಿ ತನ್ನ ವರದಿ ಹಾಗೂ ಶಿಫಾರಸ್ಸಿನೊಂದಿಗೆ ಮಂಡಲಿಯ ಸಭೆಯಲ್ಲಿ ಮಂಡಿಸತಕ್ಕದ್ದು;
- 30) ಸಾಲಗಳ ಮತ್ತು ಮುಂಗಡಗಳ ಮಂಜೂರಾತಿಗಾಗಿ ಬರುವ ಅರ್ಜುಗಳನ್ನು ಸ್ವೀಕರಿಸುವುದು ಮತ್ತು ಅವುಗಳನ್ನು ಪರಿಶೀಲಿಸಿದ ನಂತರ ತನ್ನ ಸ್ವಷ್ಟ ಅಭಿಪ್ರಾಯದೊಡನೆ ವಿವರವಾದ ಶಿಫಾರಸ್ಸಿನೊಂದಿಗೆ ವರದಿ ಸಹಿತ ಮಂಡಲಿಯ ಅಥವಾ ಉಪಸಮಿತಿಯ ತೀರ್ಮಾನಕ್ಕೆ ಮಂಡಿಸತಕ್ಕದ್ದು;
- 31) ಸಾಲ ಮುಂಗಡಗಳ ವಸೂಲಾತಿಗೆ ಕ್ರಮ ಕೈಗೊಳ್ಳುವುದು, ಯಾವುದೇ ಸುಸ್ತಿ ಬಾಕಿ ಇದ್ದಲ್ಲಿ, ಮಂಡಲಿಯ ಮುಂದ ಮಂಡಿಸಿ ಅವಶ್ಯಕ ಕಾನೂನು ಕ್ರಮ ಕೈಗೊಳ್ಳತಕ್ಕದ್ದು;
- 32) ಮಂಡಲಿಯ ಪದಾವಧಿ ಮುಕ್ತಾಯವಾಗುವ ದಿನಾಂಕದ ಮೂರ್ವದ ನಾಲ್ಕು ತಿಂಗಳ ಮೊದಲು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸುವುದು, ಅಲ್ಲದೇ ಯಾವುದೇ ಕಾರಣದಿಂದ ನಿರ್ದೇಶಕನ ಅಥವಾ ಪದಾಧಿಕಾರಿಯ ಪದದಲ್ಲಿ ಆಕಸ್ಮೀಕ ಖಾಲಿ ಸ್ಥಾನ ಉಂಟಾದಲ್ಲಿ, ಅದನ್ನು ತಕ್ಷಣ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ತಿಳಿಸುವುದು. ಕರಡು ಅರ್ಹ ಮತದಾರರ ಪಟ್ಟಿಯ ತಯಾರಿಕೆಯೂ ಸೇರಿದಂತೆ ಚುನಾವಣಾ ಪ್ರಾಧಿಕಾರಕ್ಕೆ ಚುನಾವಣೆ ನಡೆಸಲು ಅಗತ್ಯವಾದ ಎಲ್ಲಾ ನೇರವು, ಸಹಾಯ ಮತ್ತು ಸಹಕಾರವನ್ನು ನೀಡುವುದು.
- ಅಗತ್ಯವಾದ ಮುಸ್ತಕಗಳನ್ನು ಮತ್ತು ದಾಖಲೆಗಳನ್ನು ಚುನಾವಣಾ ಪ್ರಾಧಿಕಾರದ ಸೂಚನೆ ಅನುಸಾರ ಪ್ರಾಧಿಕಾರಕ್ಕೆ ಅಥವಾ ಪ್ರಾಧಿಕಾರವು ಪ್ರಾಧಿಕೃತಗೊಳಿಸುವ ಅಧಿಕಾರಿಗೆ ಒದಗಿಸುವುದು;
- 33) ಸಂಯುಕ್ತ ಸಹಕಾರಿಯ/ರಿಜಿಸ್ಟ್ರಾರನ ಸುತ್ತೋಲೆಗಳು/ ಮಾರ್ಗದರ್ಶಿಗಳು/ ನಿರ್ದೇಶನಗಳನ್ನು ಪರಿಪಾಲಿಸುವುದು.

ಪ್ರಸ್ತುತಿ ಸೌಮಾದರ್ಶ ಕ್ರಿಡಿಟ್ ಕೋ-ಆರ್‌ಆರ್‌ಎಂಬ್‌ ಸೆಸ್ಟ್ಯುಟ್ ಲೀ.

34) ಸಾಲ ಸುಸ್ತಿ ಬಾಕಿ ಪ್ರಕರಣಗಳನ್ನು ಅಡಳಿತ ಮಂಡಳ ಸಭೆಯಲ್ಲಿ ಚರ್ಚೆಸಿ ಕೂಡಲೇ ವರ್ಷಾಲೀಗೆ ಕಾನೂನು ಕ್ರಮಗಳನ್ನು ಕೈಕೊಳ್ಳುವುದು.


35) ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಲಾದ ಅಥವಾ ಮಂಡಳಿಯ ಸಭೆಗಳಲ್ಲಿ ಅಥವಾ ಸಾಮಾನ್ಯ ಸಭೆಗಳಲ್ಲಿ ನಿರ್ಣಯದ ಮೂಲಕ ನಿರ್ವಹಿಸಲಾದ ಇತರೆ ಯಾವುದೇ ಪ್ರಕಾರ್ಯಗಳನ್ನು ನಿರ್ವಹಿಸತಕ್ಕದ್ದು.

ಯಾವುದೇ ಕಾರಣಕ್ಕೆ ಮುಖ್ಯಕಾರ್ಯನಿರ್ವಾಹಕ ಮಹಡೆಯು ಖಾಲಿ ಇದ್ದಾಗ ಅಥವಾ ರಚೆಯ ಕಾರಣ ಅಥವಾ ಅನುಪಸ್ಥಿತಿ ಇರುವಾಗ, ಮುಖ್ಯಕಾರ್ಯನಿರ್ವಾಹಕನ ಪ್ರತಿಲಿತ ದಿನನಿತ್ಯದ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು ಅಥವಾ ನಿರ್ವಹಿಸತಕ್ಕದ್ದು.

ಅಧ್ಯಾಯ 10

ಸದಸ್ಯೇತರರೊಂದಿಗೆ ವ್ಯವಹಾರ

56. ಸದಸ್ಯೇತರರೊಂದಿಗೆ ವ್ಯವಹಾರ



ಸಹಕಾರಿಯು ಇ-ಸ್ಪಾಂಚಿಂಗ್, ಸೇವೆಗಳನ್ನು ಸದಸ್ಯೇತರರಿಗೂ ನೀಡಬಹುದು.

ಪರಂತು, ಸದಸ್ಯೇತರರಿಂದ ರೇವಣಿ ಸ್ವೀಕರಿಸುವಂತಿಲ್ಲ ಮತ್ತು ಸದಸ್ಯೇತರರಿಗೆ ಸಾಲ ನೀಡುವಂತಿಲ್ಲ.

ಅಧ್ಯಾಯ 11

ಸಿಭೂಂದಿಗಳ ನೇಮಕಾತಿ ಮತ್ತು ಸೇವಾಪರಿಶ್ರಾಂತರಗಳು

57. ಸಹಕಾರಿಯ ಸಿಭೂಂದಿಯ ನೇಮಕಾತಿ :

1) ಸಾಮಾನ್ಯ ಸಭೆಯಿಂದ ಅನುಮೋದನೆಯಾದ ವ್ಯಂದ ಬಲದ ಏತಿಯಲ್ಲಿ, ಒಂದು ಸಮಿತಿಯ ಉಸ್ತುವಾರಿಯಲ್ಲಿ, ವೃತ್ತಿಪರತೆ ಮತ್ತು ಪಾರದರ್ಶಕತೆ ನಿಯಮಗಳನ್ನು ಪಾಲಿಸಿ. ನೇಮಕಾತಿ ನಡೆಸತಕ್ಕದ್ದು. ಈ ಸಮಿತಿಯು ಈ ಕೆಳಗಿನವರನ್ನು ಒಳಗೊಂಡಿರತಕ್ಕದ್ದು.

ಅ) ಅಧ್ಯಕ್ಷರನೊಳಗೊಂಡಂತೆ ಮೂವರು ಮಂಡಳಿಯ ಸದಸ್ಯರು.

ಆ) ಕನಿಷ್ಠ ಇಬ್ಬರು ಬಾಹ್ಯ ತಜ್ಜರ್ಮಿ;

ಇ) ಕಾರ್ಯದರ್ಶಿಯಾಗಿ ಮುಖ್ಯಕಾರ್ಯನಿರ್ವಾಹಕ ಅಥವಾ ಆ ಮಹಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಂಯುಕ್ತ ಸಹಕಾರಿಯ ಪ್ರತಿನಿಧಿ ಇಲ್ಲದ ಹೊರತು ನೇಮಕಾತಿ ಪ್ರಶ್ನೆಯೆ ಮಾಡತಕ್ಕದ್ದಲ್ಲ.

2) ನೇಮಕಾತಿ ಸಮಿತಿಯ ಬಹುಮತವಿಲ್ಲದೇ ಮತ್ತು ಕನಿಷ್ಠ ಒಬ್ಬ ಬಾಹ್ಯ ತಜ್ಜನ್ಮ ಅನುಮೋದನೆಯಿಲ್ಲದೆ ಯಾವ ವ್ಯಕ್ತಿಯೂ ಸಿಭೂಂದಿಯಾಗಿ ನೇಮಕಾತಿಗೆ ಅರ್ಜನಾಗಿರುವುದಿಲ್ಲ.

3) ಸಹಕಾರಿಯ ಪ್ರತಿಯೊಬ್ಬ ನೌಕರನು ಸಂಯುಕ್ತ ಸಹಕಾರಿಯ ಸೂಚಿಸಿದ ಕನಿಷ್ಠ ಅರ್ಜತೆಗಳನ್ನು ಹೊಂದಿರತಕ್ಕದ್ದು. ಹೆಚ್ಚಿನ ಅರ್ಜತೆಗಳನ್ನು ನಿರ್ಣಯಿಸುವ ಹಕ್ಕು ಸಾಮಾನ್ಯ ಸಭೆಗಿರುತ್ತದೆ.

58. ಸಿಬ್ಬಂದಿ ವೃಂದ ಸಂಚಯ ಮತ್ತು ನೋಕರರ ವೇತನ ಶ್ರೇಣಿಗಳು:

- 1) ಸಾಮಾನ್ಯ ಸಭೆಯ ಅನುಮೋದನೆಗೆ ಒಳಪಟ್ಟು, ಪ್ರತಿ ಸಹಕಾರಿಯ ಮಂಡಲಿಯು ಸಿಬ್ಬಂದಿ ವೃಂದ ಮತ್ತು ಬಲ ಹಾಗೂ ಪ್ರತಿ ಸಿಬ್ಬಂದಿಗೆ ಕಾಲಕಾಲಕ್ಕೆ ಕೊಡಬಹುದಾದ ವೇತನ ಶ್ರೇಣಿ. ತುಟ್ಟಿ ಭತ್ಯೇ ಮತ್ತು ಇತರ ಭತ್ಯೇಗಳನ್ನು ಕಾಲಕಾಲಕ್ಕೆ ನಿರ್ಧರಿಸತಕ್ಕದ್ದು.
- 2) ಸಿಬ್ಬಂದಿ ವೆಚ್ಚದ ಇನ್ನುವಾರೆ ಹಿಂದಿನ ವರ್ಷಾಂತ್ಯಕ್ಕೆ ಇದ್ದ ದುಡಿಯುವ ಬಂಡವಾಳ ಅಥವಾ ವಹಿವಾಟಿನ ಶೇಕಡಾ 2ರಷ್ಟನ್ನು ಮೀರತಕ್ಕದ್ದಲ್ಲ.

ವಿವರಗಳು: ಈ ನಿಯಮದ ಉದ್ದೇಶಕ್ಕಾಗಿ:-

- ಎ) 'ಸಿಬ್ಬಂದಿ ವೆಚ್ಚ' ಎಂದರೆ ಸಹಕಾರಿಯ ಎಲ್ಲಾ ನೋಕರರ ವೇತನಗಳು, ತುಟ್ಟಿ ಭತ್ಯೇ ಮತ್ತು ಇತರ ಭತ್ಯೇಗಳು, ಪ್ರಯಾಣ ಭತ್ಯೇಗಳು, ರಜೆ ವೇತನ, ಗ್ರಾಮಯಿಟಿ, ಭವಿಷ್ಯನಿಧಿ, ವಂತಿಗೆಗಳು ಮತ್ತು ಅಂಥ ಇತರ ಸಂಬಂಧಿತ ಎಲ್ಲಾ ವಿಚರಗಳು.
- ಬಿ) 'ದುಡಿಯುವ ಬಂಡವಾಳ' ಎಂದರೆ, ಕಟ್ಟಡಗಳಲ್ಲಿ ಮತ್ತು ಇತರ ಸ್ಥಿರ ಸ್ವತ್ವಗಳಲ್ಲಿ ತೊಡಗಿಸಿರುವ ನಿರ್ಧಿಗಳನ್ನು ಹೊರತುಪಡಿಸಿ, ಒಟ್ಟು ಪಾವತಿಯಾದ ಹೇರು ಬಂಡವಾಳ, ಕಾಯ್ದಿಟ್ಟ ನಿಧಿ, ಇತರ ನಿರ್ಧಿಗಳು, ಶೇವಣಿಗಳು, ಪಡೆದ ಸಾಲಗಳು ಮತ್ತು ವಿಶೇಷಣೆಯಾಗದ ಲಾಭಗಳು.
- ಸಿ) 'ವಹಿವಾಟಿ' ಎಂದರೆ, ಉದ್ದರಿ ಮಾರಾಟಗಳನ್ನು ಮತ್ತು ದಲ್ಲಾಳ ಮಾರಾಟಗಳನ್ನು ಒಳಗೊಂಡಂತೆ ವರ್ಷದಲ್ಲಿ ಮಾಡಿದ ಮಾರಾಟಗಳು ಆದರೆ ಸರ್ಕಾರದ ಸಾರ್ವಜನಿಕ ವಿಶೇಷಣೆಯ ವ್ಯವಸ್ಥೆಯ ಅಡಿಯಲ್ಲಿ ನಿಯಂತ್ರಿತ ಸರಕುಗಳ ಮಾರಾಟದ ಶೇಕಡಾ 50ರಷ್ಟನ್ನು ಮಾರಾಟಗಳ ವಹಿವಾಟಿನಿಂದ ಹೊರಗಿಡತಕ್ಕದ್ದು.

59. ಮಾನವ ಸಂಪನ್ಮೂಲ ಅಭಿವೃದ್ಧಿ ನೀತಿ:

ಸಹಕಾರಿಯ ಮಂಡಲಿಯ ತನ್ನ ವ್ಯವಹಾರದ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಒಂದು ಪಾರದರ್ಶಕ ಮಾನವ ಸಂಪನ್ಮೂಲ ಅಭಿವೃದ್ಧಿ ನೀತಿಯನ್ನು ರೂಪಿಸತಕ್ಕದ್ದು ಮತ್ತು ಸಾಮಾನ್ಯ ಸಭೆಯ ಅನುಮೋದನೆ ಪಡೆಯತಕ್ಕದ್ದು.

60. ನೇರ ನೇಮಕಾತಿ:

ಸಹಕಾರಿಯ ಮಂಡಲಿಯ, ಸಹಕಾರಿಯ ಕಾರ್ಯಕ್ರೋತ್ತದಲ್ಲಿ ಹೆಚ್ಚಿನ ಪರಿಚಲನೆಯನ್ನುಳ್ಳ ವಾತಾವರಣಪ್ರತಿಕೆಗಳಲ್ಲಿ ಅಧಿಸೂಚಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಒಂದು ಪಾರದರ್ಶಕ ಪ್ರಕ್ರಿಯೆಯನ್ನು ಅನುಸರಿಸಿ ಯಾವುದೇ ಹುದ್ದೆಯನ್ನು ನೇರ ನೇಮಕಾತಿಯಿಂದ ಭರ್ತಿ ಮಾಡತಕ್ಕದ್ದು. ಸಂಯುಕ್ತ ಸಹಕಾರಿ ಪ್ರತಿನಿಧಿ ನೇಮಕಾತಿ ಸಮಿತಿ ಪ್ರತಿ ನಿದಿಯಾಗಿರತಕ್ಕದ್ದು.

61. ನೇರ ನೋಕರಿ ಭರ್ತಿಗೆ ವಯೋಮುತಿ:

ಸಹಕಾರಿಯ ಯಾವುದೇ ಸೇವೆಯ ಹುದ್ದೆಗೆ ನೇರ ನೋಕರಿ ಭರ್ತಿಯ ನೇಮಕಾತಿಗೆ ಪ್ರತಿ ಅಭ್ಯರ್ಥಿಗೆ ಹದಿನೆಂಟು ವರ್ಷ ವಯಸ್ಸು ತುಂಬಿರತಕ್ಕದ್ದು. ಗರಿಷ್ಠ ವಯೋಮುತಿ ಸಾಮಾನ್ಯ ವರ್ಗದವರಿಗೆ-35, ಹಿಂದುಳಿದ ವರ್ಗದವರಿಗೆ-38 ಪ.ಜಾ/ಪ.ಪಂದವರಿಗೆ-40 ವರ್ಷಗಳು. ಸಿಬ್ಬಂದಿ ವಯೋನಿವೃತ್ತಿ ವಯಸ್ಸು 60 ವರ್ಷವಾಗಿರತಕ್ಕದ್ದು.

62. ರಚಿ ಸೌಕರ್ಯಗಳು:

- 1) ರಚಿಯನ್ನು ಹಕ್ಕಿನಂತೆ ದಕ್ಕಿಸಾಥನೆ ಮಾಡಲಾಗದು. ಯಾವನೇ ನೌಕರನು ರಚಿಯ ಮುಂದುವರಿಕೆಯಲ್ಲಿ ಅಥವಾ ಅನ್ಯಥಾ ಮೂರ್ವ ಮಂಜೂರಾತಿಯಿಲ್ಲದೆ ಉದ್ದೇಶ ಮೂರ್ವಕವಾಗಿ ಗೈರು ವಾಜರಾದರೆ ಅವನು ಶಿಸ್ತಿನ ಕ್ರಮಕ್ಕೆ ಗುರಿಯಾಗಲು ಬಾಧ್ಯತಾಗಿರತಕ್ಕಾದ್ದು.
- 2) ಒಂದು ಕ್ಷಾಲೆಂಡರು ವರ್ಷದಲ್ಲಿ ಒಟ್ಟು ನೌಕರನಿಗೆ 10 ದಿನಗಳ ಸಾಂದರ್ಭಿಕ ರಚಿಯನ್ನು ಮಂಜೂರು ಮಾಡಬಹುದು. ಸಾಂದರ್ಭಿಕ ರಚಿಯನ್ನು ವರ್ಷದಿಂದ ವರ್ಷಕ್ಕೆ ಒಟ್ಟುಗೂಡಿಸಿಕೊಳ್ಳಲು ಅಥವಾ ಮುಂದಕ್ಕೂಯ್ಲಾಗಿರುತ್ತದೆ. ಸಾಮಾನ್ಯವಾಗಿ ಒಂದು ಸಲಕ್ಕೆ ಮಧ್ಯಂತರದಲ್ಲಿ ರಚಿಗಳು ಸಾರ್ವತ್ರಿಕ ರಚಿಗಳು ಸೇರಿದಂತೆ, ಏಳು ದಿನಗಳಿಂತ ವೆಚ್ಚಾಗಿ ಸಾಂದರ್ಭಿಕ ರಚಿಯನ್ನು ಅನುಮತಿಸತಕ್ಕುದಲ್ಲ.
- 3) ಎ) ಒಟ್ಟು ನೌಕರನು ಒಂದು ಕ್ಷಾಲೆಂಡರು ವರ್ಷದಲ್ಲಿ 15 ದಿನಗಳಲ್ಲಿ 'ಗಳಿಕೆ ರಚಿ' ಸುಧಾರಣೆಕ್ಕೆ ಹಕ್ಕಿಳ್ಳವನಾಗಿರತಕ್ಕಾದ್ದು. ಯಾವುದೇ ನೌಕರನು ಕ್ಷಾಲೆಂಡರ್ ವರ್ಷದ ಮಧ್ಯದಲ್ಲಿ ನೇಮುಕವಾದಾಗ ಅಂತಹ ಗಳಿಕೆ ರಚಿ ಲೆಕ್ಕದ ಜೂನ್ ಮತ್ತು ಡಿಸೆಂಬರ್ ಅಂತ್ಯವಾಗಿರತಕ್ಕಾದ್ದು.
 ಪ್ರತಿ ಮೂರ್ವಗೊಂಡ ಕ್ಷಾಲೆಂಡರ್ ತಿಂಗಳ ಸೇವೆಗೆ ಎರಡುವರೆ ದಿನಗಳ ದರದಂತೆ ಗಳಿಕೆ ರಚಿಯನ್ನು ಜಮಾ ಮಾಡತಕ್ಕಾದ್ದು. ಗಳಿಕೆ ರಚಿಯನ್ನು ಗರಿಷ್ಠ 300 ದಿನಗಳ ಅವಧಿಯವರೆಗೆ ಒಟ್ಟುಗೂಡಿಸಿಕೊಳ್ಳಬಹುದು; ಒಟ್ಟು ನೌಕರನಿಗೆ, ಆತನ ಹಕ್ಕಿನಲ್ಲಿ ಉಳಿಕೆ ರಚಿ ಇದ್ದಲ್ಲಿ ಹಕ್ಕಿನ ರಚಿಯನ್ನು ಸಹಕಾರಿ ಸೇವಾ ನಿಯಮಗಳಿಂತ ಮಂಜೂರು ಮಾಡಬಹುದು;
- ಬಿ) ಸೇವೆಯಿಂದ ನಿವೃತ್ತನಾಗಲಿರುವ ಅಥವಾ ಸೇವೆಗೆ ರಾಜೀನಾಮೆಕೊಟ್ಟ ನೌಕರನಿಗೆ ಪ್ರತಿ ಮೂರ್ವಗೊಂಡ ಕ್ಷಾಲೆಂಡರ್ ತಿಂಗಳ ಸೇವೆಗೆ ಎರಡುವರೆ ದಿನಗಳ ದರದಲ್ಲಿ ನಿವೃತ್ತಿ ಅಥವಾ ರಾಜೀನಾಮೆ ದಿನಾಂಕದವರೆಗೆ ಗಳಿಕೆರಚಿಯನ್ನು ಜಮಾ ಮಾಡತಕ್ಕಾದ್ದು ಅಂತಹ ಗಳಿಕೆ ರಚಿ ಲೆಕ್ಕವು ಕಾಲ ಕಾಲಕ್ಕೆ ಆಯಾ ಅವಧಿಯಲ್ಲಿ ಜಮಾ ಖಚು ಮಾಡಿ ಗರಿಷ್ಠ ಮಿತಿ ಏರಿದ್ದಲ್ಲಿ ಅಂತಹ ಮಿತಿಯನ್ನು 240 ದಿನಗಳಿಗೆ ಏರಿದ ಹಾಗೆ ಗಮನ ಹರಿಸುವುದು.
- ಸಿ) ಸೇವೆಯಲ್ಲಿರುವಾಗ ಮೃತನಾದ ಅಥವಾ ಸೇವೆಯಿಂದ ವಜಾಗೊಳಿಸಲ್ಪಟ್ಟ ಅಥವಾ ಸೇವೆಯಿಂದ ತೆಗೆದುಹಾಕಲ್ಪಟ್ಟ ನೌಕರನಿಗೆ ಆತನ ಸೇವೆಯಲ್ಲಿ ಮೃತನಾದ ಅಥವಾ ಸೇವೆಯಿಂದ ವಜಾಗೊಳಿಸಲ್ಪಟ್ಟ ಅಥವಾ ತೆಗೆದುಹಾಕಲ್ಪಟ್ಟ ಕ್ಷಾಲೆಂಡರ್ ತಿಂಗಳ ಹಿಂದಿನ ಕ್ಷಾಲೆಂಡರ್ ತಿಂಗಳ ಅಂತ್ಯದವರೆಗೆ ಪ್ರತಿ ಮೂರ್ವಗೊಂಡ ಕ್ಷಾಲೆಂಡರ್ ತಿಂಗಳ ಸೇವೆಗೆ ಎರಡುವರೆ ದಿನಗಳ ದರದಲ್ಲಿ ಗಳಿಕೆರಚಿಯನ್ನು ಜಮಾ ಮಾಡತಕ್ಕಾದ್ದು;
- ಡ) ಸಹಕಾರಿಯ ವಿವಾಹಿತ ಮಹಿಳಾ ನೌಕರರಿಗೆ ಮೂರ್ವ ವೇತನದ ಮೇಲೆ ನೂರ ಎಂಬತ್ತು ದಿನಗಳ ಅವಧಿಯ ಪ್ರಸೂತಿ ರಚಿಯನ್ನು ಮಂಜೂರು ಮಾಡಬಹುದು. ಅಂಥ ರಚಿಯು ನೌಕರಳ ಇಚ್ಛೆಯ ಮೇರೆಗೆ ನಿರ್ಣಿತ ಹೆರಿಗೆ ದಿನಾಂಕಕ್ಕೆ ಮೂರ್ವದ ಮೂವತ್ತು ದಿನಗಳಿಗೆ ಹೆಚ್ಚಿಲ್ಲದ ಅವಧಿಯನ್ನು

ನೌಕರ

ಸುಪ್ರಿಮ್ ಸೌಹಾದರ್ ಶೈಕ್ಷಿಕ್ ಹೋ-ಆಪರೇಟಿವ್ ಸೆಸ್ಟ್ಯೂಟ್ ಲೀ.

ಒಳಗೊಂಡಿರತಕ್ಕದ್ದು. ಯಾವುದೇ ಸಂದರ್ಭದಲ್ಲಿ ಪ್ರಸೂತಿ ರಚೆಯ ಪ್ರಸವದ ದಿನಾಂಕದಿಂದ
ಆರು ತಿಂಗಳುಗಳನ್ನು ಮೀರತಕ್ಕದಲ್ಲ.

ಪರಂತು, ಎರಡು ಅಥವಾ ಹೆಚ್ಚು ಜೀವಂತ ಮಕ್ಕಳನ್ನು ಹೊಂದಿರುವ ವಿವಾಹಿತ ಮಹಿಳಾ
ನೌಕರರಿಗೆ ಯಾವುದೇ ಪ್ರಸೂತಿ ರಚೆಯನ್ನು ಮಂಜೂರು ಮಾಡತಕ್ಕದಲ್ಲ.

- 6) ಸಹಕಾರಿಯ ವಿವಾಹಿತ ಪುರುಷ ನೌಕರರಿಗೆ ಮೂರ್ ವೇತನದ ಮೇಲೆ ಹದಿನ್ಯೇದು ದಿನಗಳ
ಅವಧಿಯ ಪಾಲನಾ ರಚೆಯನ್ನು ಮಂಜೂರು ಮಾಡಬಹುದು.
- 7) ಈ ನಿಯಮಗಳ ಮೇರೆಗೆ ಗಳಿಸಿದ ಮತ್ತು ಅನುಮತಿಸಲಾದ ಇತರ ಎಲ್ಲ ರಚೆಯ ಜೊತೆಗೆ ಒಬ್ಬ
ನೌಕರನಿಗೆ ಇಡೀ ಸೇವಾ ಅವಧಿಯಲ್ಲಿ ಗರಿಷ್ಠ ಒಂದು ವರ್ಷದವರಿಗೆ “ಸಂಬಳವಿಲ್ಲದ
ರಚೆ”ಯನ್ನು ಮಂಜೂರು ಮಾಡಬಹುದು. ಸೂಕ್ತ ಸಾರಣಾಗಳದ್ದಲ್ಲಿ ವೈದ್ಯಕೀಯ ಕಾರಣಗಳ
ಮೇಲೆ ನೀಡಬಹುದು.
- 8) ರಚೆಯನ್ನು ಮಂಜೂರು ಮಾಡಲು ಸಕ್ಕಮನಾದ ಪ್ರಾಧಿಕಾರವು ಅದನ್ನು ರದ್ದುಗೊಳಿಸಬಹುದು.

63. ಗ್ರಾಮೀಣ:

- 1) ಸಹಕಾರಿಯ ಮಂಡಳಿಯು, ನಿವೃತ್ತನಾದ ಅಥವಾ ರಾಜೀನಾಮೆಕೊಟ್ಟಿ ನೌಕರನಿಗೆ ಅಥವಾ ಅವನ ಮರಣದ ನಂತರ ಅವನ ನಾಮಿನಿಗಳಿಗೆ ಅಥವಾ ವಿಧಿಬದ್ಧ ವಾರಸುದಾರರಿಗೆ ಕೆಳಕಂಡ ಪರತ್ತುಗಳಿಗೊಳಿಪಟ್ಟಿರುವ ಗ್ರಾಮೀಣಿಯನ್ನು ಮಂಜೂರು ಮಾಡತಕ್ಕದ್ದು.
 - ಅ) ಒಬ್ಬ ನೌಕರನು ಅವನ ಕಾಯಂ ನೇಮಕದ ದಿನಾಂಕದಿಂದ ಏದು ವರ್ಷಗಳೊಳಗೆ ಸೇವೆಯನ್ನು ತೋರೆದಾಗ, ಅವನು ಈ ಸೌಲಭ್ಯದ ಬಗ್ಗೆ ಯಾವುದೇ ಕ್ಷೇಮು ಹೊಂದಿರತಕ್ಕದಲ್ಲ.
 - ಆ) ಏದರಿಂದ ಹತ್ತು ವರ್ಷಗಳ ಸೇವೆ ಸಲ್ಲಿಸಿರುವ ಒಬ್ಬ ನೌಕರನು ಸೇವೆಗೆ ರಾಜೀನಾಮೆ ಕೊಟ್ಟಾಗ ಅಥವಾ ಸೇವೆಯಿಂದ ನಿವೃತ್ತನಾದಾಗ ಅಥವಾ ಸೇವೆಯಲ್ಲಿರುವಾಗ ಮೃತನಾದಾಗ. ಆತನು ಸಲ್ಲಿಸಿರುವ ಸೇವೆಯ ಪ್ರತಿಯೊಂದು ವರ್ಷಕ್ಕೆ, ಸಂದರ್ಭಾನುಸಾರ, ರಾಜೀನಾಮೆ ಅಥವಾ ನಿವೃತ್ತಿಯ ಅಥವಾ ಮರಣದ ದಿನಾಂಕದಿಂದ ಅವನು ಪಡೆಯುತ್ತಿದ್ದ ತಿಂಗಳ ವೇತನದ ಅರ್ಥದಷ್ಟನ್ನು ಮೀರದ ಗ್ರಾಮೀಣಿ.
 - ಇ) ಹತ್ತು ವರ್ಷಗಳಿಗಂತಹ ಹೆಚ್ಚಿನ ಸೇವೆ ಸಲ್ಲಿಸಿರುವ ಒಬ್ಬ ನೌಕರನು ರಾಜೀನಾಮೆ ಕೊಟ್ಟಾಗ ಅಥವಾ ಸೇವೆಯಿಂದ ನಿವೃತ್ತನಾದಾಗ ಅಥವಾ ಸೇವೆಯಲ್ಲಿರುವಾಗ ಮೃತನಾದಾಗ, ಆತನು ಸಲ್ಲಿಸಿರುವ ಸೇವೆಯ ಪ್ರತಿಯೊಂದು ವರ್ಷಕ್ಕೆ, ಸಂದರ್ಭಾನುಸಾರ, ರಾಜೀನಾಮೆ ಅಥವಾ ನಿವೃತ್ತಿಯ ಅಥವಾ ಮರಣದ ದಿನಾಂಕದಿಂದ ಅವನು ಪಡೆಯುತ್ತಿದ್ದ ತಿಂಗಳ ವೇತನವನ್ನು ಮೀರದ ಗ್ರಾಮೀಣಿ.
- 2) ಯಾವುದೇ ಸಂದರ್ಭದಲ್ಲಿ, ಯಾವುದೇ ನೌಕರನಿಗೆ ಕೊಡಬಹುದಾದ ಗ್ರಾಮೀಣಿಯ ಗರಿಷ್ಠ ಮೊಬಿಲಿಗೆ ಹದಿನಾರೂವರೆ ತಿಂಗಳ ವೇತನ ಅಥವಾ ಹತ್ತು ಲಕ್ಷ ರೂ.ಗಳು ಇವುಗಳಲ್ಲಿ


ಸುಶ್ರೀಮಾ ಸೌಧಾರ್ದ ಕ್ರೆಡಿಟ್ ಹೋ-ಆಪರೇಟರ್ ಸೆಸ್ವೆಚಿ ಲೀ.
ಯಾವುದು ಕಡಿಮೆಯೋ ಅದನ್ನು ಮೀರತಕ್ಕದ್ದಲ್ಲಿ. ಗ್ರಾಹಿಯಿಟಿ ಕಾರ್ಯಸೂತ್ರೋಳಿಗಳ
ಮತಿಯಲ್ಲಿ ಇರತಕ್ಕದ್ದು.

ಸೂಚನೆ:- ವೇತನ ಎಂದರೆ. ನೌಕರನು ಪಡೆದ ಕೊನೆಯ ಮಾಸಿಕ ಮೂಲವೇತನ ಮತ್ತು ಪುಟ್ಟಿಭತ್ತೆ.

64. ವರ್ಗಾವಣೆ ಮತ್ತು ಪದೋನ್ನತಿ:

- 1) ಯಾವುದೇ ಮುದ್ದೆಯ ನೇರ ಭರ್ತಿಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಥತೆಯನ್ನಿಳ್ಳ ಮತ್ತು ಆ ಮುದ್ದೆಯಲ್ಲಿ ಕನಿಷ್ಠಪಕ್ಷ ಇದು ವರ್ಷಗಳ ಸಮರ್ಪಕ ಸೇವೆಯನ್ನು ಸಲ್ಲಿಸಿರುವ ಒಬ್ಬ ನೌಕರನು ಸಹಕಾರಿಯ ವೃಂದ ಮತ್ತು ನೇಮಕಾತಿ ನಿಯಮಗಳನ್ನಿಂದ ಉನ್ನತ ಮುದ್ದೆಗೆ ಪದೋನ್ನತಿಗಾಗಿ ಪರಿಗೊಸಲು ಅರ್ಥನಾಗತಕ್ಕದ್ದು. ಅಂತಹ ಮುದ್ದೆ ಸೃಷ್ಟಿಸಿಕೊಂಡಿದ್ದಲ್ಲಿ ಮಾತ್ರ ಅರ್ಥತೆ ಇರತಕ್ಕದ್ದು.
- 2) ಮುಖ್ಯಕಾರ್ಯನಿರ್ವಾಹಕನು ಮತ್ತು ಇತರ ಸ್ಥಾಮ ಪ್ರಾಧಿಕಾರವು ಒಬ್ಬ ನೌಕರನು ಒಂದು ಮುದ್ದೆಯಲ್ಲಿ ಇರುವುಂದು ಮುದ್ದೆಗೆ ವರ್ಗಾವಣೆ ಮಾಡಬಹುದು

65. ಸೇವಾ ಮುಸ್ತಕ:


ಸಹಕಾರಿಯ ಮುಖ್ಯಕಾರ್ಯನಿರ್ವಾಹಕನು ಪ್ರತಿ ನೌಕರನ ಸೇವೆಗಳ ದಾಖಿಲೆಯನ್ನು. ಆತನು ಗಳಿಸಿದ ಮತ್ತು ಉಪಯೋಗಿಸಿಕೊಂಡ ರಚೆಯ ವಿವರಗಳ ಸಹಿತ ನಿರ್ವಹಿಸತಕ್ಕದ್ದು. ಕಾಲಕಾಲಕ್ಕೆ ಮುದ್ದೆ ಮತ್ತು ವೇಕನಂದಲ್ಲಿ ಆಗುವ ಬದಲಾವಣೆಗಳನ್ನು. ವರ್ಗಾವಣೆಗಳನ್ನು ಮತ್ತು ಸೇವೆಗೆ ಸಂಬಂಧಪಟ್ಟ ಇತರ ಎಲ್ಲ ವಿಷಯಗಳನ್ನು. ಸೇವಾ ಮಸ್ತಕದಲ್ಲಿ ದಾಖಿಲಿಸತಕ್ಕದ್ದು. ಸದರಿ ಮಸ್ತಕದಲ್ಲಿನ ನಮೂದುಗಳನ್ನು. ಮುಖ್ಯಕಾರ್ಯನಿರ್ವಾಹಕನ ಸಂಬಂಧದಲ್ಲಿ ಅಧಿಕೃತನು ಮತ್ತು ಇತರ ನೌಕರರ ಸಂಬಂಧದಲ್ಲಿ ಮುಖ್ಯಕಾರ್ಯನಿರ್ವಾಹಕನು, ಧೃತೀಕರಿಸತಕ್ಕದ್ದು.

66. ಅಧಿಕೃತ ಮಾಹಿತಿಯ ಬಳಕೆ:

ಯಾವುದೇ ನೌಕರನು, ಮಂಡಿರಿಯ ಸಾಮಾನ್ಯವಾಗಿ ಅಥವಾ ವಿಶೇಷವಾಗಿ ಅಧಿಕಾರ ನೀಡಿದ ಅಥವಾ ಅನುಮತಿಸಿದ ಹೊರತು. ಪ್ರತ್ಯೇಕವಾಗಿ ಅಥವಾ ಪರೋಕ್ಷವಾಗಿ ಯಾವನೇ ಇತರ ವ್ಯಕ್ತಿಗೆ ಅಥವಾ ಸಂಸ್ಥೆಗೆ ಅಥವಾ ಪ್ರತಿಕೆಗಳಿಗೆ ಅಥವಾ ವಿದ್ಯಾನಾನ ಮಾಧ್ಯಮಗಳಿಗೆ ತನ್ನ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಾಗ ತನ್ನ ವರಕ್ಕೆ ಬಂದಿರುವ ಅಥವಾ ಅಂಥ ಕರ್ತವ್ಯಗಳನ್ನು ನಿರ್ವಹಿಸುವಾಗ ಅಧಿಕೃತ ಮೂಲಗಳಿಂದಾಗಲಿ ಅಥವಾ ಅನ್ಯಥಾ ಆಗಲಿ ಅವನು ತಯಾರಿಸಿದ ಅಥವಾ ಸಂಗ್ರಹಿಸಿದ ಯಾವುದೇ ದಾಖಿಲೆಯನ್ನು ಅಥವಾ ದಸ್ತಾವೇಜನ್ನು ಕೊಡತಕ್ಕದ್ದಲ್ಲ ಅಥವಾ ಮಾಹಿತಿಯನ್ನು ತಿಳಿಸತಕ್ಕದ್ದಲ್ಲ.

67. ಹಣಕಾಸು ಸಂಬಂಧ:

ಯಾವುದೇ ನೌಕರನು. ತನ್ನ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಾಗ ಅವನ ಸಂಪರ್ಕಕ್ಕೆ ಬರುವ ವ್ಯಕ್ತಿಗಳೊಡನೆ ಅಥವಾ ಸಂಸ್ಥೆಗಳೊಡನೆ ಹಣಕಾಸು ವಹಿವಾಟನ್ನು ಹೊಂದಿರತಕ್ಕದ್ದಲ್ಲ. ಅಥವಾ ಅವನು ತನ್ನ ಅಧಿಕೃತ ಸಾಮಧ್ಯದಲ್ಲಿ ವ್ಯವಹರಿಸಬಹುದಾದಂಥ ಯಾವುದೇ ವ್ಯಕ್ತಿಯಿಂದ ಯಾವುದೇ ದಾನವನ್ನು. ಕೊಡುಗೆಯನ್ನು ಅಥವಾ ಬಹುಮಾನವನ್ನು ತನ್ನ ಪರವಾಗಿ ಅಥವಾ ಇತರ ಯಾವುದೇ ವ್ಯಕ್ತಿಯ ಪರವಾಗಿ. ಪ್ರತ್ಯೇಕವಾಗಿ ಅಥವಾ ಪರೋಕ್ಷವಾಗಿ ಸ್ವೀಕರಿಸತಕ್ಕದ್ದಲ್ಲ.

ನೌಕರ

ಸುತ್ತಿರೂ ಸೌಖರ್ಯದ ಕ್ರೀಡೆಗೆ ಹೋ-ಆಪರೇಟರ್‌ನ ಸೊಸ್ಯೆಟಿ ಲೀ.

ಪರಂತು, ಒಬ್ಬ ನೋಕರನು ತನ್ನ ಲೇವಣಿಗಳ, ಉಳಿತಾಯಗಳ, ವಿಮಾ ಪಾಲಿಸಿಗಳ ಅಥವಾ ಇತರ ದಸ್ತುವೇಜಿಗಳ ಭದ್ರತೆಯ ಮೇಲೆ ಇತರ ಸಂಸ್ಥೆಗಳಿಂದ ಸಾಲ ಪಡೆಯುವುದಕ್ಕೆ ಈ ನಿಯಮವು ಅನ್ವಯವಾಗತಕ್ಕದ್ದಲ್ಲ.

69. ಕರಾರು ಇತ್ಯಾದಿಗಳಲ್ಲಿ ಹಿತಾಸಕ್ತಿಯನ್ನು ಹೊಂದಿರುವುದಕ್ಕೆ ನಿರ್ದೇಶ:

- ಒಂದು ಸಹಕಾರಿಯ ಯಾವುದೇ ನೋಕರನು, ಅಂಥ ನೋಕರನಾಗಿರುವುದರ ಹೊರತಾಗಿ, ಅನ್ಯಥಾ ಪ್ರತ್ಯೇಕವಾಗಿ ಅಥವಾ ಪರೋಕ್ಷವಾಗಿ,-
 - ಸಹಕಾರಿಯೊಡನೆ ಮಾಡಿಕೊಂಡ ಯಾವುದೇ ಕರಾರಿನಲ್ಲಿ; ಅಥವಾ
 - ಸಹಕಾರಿಯ ವಿರೀದಿಸಿದ ಅಥವಾ ಮಾರಾಟ ಮಾಡಿದ ಯಾವುದೇ ಸ್ವತ್ತಿನಲ್ಲಿ;
 - ಅಥವಾ
 - ಸಹಕಾರಿಯಲ್ಲಿ ಹಣ ಹೂಡಿಕೆ ಅಥವಾ ಸಹಕಾರಿಯಿಂದ ತೆಗೆದುಕೊಂಡ ಸಾಲ ಅಥವಾ ವೇತನ ಪಡೆಯುವ ನೋಕರನಿಗೆ ಕೊಡಮಾಡುವ ನಿವಾಸದ ಸೌಕರ್ಯದ ಹೊರತಾಗಿ, ಸಹಕಾರಿಯ ಯಾವುದೇ ಇತರ ವ್ಯವಹಾರದಲ್ಲಿ
- ಯಾವುದೇ ಹಿತಾಸಕ್ತಿಯನ್ನು ಹೊಂದಿರತಕ್ಕದ್ದಲ್ಲ.
- ಸಹಕಾರಿಯ ಯಾವುದೇ ನೋಕರನು, ಸಹಕಾರಿಯ ಬಾಕಿಗಳ ವಸೂಲಿಯ ಸಂಬಂಧದಲ್ಲಿ ಮಾರಾಟವಾಗುವ ಯಾವೊಬ್ಬ ಸದಸ್ಯನ ಸ್ವತ್ತನ್ನು ಪ್ರತ್ಯೇಕವಾಗಿ ಅಥವಾ ಪರೋಕ್ಷವಾಗಿ ವಿರೀದಿಸತಕ್ಕದ್ದಲ್ಲ.

68. ಚುನಾವಣೆಗಳಲ್ಲಿ ಭಾಗವಹಿಸುವುದು:

ಸಹಕಾರಿಯ ಯಾವುದೇ ನೋಕರನು-

- ಯಾವುದೇ ರಾಜಕೀಯ ಪದ್ಧತ ಸದಸ್ಯನಾಗತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಪದ್ಧತೊಡನೆ ಅಥವಾ ರಾಜಕೀಯದಲ್ಲಿ ಭಾಗವಹಿಸುವ ಯಾವುದೇ ಸಂಸ್ಥೆಯೊಡನೆ ಅನ್ಯಥಾ ಜೊತೆಗೂಡತಕ್ಕದ್ದಲ್ಲ. ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಗೆ ಚಂದಾ ನೀಡತಕ್ಕದ್ದಲ್ಲ ಅಥವಾ ಇತರ ಯಾವುದೇ ರೀತಿಯಲ್ಲಿ ಸಹಾಯ ಮಾಡತಕ್ಕದ್ದಲ್ಲ;
- ಸಂಸತ್ತ ಸದಸ್ಯನಾಗಿ ಅಥವಾ ರಾಜ್ಯ ವಿಧಾನಮಂಡಲದ ಸದಸ್ಯನಾಗಿ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರದ ಸದಸ್ಯನಾಗಿ ಅಥವಾ ಯಾವುದೇ ಪಂಚಾಯತ್ ರಾಜ್ ಸಂಸ್ಥೆಯ ಸದಸ್ಯನಾಗಿ ಅಥವಾ ಮಂಡಲಿಯ ಸದಸ್ಯನಾಗಿ ಚುನಾಯಿತನಾಗಲು ಚುನಾವಣೆಯಲ್ಲಿ ಸ್ಥಿರಸತಕ್ಕದ್ದಲ್ಲ ಮತ್ತು ಚುನಾಯಿತನಾಗತಕ್ಕದ್ದಲ್ಲ.
- ಸಂಸತ್ತ ಅಥವಾ ರಾಜ್ಯ ವಿಧಾನಮಂಡಲ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರದ ಅಥವಾ ಯಾವುದೇ ಪಂಚಾಯತ್ ರಾಜ್ ಸಂಸ್ಥೆಯ ಅಥವಾ ಮಂಡಲಿಯ ಚುನಾವಣೆಯ ಪ್ರಕ್ರಿಯೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅಥವಾ ಮತ್ತಿಗಳನ್ನು ಯಾಚಿಸತಕ್ಕದ್ದಲ್ಲ ಅಥವಾ ಅನ್ಯಥಾ ಯಾವುದೇ ರೂಪದಲ್ಲಿ ಶ್ರಮಿಸತಕ್ಕದ್ದಲ್ಲ ಅಥವಾ ಪ್ರಭಾವ ಬೀರತಕ್ಕದ್ದಲ್ಲ.

ಪರಂತು, ಅಂಥ ಚುನಾವಣೆಯಲ್ಲಿ ಸಹಕಾರಿಯ ಯಾವುದೇ ನೌಕರನು ಮತ ನೀಡಲು ಯಕ್ಷಭಾಗಿಗೆ ತನ್ನ ಹಕ್ಕನ್ನು ಚಲಾಯಿಸಬಹುದು.

69. ದಂಡನೆಗಳು:

- 1) ಉಪವಿಧಿ 63ರಿಂದ 66ರವರೆಗಿನ ಉಪವಿಧಿಗಳನ್ನು ಉಲ್ಲಂಘಿಸುವ ಯಾವುದೇ ನೌಕರನು ಮಂಡಲಿಯು ನಿರ್ಧರಿಸಬಹುದಾದ ದಂಡನೆಗೆ ಗುರಿಯಾಗಲು ಬಧ್ಯನಾಗಿರತಕ್ಕಾದ್ದು.
- 2) ಯಾವುದೇ ನೌಕರನು ಸಮರ್ಪಕ ಮತ್ತು ಸಮರ್ಪನೀಯ ಕಾರಣಕ್ಕಾಗಿ ದಂಡನೀಯವಾಗಬಹುದು. ಮಂಡಲಿಯು ಅಥವಾ ಅದರಿಂದ ಪ್ರಾಧಿಕೃತನಾದ ಅಧಿಕೃತ ಅಥವಾ ಮುಖ್ಯಕಾರ್ಯನಿರ್ವಾಹಕನು ಸಹಕಾರಿಯ ನೌಕರನನ್ನು ದಂಡಿಸಲು, ಜುಲ್ಲಾನೆ ವಿಧಿಸಲು, ವೇತನ ಹೆಚ್ಚಿಸಲ್ಪನ್ನು ತಡೆಹಿಡಿಯಲು, ಅಮಾನತುಗೊಳಿಸಲು, ದಜ್ರೆಯಲ್ಲಿ ಇಳಿಸಲು, ಸೇವೆಯಿಂದ ತೆಗೆದು ಹಾಕಲು ಅಥವಾ ವಜಾ ಮಾಡಲು ಸಕ್ರಮ ಪ್ರಾಧಿಕಾರವಾಗಿರತಕ್ಕಾದ್ದು.
- 3) ಯಾವುದೇ ನೌಕರನಿಗೆ ಆತನ ವಿರುದ್ಧ ಮಾಡಲಾದ ದುರ್ವಾಡತೆಯ ಆರೋಪಗಳನ್ನು ಆತನಿಗೆ ಲಿಖಿತದಲ್ಲಿ ತಿಳಿಸಿ, ಆತನನ್ನು ಸಮರ್ಥಿಸಿಸೊಳ್ಳಲು ಆತನಿಗೆ ಯುಕ್ತ ಅವಕಾಶ ನೀಡಿ. ನಿಯಮಾನುಸಾರ ವಿಭಾರಣೆಯನ್ನು ಮಾಡದ ಹೊರತು ಯಾವುದೇ ಬಗೆಯ ದಂಡನೆಯನ್ನು ವಿಧಿಸತಕ್ಕಾದ್ದಲ್ಲ.

70. ಅಂತಿಮ:

ಸಹಕಾರಿಯಸಕ್ರಮ ಪ್ರಾಧಿಕಾರವು ವಿಧಿಸಿದ ದಂಡನಾ ಆದೇಶದಿಂದ ಬಾಧಿತನಾದ ಯಾವುದೇ ನೌಕರನು, ಸ್ವಾಮ್ಯಾನ್ಯ ನಿರ್ವಹಣೆಯಕ್ಕೆ ಮೇಲ್ನುವಿ ಸಲ್ಲಿಸಬಹುದು.

71. ಸೇವಾ ಪರತ್ತಗಳು

- 1) ಯಾವುದೇ ಸಹಕಾರಿಯು ಸಂಯುಕ್ತ ಸಹಕಾರಿಯ ಮಾರ್ಗಸೂಚಿಯಂತೆ ಮತ್ತು ಸಾಮಾನ್ಯ ಸಭೆಯ ಅನುಮೋದನೆಯಂತೆ ನೌಕರರ ಸೇವಾನಿಯಮಗಳನ್ನು ರಚಿಸತಕ್ಕಾದ್ದು. ಈ ನಿಯಮಗಳು ಕೆಳಕಂಡ ವಿಷಯಗಳನ್ನು ವ್ಯಾಪಿಸಿರತಕ್ಕಾದ್ದು.
 - ಅ) ಕಾಯ್ದೆಯ 31ನೇ ಪ್ರಕರಣದ ಅನ್ವಯ ವೇತನ ಶ್ರೇಣಿಗಳ ನಿರ್ಧಾರ ಮತ್ತು ಇತರೆ ಭದ್ರತೆಗಳು
 - ಆ) ವರ್ಗಾವಣೆ ಮತ್ತು ತರಬೇತಿ
 - ಇ) ನೌಕರರ ಕಾರ್ಯನಿರ್ವಹಣೆ ಮತ್ತು ಶಿಸ್ತ ಪಾಲನೆ
 - ಈ) ರಜೆ ಮತ್ತು ಇತರ ಸವಲತ್ತಗಳು.
 - ಉ) ರಾಜೀನಾಮೆ ಮತ್ತು ನಿವೃತ್ತಿ
 - ಊ) ಅನುಚಿತ ವರ್ತನೆಗೆ ಶಿಸ್ತ ಶ್ರಮ ಮತ್ತು ಶಿಕ್ಷೆ
 - ಋ) ಬಡ್ಡಿ, ವೇತನಬಡ್ಡಿ ಮತ್ತು ಸೇವಾ ಮುಕ್ತಾಯ

ನೃತ್ಯಾರ್ಥ

ಸುತ್ತಿಮಾ ಸೌಹಾದರ್ ಶ್ರೀದಿಟ್ಟಾ ಹೋ-ಆಪರೇಟಿವ್ ಸೆಕ್ಯೂರಿಟಿ ಲೀ.

- ಮೊ) ಅನಾರೋಗ್ಯ ಮತ್ತು ಇತರೆ ಸಂತಾಪನೀಯ ಸಂದರ್ಭದಲ್ಲಿ ನೀಡಬಹುದಾದ ವಿಶೇಷ ಸವಲಪ್ತುಗಳು
- 2) ಪ್ರಚಲಿತವಾಗಿ ಜಾರಿಯಲ್ಲಿರುವ ಯಾವುದೇ ಕಾನೂನು ಸಾಮಾನ್ಯ ನಿಯಮಗಳನ್ನು ಮೀರಿರುತ್ತದೆ.
 - 3) ವಿಶೇಷ ತಂತ್ರಜ್ಞರು, ಸೇವಾ ನಿಯಮಗಳನ್ನು ಮೀರಿದ ಕರಾರಿನನ್ನಾಯ ನಿಯುಕ್ತರಾಗಬಹುದು. ಇಂತಹ ನಿಯುಕ್ತಿಗಳು ಸಾಮಾನ್ಯ ಸಭೆಯ ಅನುಮೋದನೆಗೆ ಒಳಪಟ್ಟಿದೆ.

ಅಧ್ಯಾಯ 12

ನಿಧಿಗಳ ರಚನೆ ಮತ್ತು ಬಳಸಬಹುದಾದ ಉದ್ದೇಶಗಳು

72. ನಿಧಿಗಳ ಸಂಗ್ರಹಣೆ: ಸಹಕಾರಿಯ ತನ್ನ ಸದಸ್ಯರಿಂದ ಶೇರು ಬಂಡವಾಳ, ಶೇವಣಿಗಳು, ವಂತಿಗಳು, ರೂಪದಲ್ಲಿ ನಿಧಿಗಳನ್ನು ಸಂಗ್ರಹಿಸಬಹುದು.

73. ನಿಧಿಗಳನ್ನು ಬಳಸಬಹುದಾದ ಉದ್ದೇಶಗಳು :

- 1) ಪ್ರಚಲಿತ ವಿಧಿ ವ್ಯವಸ್ಥೆಯಲ್ಲಿ ಸ್ವೀಕಾರಾರ್ಥ ಹೊಡಿಕೆಗಳು ಮತ್ತು ವಿನಿಯೋಗಗಳು
- 2) ಸಹಕಾರಿಯ ಕಾರ್ಯಚಟುವಟಿಕೆಗಳಿಗೆ ಪೂರಕವಾದ ಚರ, ಸ್ಥಿರ ಆಸ್ತಿಗಳನ್ನು ಸಂಯುಕ್ತ ಸಹಕಾರಿ ಅನುಮೋದನೆ ಮೇರಿಗೆ ಹೊಂದಲು.

(ಕಾಯ್ದುಹಾಕಿದ) ಕಾಯ್ದುಹಾಕಿದ ನಿರ್ದೇಶನಗಳಲ್ಲಿ ಕಾಲ ಕಾಲಕ್ಕೆ ಆಗುವ ಬದಲಾವಣೆಗಳಿಗೆ ಒಳಪಟ್ಟಿ ಇತರೆ ಹೊಡಿಕೆಗಳು. (ಕಾಯ್ದು ಕಲಂ 18 ರಂತೆ)

74. ಕಾರ್ಯಾಚರಣೆಯ ಕೊರತೆಯ ಭರ್ತಿ :

- 1) ಸಹಕಾರಿಗೆ ಉಂಟಾಗಿರುವ ಯಾವುದೇ ಕೊರತೆಯನ್ನು ಅದಕ್ಕಾಗಿ ಸೃಷ್ಟಿಸಿದ ನಿಧಿಯ ಶೇ.50ಕ್ಕೆ ಮೀರಿದಂತೆ ಮಂಡಲಿಯ ಬಳಸಿಕೊಳ್ಳಬಹುದು. ಮೀಸಲು ನಿಧಿಯ ಯಾವುದೇ ಬಳಕೆಯ ನಂತರದ ಸಾಮಾನ್ಯ ಸಭೆಯ ಮತ್ತು ಇಲಾಖೆಯ ಅನುಮೋದನೆ ಪಡೆದುಕೊಳ್ಳತಕ್ಕದ್ದು. ಶೇ. 50ಕ್ಕೂ ಮೀರಿ ಬಳಸಿಕೊಳ್ಳಬೇಕಾದಲ್ಲಿ ಸಾಮಾನ್ಯ ಸಭೆಯ ಪೂರ್ವಾನುಮತಿ ಅಗತ್ಯ.
- 2) ಸಾಮಾನ್ಯ ಕ್ಷೇಮ ನಿಧಿಯನ್ನು ಸಾಮಾನ್ಯ ಸಭೆಯ ಅನುಮೋದನೆ ಪಡೆದು ಸದಸ್ಯರ ಕ್ಷೇಮಾಭಿವೃದ್ಧಿ ಸಲುವಾಗಿ ಉಪಯೋಗಿಸಬಹುದು. ಪರಂತು, ರಾಜಕೀಯ ಪಕ್ಷದ ಅಧವಾ ಮತ್ತೀಯ ನಂಬಿಕೆಯ ಹಿತಾಸಕ್ತಿಯ ಅಭಿವೃದ್ಧಿಯ ಉದ್ದೇಶವನ್ನು ಹೊಂದಿರುವ ಒಂದು ಸಂಸ್ಥೆಗೆ ಪ್ರತ್ಯೇಕ ಅಧವಾ ಪರೋಕ್ಷವಾಗಿ ಯಾವುದೇ ರೂಪದಲ್ಲಿ ವಂತಿಗೆ ನೀಡತಕ್ಕದ್ದಲ್ಲ.

75. ಸಂಯುಕ್ತ ಸಹಕಾರ ನಿರ್ಗೀತ ವಂಶಿಗೆ ದೂತ್ಯ ದಿವಿಧ ನಿರ್ಗಳ ರಚನೆ ದೂತ್ಯ ಅಧಾರಗಳ ಉದ್ದೇಶಗಳು:

- 1) ಸಂಯುಕ್ತ ಸಹಕಾರಿಯ ಉಪಭಿಧಿಯಲ್ಲಿ ನಿಗದಿಜಡಿಸದ ವಂಶಿಗಳಿನ್ನು ಸೆಟ್ಟೆಬಿರ 30ರಷ್ಟುಗಾಗಿ ಪಾವತಿಸಬೇಕು. ಸಂಯುಕ್ತ ಸಹಕಾರಿಗೆ ನೀಡಬೇಕಾದ ಲಾಭಾಂಶದ ಶೇ. 2 ಸಹಕಾರ ಶಿಕ್ಷಣ ನಿರ್ದಿಯನ್ನು ಸಾಮಾನ್ಯ ಸಭೆಯ ರಿಫಾಂಕರಿಂದ ಮುದತ್ತು ರಿಫಾಂಕರಿಗೆ ಸಂಯುಕ್ತ ಸಹಕಾರಿಯ ಹಾತೆಗೆ ಜಮಾ ಮಾಡತಕ್ಕದ್ದು. ಶಿಕ್ಷಣ ನಿರ್ದಿಯನ್ನು ಪಾವತಿಸಬೇಕೆ ಸದಸ್ಯರಿಗೆ ಲಾಭಾಂಶದನ್ನು ಸಂದಾಯ ಮಾಡತಕ್ಕದ್ದು.
- 2) ಇತರೆ ಸಹಕಾರ ಸಂಘಟನೆಗಳ ಏಳ್ಳಿಗಾಗಿ ಪರ್ವತಿಸಿರುವ ಇತರೆ ನಿರ್ಗಳಿಗೆ, ಕಾರ್ಯಯ ಮುತಿಯಲ್ಲಿ ಅಥವಾ ಸಾಮಾನ್ಯ ಸಭೆಯ ಅನುಮೋದನೆಗಳಿಗೆನುಗಣವಾಗಿ ವಂಶಿಗಳಿನ್ನು ನೀಡಬಹುದು.
ಪರಂತು, ಒಂದು ರಾಜಕೀಯ ಪಕ್ಷದ ಅಥವಾ ಮತ್ತಿಯ ಸಂಬಿಳಿಯ ಒಳಾಸಕ್ತಿಯ ಅಭಿವೃದ್ಧಿಯ ಉದ್ದೇಶವನ್ನು ಹೊಂದಿರುವ ಒಂದು ಸಂಘಕ್ಕೆ ಪ್ರತ್ಯೇಕವಾಗಿ ಅಥವಾ ಪರೋಕ್ಷವಾಗಿ ನಗದು ಅಥವಾ ವಸ್ತುವಿನ ಯಾವುದೇ ರೂಪದಲ್ಲಿ ವಂಶಿಗಳಿನ್ನು ನೀಡತಕ್ಕದ್ದು.
- 3) ಸಹಕಾರಿಯ ಉದ್ದೇಶಗಳ ಈಡೆರಿಕೆಗಾಗಿ ಕಾರ್ಯಯ ಪ್ರಕರಣ 10(2)(xxi)ರಂತೆ ಲಾಭಾಂಶ ವಂಬಿಕೆಯಾಗಿ ಉಳಿದ ಲಾಭದಲ್ಲಿ ಸಾಮಾನ್ಯ ಸಭೆಯು ಅನುಮೋದಿಸಿದ ಪ್ರಮಾಣದಲ್ಲಿ ವಿಶೇಷ ನಿರ್ಗಳಿನ್ನು ರೂಪಿಸಬಹುದು.

76. ಸಾಲ - ಮುಂಗಡಗಳು ಪ್ರಮಾಣಿ:

- 1) ಸದಸ್ಯನೊಬ್ಬಿಗೆ ವ್ಯಾಪ್ತಿ ಸಾಲದ ಗರಿಷ್ಠ ಹೊತ್ತುವ ಯಾವುದೇ ಸಂದರ್ಭದಲ್ಲಿ ಅವನಿಗೆ ನೀಡುವ ಔಲ್ಲಿ ಸಾಲಗಳ ಹೊತ್ತು ಸೇರಿ ರೂ.5.00 ಲಕ್ಷ ಮೀರಬಾರದು.
- 2) ಯಾವುದೇ ಸಂದರ್ಭದಲ್ಲಿ ಒಟ್ಟು ಸಾಲ ಹಾಗೂ ಮುಂಗಡಗಳು ಸಹಕಾರಿಯ ಪಾವತಿಯಾದ ಶೇರು ಧನ, ಮೀಸಲು ನಿರ್ಗಳು ಮತ್ತು ಶೇವಣಿಯ ಶೇಕಡಾ 80% ಮತ್ತಿ ಮೀರಬಾರದು. ಶೇ.20% ಭದ್ರತಾ ಶೇವಣಿಯಾಗಿ ರಾಷ್ಟ್ರೀಕೃತ/ಅಪೆಕ್ಷ್ಯಾ ಬ್ಯಾಂಕ್/ಡಿಸಿಸಿ ಬ್ಯಾಂಕ್‌ನಲ್ಲಿ ಮಾಡಿಕೆ ಮಾಡತಕ್ಕದ್ದು.
ಒಷ್ಟಣಿ: ಸಂಬಂಧಿಗಳು ಎಂದರೆ ಗಂಡ, ಹೆಂಡತಿ, ಮಗ, ಮದುವೆಯಾಗದ ಮಗಳು, ತಂದೆ, ತಾಯಿ, ಭಾಗವಾಗದ ಅಥವಾ ಭಾಗವಾದರೂ ಒಟ್ಟಿಗೆ ವಾಸಿಸುತ್ತಿರುವ ಅನ್ನ ಮತ್ತು ತಮ್ಮ ಆವಿಧಾನ ಸಹೋದರಿ ಅಥವಾ ಒಟ್ಟಿಗೆ ವಾಸಿಸುತ್ತಿರುವ ವಿಚ್ಯುದಿತ ಸಹೋದರಿ.

77. ಸಾಲ ಮಂಜೂರು ಅಧಿಕಾರ :

ಯಾವುದೇ ಸದಸ್ಯನು ಸಾಲ ಕೋರಿ ಅಜೆ ಸಲ್ಲಿಸಿದಲ್ಲಿ ಮಂಡಲಿಯು ಅವನ ಮರುಜಾವತಿ ಸಾಮರ್ಥ್ಯವನ್ನು ಅಧರಿಸಿ, ಅಗತ್ಯವಾದ ಭದ್ರತೆಯನ್ನು ಪಡೆದು ಅವನಿಗೆ ಸಾಲ ಮಂಜೂರು ಮಾಡಬಹುದು. ಮಂಡಲಿಯು ಸಾಲ ಮಂಜೂರು ಮಾಡುವ ಅಧಿಕಾರವನ್ನು ಮುಖ್ಯಾತ್ಮನಿವಾರಕನಿಗೆ ಅಥವಾ ರಾಜೀ

ಸುಶಿರ್ ಸೌಹಾದರ್ ಶೆಡಿಟ್ ಹೋ-ಆಪರೇಟಿವ್ ಸೆಕ್ರೆಟಿ ಲಿ.

ವ್ಯವಸ್ಥಾಪಕರಿಗೆ ಮಿತಿಗೊಳಪಟ್ಟು ಅಥವಾ ಮೂರ್ಚಾವಾಗಿ ನೀಡಬಹುದು. ಮಂಡಲಿಯ ನಿಯಂತ್ರಣ ಮತ್ತು ನಿಬಂಧನೆಗೊಳಪಟ್ಟು, ಅಂತಹ ಅಧಿಕಾರಿಗಳು ಸಾಲದ ಅಜ್ರಯನ್ನು ವಿಲೆ ಮಾಡಬೇಕು. ಸ್ಥಿರಾಸ್ತಿ ಸಂಬಂಧದಲ್ಲಿ ಆಸ್ತಿ ಅಡಮಾನ ಉಪ ನೋಂದಣಿ ಅಧಿಕಾರಿಗಳಲ್ಲಿ ಎಂಬಾರ ದಾಖಿಲಾಗದ ಹೊರತು ಸಾಲ ಬಿಡುಗಡೆಮಾಡತಕ್ಕದ್ದಲ್ಲ. ಸಾಲ ಮಂಜೂರು ಮಾಡುವ ಮೂರ್ಚ ಕಾನೂನು ಸಲಹೆ ಅಂಶಗಳ ದಾಖಿಲಾತಿಗಳನ್ನು ಕರಾರುವಕ್ಕಾಗಿ ಸಂಗ್ರಹಿಸಿತಕ್ಕದ್ದು. ತಪ್ಪಿದಲ್ಲಿ ಸಾಲ ಮಂಜೂರಾತಿ ಮಾಡಿದ ಆಡಳಿತ ಮಂಡಳ ಮತ್ತು ಸಿಬ್ಬಂದಿ, ಸಿಇಬ ಜವಾಬ್ದಾರಿ ಹೊಂದಿರತಕ್ಕದ್ದು.

ಹೊರಗಿನಿಂದ ಪಡೆಯಬಹುದಾದ ಸಾಲದ ಪ್ರಮಾಣ :

ಸಹಕಾರಿಯು ಸದಸ್ಯರಿಂದ ಪಡೆಯಬಹುದಾದ ರೇವಣೆಗಳು ಮತ್ತು ಸಾಲ ನೀಡಿಕೆ ಎಚೆನ್ನಿಗಳಿಂದ ಅಥವಾ ಹೊರಗಿನಿಂದ ಪಡೆಯಬಹುದಾದ ಸಾಲದ ಮೊತ್ತವು ಸಹಕಾರಿಯ ಪಾವತಿಯಾದ ಶೇರು ಬ್ರಿಂದವಾಳ ಮತ್ತು ಎಲ್ಲಾ ರೀತಿಯ ಏಸಲು ನಿಧಿಗಳ ಮೊತ್ತದಲ್ಲಿ ಸಂಚಿತ ನಷ್ಟವನ್ನು ಕಳೆದರೆ ಉಳಿಯುವ ಮೊತ್ತದ 30 ಪಟ್ಟನ್ನು ಏರೆತಕ್ಕದ್ದಲ್ಲ.

ಪರಂತು, ಸಹಕಾರಿಯು ಸಾಲ ನೀಡಿಕೆ ಏಚೆನ್ನಿಯಿಂದ ಅಥವಾ ಹೊರಗಿನಿಂದ ಸಾಲ ಪಡೆಯುವ ಮೂರ್ಚದಲ್ಲಿ ಸಾಮಾನ್ಯ ನಿಕಾಯದ ಅನುಮೋದನೆ ಅಗತ್ಯ.

ಅಧ್ಯಾಯ 13 ನಿಷ್ಠಾ ಲಾಭದ ವಿನಿಯೋಗ

79. ನಿಷ್ಠಾ ಲಾಭದ ವಿನಿಯೋಗ :

ನಿಷ್ಠಾ ಲಾಭವನ್ನು ಈ ಮುಂದಿನವುಗಳ ಬಗ್ಗೆ ವಿನಿಯೋಗಿಸತಕ್ಕದ್ದು -

- ಅ) ಸಹಕಾರಿಯ ರಚಿಸಿದ ಏಸಲು ನಿಧಿಗೆ ಶೇ. 25;
- ಆ) ಸಂಯುಕ್ತ ಸಹಕಾರಿ ಶಿಕ್ಷಣ ನಿಧಿಗೆ ಶೇ. 2;
- ಇ) ಸಾಮಾನ್ಯ ಸಭೆಯು ಅನುಮೋದಿಸಿರುವ ಉದ್ದೇಶಕ್ಕಾಗಿ ಸಾಮಾನ್ಯ ಕ್ಷೇಮ ನಿಧಿಗೆ ಶೇ. 5;
- ಈ) ನೌಕರರಿಗೆ ಸಂದಾಯ ಮಾಡಬೇಕಾದ 2 ತಿಂಗಳ ವೇತನವನ್ನು ಏರೆದಂತೆ ಬೋನಸ್;
- ಉ) ಸದಸ್ಯರಿಗೆ ಲಾಭಾಂಶ;
- ಊ) ಸಾಮಾನ್ಯ ಸಭೆಯು ರಚಿಸುವ ವಿಶೇಷ ನಿಧಿಗಳಿಗೆ;

ಎಲ್ಲಾ ಹಂಚಿಕೆ ನಂತರ ಉಳಿದ ಯಾವುದೇ ಲಾಭಾಂಶವನ್ನು ಏಸಲು ನಿಧಿಗೆ ವರ್ಗಾಯಿಸತಕ್ಕದ್ದು. ಹಾಗೂ ನಿಷ್ಠಾ ಲಾಭ ಹಂಚಿಕೆಯನ್ನು ನೇರ ಕ್ರಮದಲ್ಲಿ ಮಾಡತಕ್ಕದ್ದು.

80. ಮೂಡಿಕೆಗಳು :

ಸಹಕಾರಿಯ ತಕ್ಷಣದ ಬಳಕೆಗೆ ಅಗತ್ಯವಾಗಿರದ ನಿಧಿಗಳನ್ನು ವ್ಯವಹಾರದ ಮೂರಗೆ ಮೂಡಿಕೆ ಮಾಡಬಹುದು. ಅಂತಹ ಮೂಡಿಕೆಗಳನ್ನು ಯಾವುದೇ ಪ್ರಾಧಿಕ ಸಹಕಾರಿಯಲ್ಲಿ ಮಾಡತಕ್ಕದ್ದಲ್ಲ. ಕಾಯ್ದು ಕಲಂ 18ರ ಅನುಸಾರ ಮಾಡತಕ್ಕದ್ದು.

ಪರಂತು, ಸಹಕಾರಿಯ ಮೀಸಲು ನಿಧಿಯನ್ನು ಸಹಕಾರಿಯ ವ್ಯವಹಾರಕ್ಕೆ ಬಳಸತಕ್ಕದ್ದಲ್ಲ. ಕಾಯ್ದು ಕಲಂ 18ರಂತೆ ಮೂಡಿಕೆ ಮಾಡತಕ್ಕದ್ದು.

81. ಸಂದಾಯಿತ ಶೇರು ಬಂಡವಾಳದ ಮೇಲೆ ಸದಸ್ಯರಿಗೆ ಸಂದಾಯ ಮಾಡಬಹುದಾದ ಗರಿಷ್ಠ ಲಾಭಾಂಶ :

ಸಾಮಾನ್ಯವಾಗಿ ಸಂದಾಯಿತ ಶೇರು ಬಂಡವಾಳದ ಮೇಲೆ ಶೇಕಡಾ 25 ಶ್ರೀಂತ ಹೆಚ್ಚು ವಾರ್ಷಿಕ ಲಾಭವನ್ನು ಸಂದಾಯ ಮಾಡತಕ್ಕದ್ದಲ್ಲ. ಪ್ರತಿ ಸದಸ್ಯನಿಗೆ ನೀಡುವ ಲಾಭಾಂಶವನ್ನು ಈ ಕೆಳಗಿನಂತೆ ಲೆಕ್ಕಹಾಕತಕ್ಕದ್ದು.

ಲಾಭಾಂಶ = ಸದಸ್ಯನು ಹೊಂದಿದ ಶೇರುಗಳ ಮೌಲ್ಯ*ಶೇರುಗಳನ್ನು ಹೊಂದಿದ ಒಟ್ಟು ದಿನಗಳು

* ಹೋಷ್ಟೆಲಾಭಾಂಶ 365*100



ಅಧ್ಯಾಯ 14
ಲೆಕ್ಕಪರಿಶೋಧನೆ

82. ಲೆಕ್ಕಪರಿಶೋಧನೆ:

- 1) ಸಹಕಾರ ಲೆಕ್ಕಪರಿಶೋಧನಾ ನಿರ್ದೇಶಕನು ಪ್ರಕಟಿಸಿದ ಪಟ್ಟಿಯಲ್ಲಿರುವ ಲೆಕ್ಕಪರಿಶೋಧಕರೊಬ್ಬರನ್ನು ಲೆಕ್ಕಪರಿಶೋಧಕರನಾಗಿ ಸಾಮಾನ್ಯ ಸಭೆಯು ನೇಮಿಸತಕ್ಕದ್ದು. ಲೆಕ್ಕಪರಿಶೋಧಕನಿಗೆ ಅಥವಾ ಲೆಕ್ಕಪರಿಶೋಧಿಸುವ ಸಂಸ್ಥೆಗೆ ಪಾವತಿಸಬೇಕಾದ ಸಂಭಾವನೆಯು ಸಹಕಾರಿಯ ಸಾಮಾನ್ಯ ನಿಖಾಯವು ನಿಗದಿಪಡಿಸುವಂಥ ದರಗಳಲ್ಲಿ ಇರತಕ್ಕದ್ದು. ಹಾಗೇ ನಿರ್ಧರಿಸಿದ ಸಂಭಾವನೆಯು ಯಾವುದೇ ಲೆಕ್ಕಪರಿಶೋಧಕನು ಅಥವಾ ಲೆಕ್ಕಪರಿಶೋಧಿಸುವ ಸಂಸ್ಥೆಯು ಸಾಮಾನ್ಯ ನಿಖಾಯವು ನಿರ್ಧರಿಸಿದ ಸಂಭಾವನೆಯ ಮೊತ್ತವನ್ನು ಒಟ್ಟಿಕೊಂಡು ಲೆಕ್ಕಪರಿಶೋಧನೆ ಮಾಡಲು ಮುಂದೆ ಬರದಿದ್ದಲ್ಲ. ಅಂತಹ ಸನ್ನಿಹಿತವನ್ನು ನಿಭಾಯಿಸಲು ಅನುವಾಗುವಂತೆ, ಸಾಮಾನ್ಯ ನಿಖಾಯವು ಒಬ್ಬರಿಗಿಂತ ಹೆಚ್ಚು ಲೆಕ್ಕಪರಿಶೋಧಕರನ್ನು ಆದ್ಯತೆಯ ಮೇಲೆ ನೇಮಿಸಿ ಮಾಡಬಹುದು. ಒಟ್ಟಾರೆ ಆಡಿಟ್ ವೆಚ್ಚೆ ಆಡಿಟ್ ಇಲಾಖೆ ನೀಡುವ ಮಾರ್ಗಸೂಚಿ ದರಕ್ಕಿಂತ ಮೇರಿರಬಾರದು.
- 2) ಸಹಕಾರಿಯ ಲೆಕ್ಕಪತ್ರಗಳನ್ನು ದೃಷ್ಟಿಸಿ ಆರಾರದ ಮೇಲೆ ನಿಯತವಾಗಿ ನಿರ್ವಹಿಸತಕ್ಕದ್ದು ಮತ್ತು ಇಂದಿರಿಸತಕ್ಕದ್ದು. ಮುಖ್ಯಕಾರ್ಯನಿರ್ವಾಹಕನು ಸಹಕಾರಿಯ ಪುಸ್ತಕಗಳನ್ನು, ಲೆಕ್ಕಗಳನ್ನು, ದಸ್ತಾವೇಜುಗಳನ್ನು ಮತ್ತು ಇತರೆ ದಾಖಲೆಗಳನ್ನು ಇಂದಿನವರೆಗೆ ನಿರ್ವಹಿಸಲು ವ್ಯವಸ್ಥೆ

ನ್ನೀ

ಸುಖಿಮಾ ಸೌಹಾದರ್ ಕ್ರೆಡಿಟ್ ಕೋ-ಆಪರೇಟಿವ್ ಸೆಂಸ್ಟೆ ಲಿ.

ಮಾಡತಕ್ಕದ್ದು ಮತ್ತು ಒಂದಿನ ಸಹಕಾರ ವರ್ಷದಲ್ಲಿದ್ದಂತೆ ಅಸ್ತಿ ಹೊಣೆ ಪಟ್ಟಿ, ಪೆಡ್ಯೂಲ್‌ಗಳು ಮತ್ತು ಇತರೆ ತಃಬ್ರೀಗಳನ್ನು ಒಳಗೊಂಡ ಆರ್ಥಿಕ ತಃಬ್ರೀಗಳ ಸಹಿತ ಲೆಕ್ಕಪತ್ರಗಳನ್ನು ಪ್ರತಿ ವರ್ಷ ಏಪ್ರಿಲ್ ತಿಂಗಳ ಅಂತ್ಯದೇಶಗೆ ಲೆಕ್ಕಪರಿಶೋಧಕನ್ ಮುಂದೆ ಹಾಜರುಪಡಿಸಲು ವ್ಯವಸ್ಥೆ ಮಾಡತಕ್ಕದ್ದು.

3) ಲೆಕ್ಕಪರಿಶೋಧಕನು ಅಥವಾ ಲೆಕ್ಕಪರಿಶೋಧಿಸುವ ಸಂಸ್ಥೆಯ ಸಹಕಾರಿಗೆ ಸೇರಿದ ಮತ್ತು ಅದರ ಅಭಿರಕ್ಷೆಯಲ್ಲಿರುವ ಅಥವಾ ಆಡಳಿತ ಮಂಡಲಿಯ ಯಾವೋಬ್ಬಿ ಸದಸ್ಯನ ಅಥವಾ ಪದಾಧಿಕಾರಿಯ ಅಥವಾ ಮುಖ್ಯಕಾರ್ಯನಿರ್ವಾಹಕನ ಅಥವಾ ಸಹಕಾರಿಯ ಇತರ ಯಾವುದೇ ನಾಕರನ ಅಭಿರಕ್ಷೆಯಲ್ಲಿರುವ ಎಲ್ಲಾ ಮುಸ್ತಕಗಳನ್ನು, ಲೆಕ್ಕಪತ್ರಗಳನ್ನು, ದಸ್ತಾವೇಜುಗಳನ್ನು, ಕಾಗದಪತ್ರಗಳನ್ನು, ಭದ್ರತಾಪತ್ರಗಳನ್ನು, ನಗದು ಹಣವನ್ನು ಮತ್ತು ಇತರ ಸ್ವತ್ವಗಳನ್ನು ಪರಿಶೀಲಿಸುವ ಅವಕಾಶವಿರತಕ್ಕದ್ದು ಹಾಗು ಅಂಥ ಮುಸ್ತಕಗಳನ್ನು, ಲೆಕ್ಕಪತ್ರಗಳನ್ನು.

ದಸ್ತಾವೇಜುಗಳನ್ನು, ಕಾಗದಪತ್ರಗಳನ್ನು, ಭದ್ರತಾ ಪತ್ರಗಳನ್ನು, ನಗದು ಹಣವನ್ನು ಮತ್ತು ಇತರ ಸ್ವತ್ವಗಳನ್ನು ಸ್ವಾಧೀನದಲ್ಲಿ ಇಟ್ಟಿಕೊಂಡಿರುವ ಅಥವಾ ಅವುಗಳ ಅಭಿರಕ್ಷೆಗೆ ಹೊಣೆಗಾರೆನಾಗಿರುವ ಯಾರೇ ವ್ಯಕ್ತಿಯನ್ನು ಸಹಕಾರಿಯ ಕಚೇರಿಯಲ್ಲಿ ಹಾಜರುಪಡಿಸುವಂತೆ ಸಮನ್ವಯ ಮಾಡಬಹುದು.

4) ನಿಯುಕ್ತರಾದ ಲೆಕ್ಕಪರಿಶೋಧಕರು ಕಾಯ್ದೆಯ ಪ್ರಕರಣ 33ರ ನಿರ್ದೇಶಕ್ಕನುಗುಣವಾಗಿ ಲೆಕ್ಕಪರಿಶೋಧನೆಯನ್ನು ಮಾಡಿ ಪರಿಶೋಧಿತ ಆರ್ಥಿಕ ತಃಬ್ರೀಗಳ ಸಹಿತ ಲೆಕ್ಕಪರಿಶೋಧನಾ ವರದಿಯನ್ನು ಲೆಕ್ಕಪರಿಶೋಧನೆ ಮುಕ್ತಾಯವಾದ ದಿನದಿಂದ ಮುವರ್ತು ದಿನದೊಳಗೆ ಅಥವಾ ಸಪ್ಪಂಬರ್ ಒಂದನೇ ದಿನಾಂಕದೊಳಗೆ, ಇವೆರಡರಲ್ಲಿ ಯಾವುದು ಮೊದಲೋ ಆ ದಿನದೊಳಗೆ ಸಪ್ಪಂಬರ್ ಒಂದರೊಳಗಾಗಿ ಸಹಕಾರಿಗೆ ಮತ್ತು ಅದರ ಪ್ರತಿಗಳನ್ನು ಸಂಯುಕ್ತ ಸಹಕಾರಿಗೆ, ರಿಜಿಸ್ಟ್ರಾರಿಗೆ, ಸಹಕಾರ ಲೆಕ್ಕಪರಿಶೋಧನಾ

ನಿರ್ದೇಶಕನಿಗೆ ಮತ್ತು ಹಣಕಾಸು ನೀಡುವ ಬ್ಯಾಂಕಿಗೆ ಅಥವಾ ಸಾಲ ನೀಡಿಕೆ ಏಜನ್‌ನಿಗೆ ಮತ್ತು ಸದರಿ ಸಹಕಾರಿಯ ಯಾವುದೇ ಇತರ ಸಹಕಾರಿಯೊಡನೆ ಸಂಯೋಜಿತವಾಗಿದ್ದರೆ ಆ ಸಹಕಾರಿಗೆ ಕಳುಹಿಸತಕ್ಕದ್ದು ಹಾಗೂ ಲೆಕ್ಕಪರಿಶೋಧನೆಯ ಫಲಿತಾಂಶಗಳನ್ನು ತಿಳಿಸತಕ್ಕದ್ದು. ಮತ್ತು ಅದರಲ್ಲಿ ತಿಳಿಸಿರುವ ಲೋಪದೋಷಗಳನ್ನು ಸರಿಪಡಿಸಲು ಅಥವಾ ಅಕ್ರಮಗಳನ್ನು ನೇರಡಿಸಲು ತೆಗೆದುಕೊಂಡ ಕ್ರಮವನ್ನಿಳ್ಳ ಮಂಡಳಿಯ ಅನುಪಾಲನಾ ವರದಿ ಸಹಿತ ಪ್ರತಿವರ್ಷ ಸಪ್ಪಂಬರ್ ತಿಂಗಳ 25ನೇ ದಿನದೊಳಗೆ ನಡೆಯುವ ವಾರ್ಷಿಕ ಸಾಮಾನ್ಯ ಸಭೆಯ ಮುಂದೆ ಮಂಡಿಸತಕ್ಕದ್ದು.

5) ಲೆಕ್ಕಪರಿಶೋಧಕರಿಗೆ ಕಾಯ್ದೆಯ ಪ್ರಕರಣ 33ರಲ್ಲಿನ ಎಲ್ಲಾ ಅಧಿಕಾರವಿಯತ್ತದೆ. ಸಹಕಾರಿಯ ಸಾಮಾನ್ಯ ಸಭೆಗೆ ಸಂಬಂಧಿಸಿದ ಎಲ್ಲಾ ನೋಟೆಸುಗಳನ್ನು ಮತ್ತು ಪ್ರತಿಯೊಂದು ಸಮಾಜಾರವನ್ನು ಸ್ವೀಕರಿಸಲು ಹಾಗೂ ಆ ಸಹಕಾರಿಯ ಖಚಿತನಲ್ಲಿ, ಅಂತಹ ಸಭೆಗೆ ಹಾಜರಾಗಲು ಮತ್ತು ಲೆಕ್ಕಪರಿಶೋಧಕನಾಗಿ ಅಥವಾ ಲೆಕ್ಕಪರಿಶೋಧಿಸುವ ಸಂಸ್ಥೆಯಾಗಿ ತನಗೆ

ಸುಶ್ರಿಮಾ ಸೌರಾದರ್ ಕ್ರೆಡಿಟ್ ಕೋ-ಆಪರೇಟರ್ ಸೆಕ್ಯೂರಿಟಿ ಲೀ.

ಸಂಬಂಧಿಸಿದ ವ್ಯವಹಾರದ ಯಾವುದೇ ಅಂಶಕ್ಕೆ ಸಂಬಂಧಪಟ್ಟಂತೆ ಸಾಮಾನ್ಯ ಸಭೆಯಲ್ಲಿ
ಅಲ್ಲಿಸಲ್ಪಡಲು ಹಕ್ಕಿಳ್ಳವನಾಗಿರತಕ್ಕಾದ್ದು.

- 6) ಸಹಕಾರಿಯ ಸಾಮಾನ್ಯ ನಿಕಾಯವು ಸಹಕಾರಿಯ ಯಾವುದೇ ಲೆಕ್ಕವನ್ನು ಪ್ರಕರಣ 33ರ
ಉಪಪ್ರಕರಣ (12)ರಡಿ ಮರುಲೆಕ್ಕಪರಿಶೋಧಿಸಲು ತೀಮಾರ್ಫನಿಸಿದಲ್ಲಿ, ಅದು ಅಂಥ ಮರು
ಲೆಕ್ಕಪರಿಶೋಧನೆ ನಡೆಸಲು ಬೇರೆಯಾದ ಒಬ್ಬ ಲೆಕ್ಕಪರಿಶೋಧಕ ಅಥವಾ ಲೆಕ್ಕಪರಿಶೋಧಿಸುವ
ಸಂಸ್ಥೆಯನ್ನು ನೇಮಿಸತಕ್ಕಾದ್ದು.

83. ಸಮವತ್ತಿ ಲೆಕ್ಕಪರಿಶೋಧನೆ:

ಸಹಕಾರಿಯ ವರ್ಷದ ಲೆಕ್ಕಪತ್ರಗಳ ಸಮವತ್ತಿ ಲೆಕ್ಕಪರಿಶೋಧನೆಗೆ ವ್ಯವಸ್ಥೆ ಮಾಡಬಹುದು ಮತ್ತು ಅಂಥ
ಸಂದರ್ಭದಲ್ಲಿ, ಸಾಮಾನ್ಯ ನಿಕಾಯವು, ಅದು ನಿರ್ಧರಿಸುವ ಪರತ್ತು ಮತ್ತು ಸಂಭಾವನೆಗೆ ಒಳಪಟ್ಟು ಒಬ್ಬ
ಲೆಕ್ಕಪರಿಶೋಧಕನನ್ನು ಅಥವಾ ಒಂದು ಲೆಕ್ಕಪರಿಶೋಧಿಸುವ ಸಂಸ್ಥೆಯನ್ನು ಅಥವಾ ಯಾವುದೇ ಇತರ ಅರ್ಹ
ವ್ಯಕ್ತಿಯನ್ನು ಸಮವತ್ತಿ ಲೆಕ್ಕಪರಿಶೋಧಕನಾಗಿ ನೇಮಿಸತಕ್ಕಾದ್ದು. ಸಂಘದಲ್ಲಿನ ನ್ಯಾನ್ಯಾತೆಗಳನ್ನು ಗಮನಿಸಿ
ದೃಷ್ಟಿಕರಿಸುವ ಜವಾಬ್ದಾರಿ ಸಹ ಸಂಘಗಳ ಲೆಕ್ಕಪರಿಶೋಧಕರು ಹೊಂದಿರತಕ್ಕಾದ್ದು.

84. ಅಂತರಿಕ ಲೆಕ್ಕಪರಿಶೋಧನೆ:

ಸಹಕಾರಿಯ ಪ್ರತಿ ಸಹಕಾರಿ ವರ್ಷದ ಲೆಕ್ಕಪತ್ರಗಳನ್ನು ಅಂತರಿಕ ಲೆಕ್ಕಪರಿಶೋಧನೆಗೆ ಒಳಪಡಿಸಬಹುದು
ಮತ್ತು ಅಂಥ ಸಂದರ್ಭದಲ್ಲಿ, ಸಾಮಾನ್ಯ ಸಭೆಯು, ಅದು ನಿರ್ಧರಿಸುವ ಪರತ್ತು ಮತ್ತು ಸಂಭಾವನೆಗೆ
ಒಳಪಟ್ಟು, ಒಬ್ಬ ಅರ್ಹ ವ್ಯಕ್ತಿಯನ್ನು ಅಂತರಿಕ ಲೆಕ್ಕಪರಿಶೋಧಕನನ್ನಾಗಿ ನೇಮಿಸತಕ್ಕಾದ್ದು. ಸಹಕಾರಿಯ ಲೆಕ್ಕ
ಪತ್ರಗಳಲ್ಲಿ ಉಂಟಾಗುವ ವ್ಯತ್ಯಾಸ/ಸೂರತೆಗಳ ಬಗ್ಗೆ ಜವಾಬ್ದಾರಿ ನಿಗದಿಪಡಿಸುವಲ್ಲಿ ವಿಫಲರಾದ ಯಾರೇ
ಅಡಬರ್ ಅಗಲಿ ಅಂತಹ ವಿಫಲತೆಗೆ ಕಾರಣಕರ್ತರಾಗಿರತಕ್ಕಾದ್ದು.

ಅಧ್ಯಾಯ 15

ಸಮಾಪನೆ

85. ಸಹಕಾರಿಯ ಸಮಾಪನೆಯ ಸಂದರ್ಭಗಳು.

ಸಹಕಾರಿಯ ಈ ಕೆಳಗಿನ ಸಂದರ್ಭಗಳಲ್ಲಿ ಸಮಾಪನೆಗೊಳ್ಳಬಹುದು.

- 1) ಸಹಕಾರಿಯ ತನ್ನ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಸಾಮಾನ್ಯ ಸಭೆಯಲ್ಲಿ ಹಾಜರಿದ್ದ
ಸದಸ್ಯರ ಮೂರನೇ ಎರಡರಷ್ಟು ಬಹುಮತದಿಂದ ನಿರ್ಣಯಿಸಿದಲ್ಲಿ, ಮುಖ್ಯಕಾರ್ಯನಿರ್ವಾಹಕನು ಅಂಥ
ನಿರ್ಣಯವನ್ನು ಸಭೆಯ ದಿನಾಂಕದಿಂದ 15 ದಿನಗಳೊಳಗೆ ರಿಜಿಸ್ಟ್ರಾರನಿಗೆ ಕಳುಹಿಸತಕ್ಕಾದ್ದು ಮತ್ತು
ರಿಜಿಸ್ಟ್ರಾರನು ಸಹಕಾರಿಯನ್ನು ಸಮಾಪನೆಗೊಳಿಸಿ ಅದೇಶ ಹೊರಡಿಸಬಹುದು.
- 2) ಕಾಯ್ದೆಯ ಪ್ರಕರಣ 48(1)(ಎ), (ಬಿ), (ಸಿ) ಗಳಿಗೆನುಗೂಣವಾಗಿ ಸಮಾಪನೆ ಅಗತ್ಯವೆಂದು ರಿಜಿಸ್ಟ್ರಾರನು
ಅಭಿಪ್ರಾಯಪಟ್ಟಲ್ಲಿ, ಅವನು ಸಹಕಾರಿಯನ್ನು ಸಮಾಪನೆಗೊಳಿಸಲು ಆದೇಶ ಹೊರಡಿಸಬಹುದು.

ಸುಶ್ರೀಮಾ ಸೌಹಾದರ್ ಶ್ರೀರಾಮ್ ಮೋ-ಆಪರೇಟರ್ ಸೊಸೈಟಿ ಲ್.

3) ಮೇಲಿನ ವಿಂಡ (1) ಅಥವಾ (2)ರಂತೆ ಸಹಕಾರಿಯನ್ನು ಸಮಾಪನೆಗೊಳಿಸಿ ಸಮಾಪಕನನ್ನು ನೇಮಿಸಿದಾಗ, ಆತಮ, ಕಾಯ್ದೆ ಮತ್ತು ನಿಯಮಗಳನ್ನಾಗಿ ಸಮಾಪನ ಕಾರ್ಯವನ್ನು ಪೂರ್ಣಗೊಳಿಸಲು ಅಧಿಕಾರ ಹೊಂದಿರುತ್ತಾನೆ.

86. ಸಹಕಾರಿಯ ಸಮಾಪನೆಗೊಳ್ಳುತ್ತಿರುವಾಗ ನಿಧಿಗಳನ್ನು ವಿಲೇ ಮಾಡುವ ವಿಧಾನ :

ಸಹಕಾರಿಯ ಸಮಾಪನೆಗೊಳ್ಳಲು ನಿರ್ಧರಿಸಿದಲ್ಲಿ ಕಾಯ್ದೆ ಪ್ರಕರಣ 52 ಹಾಗೂ ಸಂಯುಕ್ತ ಸಹಕಾರಿಯ ನಿರ್ದೇಶನಗಳಿಗೆ ಅನುಗುಣವಾಗಿ ನಿಧಿಗಳನ್ನು ವಿಲೇ ಮಾಡತಕ್ಕದ್ದು.

ಅಧ್ಯಾಯ 16 ಇತರೆ ನಿಯಮಗಳು

87. ಉಪವಿಧಿಗಳ ತಿದ್ದುಪಡಿ ಮಾಡುವ ವಿಧಾನ :

ಕಾಯ್ದೆ ಕಲಂ 11 ರನ್ನಾಗಿ ಮತ್ತು ನಿಯಮಗಳಗೊಳಿಸಬಹುದು ಸಹಕಾರಿಯ ಉಪವಿಧಿಗಳನ್ನು ಸಾಮಾನ್ಯ ಸಭೆಯಲ್ಲಿ ಅಥವಾ ವಿಶೇಷ ಸಾಮಾನ್ಯ ಸಭೆಯಲ್ಲಿ ತಿದ್ದುಪಡಿ ಮಾಡಬಹುದು. ಅಂಥ ತಿದ್ದುಪಡಿಯನ್ನು ಸಾಮಾನ್ಯ ಸಭೆ ಅಥವಾ ಪ್ರತಿನಿಧಿಕ ಸಾಮಾನ್ಯ ಸಭೆಯಲ್ಲಿ ಮತ ನೀಡುವ ಹಕ್ಕಳ್ಳು ಸದಸ್ಯರಲ್ಲಿ ಬಹುಸದಸ್ಯರು ಅಥವಾ ಹಾಜರಿದ್ದ ಮತ ನೀಡಿದ ಸದಸ್ಯರ ಹೆಚ್ಚಿನ ಕೆಳಕ್ಕೆ ಮೂರನೇ ಎರಡರಷ್ಟು ಸದಸ್ಯರು ಇವೆರಡರಲ್ಲಿ ಯಾವುದು ಕಡಿಮೆಯೋ ಅಥವಾ ಸದಸ್ಯರ ಬಹುಮತ ಬಂದಲ್ಲಿ ತಿದ್ದುಪಡಿ ಮಾಡಬಹುದು. ಆದರೆ ಆ ಸಾಮಾನ್ಯ ಸಭೆಯ ನೋಟಿಸನ್ನು, ಉಪವಿಧಿಯ ಸಂಖ್ಯೆ, ಹಾಲಿ ಇರುವ ಉಪವಿಧಿಯ ಪಾಠ, ಪ್ರಸ್ತಾಪಿತ ತಿದ್ದುಪಡಿಯ ಪಾಠ ಮತ್ತು ತಿದ್ದುಪಡಿಗೆ ಕಾರಣಗಳ ಸಹಿತ ಪ್ರತಿಯೊಬ್ಬ ಅರ್ಥ ಸದಸ್ಯನಿಗೆ ಸಾಮಾನ್ಯ ಸಭೆಯ ಇವೆತ್ತು ದಿನಗಳ ಮುಂಚಿತವಾಗಿ ನೀಡಿರತಕ್ಕದ್ದು. ಉಪವಿಧಿಗಳ ತಿದ್ದುಪಡಿಗಳು ರಿಜಿಸ್ಟ್ರಾರನಿಂದ ನೋಂದಣಿಯಾದ ದಿನದಿಂದ ಜಾರಿಯಲ್ಲಿ ಬರತಕ್ಕದ್ದು.

88. ವಿವಾದಗಳು :

- 1) ಅ) ಸದಸ್ಯರ, ಹಿಂದಿನ ಸದಸ್ಯರ ಮತ್ತು ಸದಸ್ಯರ, ಹಿಂದಿನ ಸದಸ್ಯರ ಮತ್ತು ಮೃತ ಸದಸ್ಯರ ಮೂಲಕ ಕ್ಷೇಮು ಮಾಡುವ ವ್ಯಕ್ತಿಗಳ ನಡುವೆ; ಅಥವಾ
ಆ) ಸದಸ್ಯನ, ಹಿಂದಿನ ಸದಸ್ಯನ ಅಥವಾ ಸದಸ್ಯನ, ಹಿಂದಿನ ಸದಸ್ಯನ ಅಥವಾ ಮೃತ ಸದಸ್ಯನ ಮೂಲಕ ಕ್ಷೇಮು ಮಾಡುವ ವ್ಯಕ್ತಿ ಮತ್ತು ಸಹಕಾರಿ ಅಥವಾ ಸಂಯುಕ್ತ ಸಹಕಾರಿ, ಆದರ ಮಂಡಳ ಅಥವಾ ಸಹಕಾರಿಯ ಯಾವೊಬ್ಬ ಪದಾಧಿಕಾರಿ, ಎಚೆಂಟ್ ಅಥವಾ ನೌಕರರ ನಡುವೆ; ಅಥವಾ
ಇ) ಸಹಕಾರಿ ಅಥವಾ ಸಂಯುಕ್ತ ಸಹಕಾರಿ ಅಥವಾ ಆದರ ಮಂಡಳ ಮತ್ತು ಸಹಕಾರಿಯ ಅಥವಾ ಸಂಯುಕ್ತ ಸಹಕಾರಿಯ ಯಾವುದೇ ಹಿಂದಿನ ಮಂಡಳ, ಯಾವೊಬ್ಬ ಪದಾಧಿಕಾರಿ, ಎಚೆಂಟ್ ಅಥವಾ ನೌಕರ ಅಥವಾ ಯಾವೊಬ್ಬ ಹಿಂದಿನ ಪದಾಧಿಕಾರಿ, ಹಿಂದಿನ ಎಚೆಂಟ್, ಸಹಕಾರಿ ಅಥವಾ ಆದರ ಮಂಡಳ ಮತ್ತು ಸಹಕಾರಿಯ ಯಾವುದೇ ಹಿಂದಿನ ಮಂಡಳ.

ಸುಶಿಮಾ ಸೌರಾದರ್ ಕ್ರೀಡಿಕ್ಸ್ ಹೋ-ಆಪರೇಟಿವ್ ಸೆಸ್ಸೆಟ್ ಲೀ.

ಯಾವೈಬ್ಬಿ ಅಥವಾ ಹಂಡಿನ ನೌಕರ ಅಥವಾ ಯಾವೈಬ್ಬಿ ಮತ್ತು ಪದಾರ್ಥಿಕಾರಿಯ, ಮತ್ತು ಎಚ್‌ಎಚ್ ಅಥವಾ ಮತ್ತು ನೌಕರನ ನಾಮನಿರ್ದೇಶಿತ, ವಾರಸುದಾರರ ಅಥವಾ ಕಾನೂನು ಸಮ್ಮತ ಪ್ರತಿನಿಧಿಯ ನಡುವೆ; ಅಥವಾ

ಈ) ಸಹಕಾರಿ ಮತ್ತು ಯಾವುದೇ ಇತರ ಸಹಕಾರಿ ಅಥವಾ ಸಾಲ ನೀಡಿಕೆ ಎಚ್‌ನ್ನೆ ನಡುವೆ;
-ಯಾವುದೇ ವಿವಾದ ಉಂಟಾದರೆ ಅಂತಹ ವಿವಾದವನ್ನು ತೀಮಾರ್ಚನಕ್ಕಾಗಿ ರಿಜಿಸ್ಟ್ರಾರನಿಗೆ ಕಳಿಸತಕ್ಕದ್ದು.

2) ಸಹಕಾರಿಯ ತಾನಾಗಿ ಆಡಳಿತ ಮಂಡಲಿಯ ಯಾವುದೇ ಸದಸ್ಯನ ಚುನಾವಣೆಗೆ ಸಂಬಂಧಪಟ್ಟಂತೆ ಯಾವುದೇ ಚುನಾವಣಾ ತಕರಾರು ವಿವಾದವನ್ನು ತೀಮಾರ್ಚನಕ್ಕಾಗಿ ರಿಜಿಸ್ಟ್ರಾರನಿಗೆ ಸಲ್ಲಿಸತಕ್ಕದ್ದಲ್ಲ ಮತ್ತು ಸಹಕಾರಿಯ ನಿಧಿಗಳಿಂದ ಯಾವುದೇ ಮೊಬಿಲಿಗನ್ನು ವೆಚ್ಚ ಮಾಡತಕ್ಕದ್ದಲ್ಲ. ಆದರೆ, ಚುನಾವಣೆಯಿಂದ ಭಾದಿತರಾದವರು ಚುನಾವಣಾ ತಕರಾರು ವಿವಾದವನ್ನು ತೀಮಾರ್ಚನಕ್ಕಾಗಿ ರಿಜಿಸ್ಟ್ರಾರನಿಗೆ ಸಲ್ಲಿಸಿದಲ್ಲಿ ಅದನ್ನು ಸಮರ್ಥಿಸಿಕೊಳ್ಳಲು ಸಹಕಾರಿಗೆ ಅವಕಾಶವಿರತಕ್ಕದ್ದು.

89. ರಹಸ್ಯಗಳನ್ನು ಕಾಷಾಡುವುದು

ಮಂಡಲಿಯ ಪ್ರತಿಯೊಬ್ಬಿ ಸದಸ್ಯನೂ ಮತ್ತು ಸಹಕಾರಿಯ ಪ್ರತಿಯೊಬ್ಬಿ ನೌಕರನೂ ಕರ್ತವ್ಯಕ್ಕೆ ವಾಜರಾಗುವ ಮೊದಲು ಮಂಡಲಿಯ ನಿಗದಿಪಡಿಸಿದ ನಮೂನೆಯಲ್ಲಿ ಸದಸ್ಯರೊಡನೆ ವ್ಯವಹರಿಸುವುದನ್ನು ಮತ್ತು ಸಂಬಂಧಪಟ್ಟ ಎಲ್ಲಾ ವಿಷಯಗಳನ್ನು ಗೌಪ್ಯವಾಗಿಡುವೆನೆಂದು ಫೋಷಣಾ ಪತ್ರವನ್ನು ಕೊಡತಕ್ಕದ್ದು. ಮತ್ತು ತನ್ನ ಕರ್ತವ್ಯ ನಿರ್ವಹಣೆ ಸಮಯದಲ್ಲಿ ತಿಳುವಳಿಕೆಗೆ ಬರುವಂತಹ ವಿಷಯಗಳನ್ನು ಬಹಿರಂಗಪಡಿಸತಕ್ಕದ್ದಲ್ಲ. ಮಂಡಲಿಯ ಅಥವಾ ಇತರೆ ಅಧಿಕಾರವುಳ್ಳವರು ಆಜ್ಞಾಪಿಸಿದಾಗ ಅಥವಾ ಉಪವಿಧಿಗಳಲ್ಲಿ ಅವಕಾಶವಿದ್ದಾಗ ಮತ್ತು ಅಂತಹ ಸದಸ್ಯನು ಮತ್ತು ಉದ್ದೋಖಿಯ ಅಂತಹ ವಿಷಯಗಳನ್ನು ತಿಳಿಸಬಹುದು.

90. ಸಾಮಾನ್ಯ ಮುದ್ದೆ

ಸಹಕಾರಿಯ ಒಂದು ಸಾಮಾನ್ಯ ಮುದ್ದೆಯನ್ನು ಹೊಂದಿರತಕ್ಕದ್ದು. ಮುದ್ದೆಯನ್ನು ಹಾಕಿರುವ ಪ್ರತಿ ದಾವಿಲೆಗೂ ಮುವ್ಯಿಕಾರ್ಯನಿರ್ವಾಹಕನು ರುಜು ಹಾಕಿರತಕ್ಕದ್ದು. ಮುದ್ದೆಯು ಮುವ್ಯಿಕಾರ್ಯನಿರ್ವಾಹಕನ ಅಥವಾ ಅವನಿಂದ ಅಧಿಕಾರ ಪಡೆದ ಅಧಿಕಾರಿಯ ಅಧಿಕಾರದಲ್ಲಿರತಕ್ಕದ್ದು.

91. ಉಪವಿಧಿಗಳಲ್ಲಿ ನಮೂದಿಸದಿರುವ ವಿಷಯಗಳು:

ಉಪವಿಧಿಗಳಲ್ಲಿ ನಮೂದಿಸದೆ ಇರುವ ಯಾವ ವಿಷಯವನ್ನಾದರೂ ಕಾಯ್ದೆ ಮತ್ತು ನಿಯಮಗಳಿಗೆ ಅನುಗುಣವಾಗಿ ತೀಮಾರ್ಚನಿಸತಕ್ಕದ್ದು. ಅಂಥ ವಿಷಯಗಳಿಗೆ ಅನ್ನಯವಾಗುವ ಉಪಬಂಧವು ಕಾಯ್ದೆ ಮತ್ತು ನಿಯಮಗಳಲ್ಲಿ ಇಲ್ಲಿದ್ದರೆ, ಅಂಥ ವಿಷಯವನ್ನು ತೀಮಾರ್ಚನಕ್ಕಾಗಿ ರಿಜಿಸ್ಟ್ರಾರನಿಗೆ ಕಳುಹಿಸತಕ್ಕದ್ದು. ಮತ್ತು ರಿಜಿಸ್ಟ್ರಾರನ ನಿರ್ದೇಶನದಂತೆ ಕ್ರಮ ತೆಗೆದುಕೊಳ್ಳತಕ್ಕದ್ದು.

92. ಇತರ ಸಹಕಾರಿ ಸಂಸ್ಥೆಗಳಲ್ಲಿ ಸದಸ್ಯತ್ವ:

ಸಹಕಾರಿಯು ಈ ಕೆಳಕಂಡ ಸಹಕಾರಿ ಸಂಸ್ಥೆಗಳಲ್ಲಿ ಸದಸ್ಯತ್ವವನ್ನು ಪಡೆಯಬಹುದು.

ಅ) ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ

ಆ) ಪಟ್ಟಣ ಸಹಕಾರ ಬ್ಯಾಂಕುಗಳ ಮತ್ತು ಪತ್ತಿನ ಸಹಕಾರ ಸಂಖಗಳ ರಾಷ್ಟ್ರೀಯ ಮಹಾಮಂಡಳ ನಿ..
ಯೊಸದಿಲ್ಲ.

ಇ) ಜಿಲ್ಲಾ ಸಹಕಾರ ಯೂನಿಯನ್


ಈ) ಸಹಕಾರ ಶಿಕ್ಷಣಕ್ಕೆ ಅನುಕೂಲಕರವಾದ ಉದ್ದೇಶವಳ್ಳಿ ಇತರೆ ಸಂಸ್ಥೆಗಳು.

ಪರಂತು, ಇತರೆ ಸಹಕಾರಿ ಸಂಸ್ಥೆಗಳಲ್ಲಿ ಸದಸ್ಯತ್ವ ಪಡೆದಲ್ಲಿ, ಸದಸ್ಯತ್ವಕ್ಕಾಗಿ ನೀಡಿದ ಮೊತ್ತವನ್ನು
ಮೂಡಿಕೆಯೆಂದು ಪರಿಗಣಿಸುವಂತಿಲ್ಲ. ಮತ್ತು ಪರಂತು, ಇನ್ನೊಂದು ಪ್ರಾಧಿಕಿಕ ಸಹಕಾರಿಯಲ್ಲಿ ಸದಸ್ಯತ್ವ
ಪಡೆಯುವಂತಿಲ್ಲ.

93. ಉಪವಿಧಿಗಳ ಪ್ರಕಾರ ಮುನ್ಹಾಚನೆ :

ಸದಸ್ಯರ ವಿಳಾಸಕ್ಕೆ ಸಹಕಾರಿಯು ಮುನ್ಹಾಚನೆ ಮತ್ತು ಇತರೆ ಎಲ್ಲಾ ಸೂಚನಾ ಪತ್ರಗಳನ್ನು
ಕಳುಹಿಸಿದ್ದರೆ ಅಥವಾ ಅಂಚೆ ಮೂಲಕ ಕಳುಹಿಸಿದ್ದರೆ ಅದಕ್ಕೆ ಸೂಕ್ತ ದಾಖಲೆಗಳು ಇದ್ದಲ್ಲಿ ಅಂತಹ ಪತ್ರಗಳು
ತಲುಪಿದೆ ಎಂದು ಭಾವಿಸತಕ್ಕದ್ದು. ವಿಳಾಸದಲ್ಲಿ ಬದಲಾವಣೆ ಏನಾದರೂ ಇದ್ದಲ್ಲಿ ಅಂತಹವರು ಕೂಡಲೇ
ಸಹಕಾರಿಗೆ ಲಿಖಿತವಾಗಿ ತಿಳಿಸುವುದು ಅವರ ಕರ್ತವ್ಯ.

94. ನಗದು ಶಿಲ್ಪನ ಮಿತಿ:


ಸಹಕಾರಿಯು ಪ್ರಧಾನ ಕಣ್ಣೇರಿ ಮತ್ತು ಶಾಖೆಗಳಲ್ಲಿ ಇಟ್ಟುಕೊಳ್ಳಬಹುದಾದ ನಗದು ಶಿಲ್ಪನ ಮಿತಿಯನ್ನು
ಮಂಡಳಿಯು ನಿರ್ದಿಷ್ಟಿಸತಕ್ಕದ್ದು. ನಗದು ಶಿಲ್ಪನ್ನು ಅಭಿರಕ್ಷಿಸುವ ಅಧಿಕಾರಿಯನ್ನು ನಿಶ್ಚಿತಗೊಳಿಸತಕ್ಕದ್ದು ಹಾಗೂ
ಆ ಮೊತ್ತಕ್ಕೂ ಸೂಕ್ತವೆಯನ್ನು ಹೊಂದಿರತಕ್ಕದ್ದು. ಆಯಾ ದಿನದ ಶಿಲ್ಪ ಜಮಾ ವಿಚುರ್ ದೃಢೀಕರಿಸುವ
ಅಧಿಕಾರ ಅಧ್ಯಕ್ಷರು/ಸಿಇಒ ಹೊಂದಿರತಕ್ಕದ್ದು.

95. ಸಹಕಾರಿಯ ಅಧಿಕಾರಿಗಳು ಸದಸ್ಯರ ಆಸ್ತಿಯನ್ನು ಕೊಳ್ಳಲು ನಿರ್ವಹಣೆ :

ಸಹಕಾರಿಗೆ ಬರಬೇಕಾದ ಬಾಕಿ ವಸೂಲಿಗಾಗಿ ಸುಸ್ತಿ ಸದಸ್ಯರ ಯಾವುದಾದರೂ ಆಸ್ತಿಯನ್ನು ವಿಕ್ರಯಕ್ಕೆ
ತಂದಲ್ಲಿ ಸಹಕಾರಿಯ ಯಾವುದೇ ಅಧಿಕಾರಿ ಅಥವಾ ಉದ್ಯೋಗಿಯು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ
ಅಂತಹ ಆಸ್ತಿಯನ್ನು ಕೊಳ್ಳಲಿಕ್ಕಾದರೂ.

96. ಅಮೂಲ್ಯ ದಾಖಲೆಗಳ ಸಂರಕ್ಷಣಾ ವಿಧಾನ :

ಮಂಡಳಿಯು ನಿರ್ದಿಷ್ಟಿಸಿರುವಂತೆ ತುರ್ತು ಪರಿಸ್ಥಿತಿಯಲ್ಲಿ ಸಹಕಾರಿಯ ಭದ್ರತೆಯಲ್ಲಿರುವ
ಯಾವುದೇ ಬೀಗದ ಕೆಳಗಿನ ಒಳಗೊಂಡಂತೆ ಇತರೆ ಸ್ವತ್ತು ಹಾಗೂ ದಸ್ತಾವೇಜುಗಳು ಮತ್ತು ಆಧಾರ
ಪತ್ರಗಳನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡತಕ್ಕದ್ದು.

97. ಕಾಯ್ದೆ. ನಿಯಮಗಳ ಮತ್ತು ಉಪವಿಧಿಗಳ ವ್ಯಾಖ್ಯಾನ :

ಕಾಯ್ದೆಯ, ನಿಯಮಗಳ ಅಥವಾ ಈ ಉಪವಿಧಿಗಳ ಯಾವುದೇ ಉಪಬಂಧದ ಅರ್ಥವಿವರಣೆ ಅಥವಾ ಅಧ್ಯೇತ್ಸುವಿಕೆಗೆ ಸಂಬಂಧಪಟ್ಟಂತೆ ಯಾವುದೇ ಸಂದೇಹ ಅಥವಾ ಸಂಶಯ ಉಂಟಾದಲ್ಲಿ, ಅದನ್ನು ಮಂಡಲಿಯ ರಿಜಿಸ್ಟ್ರಾರನ ಸಲಹೆ ಮತ್ತು ಅಭಿಪ್ರಾಯಕ್ಕಾಗಿ ಕಳುಹಿಸತಕ್ಕದ್ದು ಮತ್ತು ಅವನ ಅಭಿಪ್ರಾಯದಂತೆ ವರ್ತಿಸತಕ್ಕದ್ದು. ರಿಜಿಸ್ಟ್ರಾರನ ಅಭಿಪ್ರಾಯವು ಅಂತಿಮ ಎಂದು ಪರಿಗಣಿಸತಕ್ಕದ್ದು ಮತ್ತು ಸಂಬಂಧಪಟ್ಟವರಿಗೆ ಬಂಧಕವಾಗಿರತಕ್ಕದ್ದು.

ಕನಾರ್ಟಿಕ ಸೌಹಾದರ್ ಸಹಕಾರಿ ಅಧಿನಿಯಮದಲ್ಲಿ ಕನಾರ್ಟಿಕ ಸರ್ಕಾರವು ಹೊರಡಿಸಿರುವ ಆದೇಶ ಮತ್ತು ಚೂಲ್ಪಿಯತ್ತಿರುವ ನಿರ್ದೇಶನಗಳನ್ನು ಬಾಚೊ ತಪ್ಪದೆ ಕಡ್ಡಾಯವಾಗಿ ಅನುಸರಿಸತಕ್ಕದ್ದು.









ಸಹಕಾರಿಯ ಯಾವುದೇ ಉಪವಿಧಿಗಳ ಅವಕಾಶಗಳು ಕನಾರ್ಟಿಕ ಸೌಹಾದರ್ ಸಹಕಾರಿ ಕಾಯ್ದೆನಿಯಮಗಳುಂಟ್ರುವಡಿ ಅಧಿನಿಯಮ 2016) ಇವುಗಳಿಗೆ ಇರುವ ಅವಕಾಶಗಳಿಗೆ ವ್ಯತಿರಿಕ್ತವಾಗಿದ್ದರೆ ಅಥವಾ ಅಸಂಗತಪಾಗಿದ್ದರೆ ಅಂತಹವುಗಳು ಸದರಿ ಕಾಯಿದೆ ಮತ್ತು ನಿಯಮಗಳನ್ನು ನಿಂತುಮೋಗುತ್ತೇವೆ ಹಾಗೂ ಜಾರಿಸೊಳಿಸಲು ಬರುವುದಿಲ್ಲ.

ಕಾಲ-ಕಾಲಕ್ಕೆ ಸರ್ಕಾರವು ಹೊರಡಿಸುವ ಅಧಿಸೂಚನೆ/ ನಿರ್ದೇಶನಗಳನ್ನು ಮತ್ತು ಸಹಕಾರಿಗಳ ನಿಬಂಧಕರು ಹೊರಡಿಸುವ ಸುತ್ತೋಲೆ/ಮಾರ್ಗಸೂಚಿಗಳನ್ನು/ಸುತ್ತೋಲೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು. ಕಾಯ್ದೆ ನಿಯಮಗಳ ಅಥವಾ ಈ ಉಪವಿಧಿಗಳ ಯಾವುದೇ ಉಪಬಂಧನ ಅರ್ಥವಿವರಣೆ ಅಥವಾ ಅಧ್ಯೇತ್ಸುವಿಕೆಗೆ ಸಂಬಂಧಪಟ್ಟಂತೆ ಯಾವುದೇ ಸಂದೇಹ ಅಥವಾ ಸಂಶಯ ಉಂಟಾದಲ್ಲಿ, ಅದನ್ನು ಮಂಡಲಿಯ ರಿಜಿಸ್ಟ್ರಾರರ ಸಲಹೆ ಮತ್ತು ಅಭಿಪ್ರಾಯಕ್ಕಾಗಿ ಕಳುಹಿಸತಕ್ಕದ್ದು ಮತ್ತು ಅವರ ಅಭಿಪ್ರಾಯದಂತೆ ವರ್ತಿಸತಕ್ಕದ್ದು. ರಿಜಿಸ್ಟ್ರಾರರ ಅಭಿಪ್ರಾಯವು ಅಂತಿಮ ಎಂದು ಪರಿಗಣಿಸತಕ್ಕದ್ದು ಮತ್ತು ಸಂಬಂಧಪಟ್ಟವರಿಗೆ ಬಂಧಕವಾಗಿರತಕ್ಕದ್ದು.

ಕ್ರ.ಸಂ	ಹೆಸರು	ಪದನಾಮ	ಸಹಿ
1.	ಎಮ್.ಗಣೇಶ ಪ್ರೀ	ಮುಖ್ಯ ಪ್ರವರ್ತಕರು	M. Ganesh Pai
2.	ನಂಜಪ್ಪ ಬಿನ್ ಜಗದೀಶ್	ಪ್ರವರ್ತಕರು	T. Nambiraj
3.	ಉದ್ದಪ್ಪ ಮಗದುಮ್ಮೆ	ಪ್ರವರ್ತಕರು	C.
4.	ಶಶಿಕಲಾ.ಜಿ	ಪ್ರವರ್ತಕರು	Shashi Kala. G.
5.	ರಾಜಲಕ್ಷ್ಮಿ.ಎಸ್	ಪ್ರವರ್ತಕರು	S. Rajalakshmi
6.	ಸುಚಿತ್ರೆ ಪ್ರೀ	ಪ್ರವರ್ತಕರು	Suchitra. P.
7.	ಶ್ರೀಕಾಂತ್ ಭಟ್	ಪ್ರವರ್ತಕರು	K.

M. Ganesh Pai

ಸುಶಿಮಾ ಸೌಹಾದರ್ ಕ್ರೀಡಾ ಮೇ-ಆಪರೇಟರ್ ಸೊಸೈಟಿ ಲೀ.

8.	ಮನೋದೇವರ.ಎಸ್.ಹೆಚ್	ಪ್ರವರ್ತಕರು	
9.	ಸಂಗನಗೌಡ ಬಿಳಾದಾರ	ಪ್ರವರ್ತಕರು	
10.	ಹೇಮಂತ ಕುಮಾರ್.ಹೆಚ್	ಪ್ರವರ್ತಕರು	
11.	ವಿಶ್ವಜಿತ್.ಎಲ್	ಪ್ರವರ್ತಕರು	
12.	ಶ್ರೀನಾಥ್.ಬಿ.ಪಿ	ಪ್ರವರ್ತಕರು	
13.	ಬಿ.ಕೆ.ಅರ್ಜಿತ್	ಪ್ರವರ್ತಕರು	
14.	ಎಸ್.ಅಲ್ಲ್ಯಾನ್	ಪ್ರವರ್ತಕರು	
15.	ಹೆಚ್.ಎಮ್.ನವೀನ್ ಕುಮಾರ್	ಪ್ರವರ್ತಕರು	
16.	ಶಿವಪುಮಾರ್.ಕೆ	ಪ್ರವರ್ತಕರು	
17.	ಸುಜಿತ್ ರ್ಯೆ	ಪ್ರವರ್ತಕರು	
18.	ಅನಿಲ್ ಕುಮಾರ್.ಎಮ್	ಪ್ರವರ್ತಕರು	
19.	ಅಜಿತ್ ಎನ್	ಪ್ರವರ್ತಕರು	
20.	ಹೆಚ್.ನರಸಿಂಹ	ಪ್ರವರ್ತಕರು	

ಕುಟುಂಬ ಪಾತ್ರ: RCS/RER/ನಿರ್ವಹಣೆ/ನಿರ್ವಹಣೆ/55/
6061/ರಾಷ್ಟ್ರೀಯ-23 ನಿರ್ದಿಷ್ಟ: 17-10-2022 ದಿನ/ ನಾಲ್ಕು ವರ್ಷ
ಯೋಧರ್ಗ್ರಾ-ನಿರ್ಧೀ: 01 000 97 ಸಂಖ್ಯೆ ಹೋಮ್‌ಫೋನ್.

ಸಹಕಾರ ಸಂಪನ್ಮೂಲ ನಿರ್ಬಂಧ
ಕ್ಷಣಾಂವಯ ರಾಜ್ಯ, ಬೆಂಗಳೂರು